ಹುಬ್ಬಳ್ಳಿ
ಮಂಗಳವಾರ, 2 ಜೂನ್ 2026
ಸಂಪುಟ 16, ಸಂಚಿಕೆ 69, ಪುಟಗಳು 12
■ ಹುಬ್ಬಳ್ಳಿ ■ ಬೆಂಗಳೂರು ■ ಮಂಗಳೂರು ■ ಶಿವಮೊಗ್ಗ ₹5
RNI No.KARKAN/ 2011/64413
hosadigantha.com
epaper.hosadigantha.com
Hosadigantha Digital

ರಾಷ್ಟ್ರ ಜಾಗೃತಿಯ ದೈನಿಕ

ಹೊಸ ದಿಗಂತ

ಲೋಕಹಿತಂ ಮಮ ಕರಣೀಯಂ



ಎರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು | 02
₹1.94 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ | 02
ಭಾರತದ ಹಿತಾಸಕ್ತಿಗಳ ರಕ್ಷಣೆಗೆ ಬದ್ಧ | 02

ಶುಭ ದಿನ

ಕಲಿಯುಗಾಬ್ಧ 5128, ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಅಧಿಕ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ತಿಥಿ: ಬಿದಿಗೆ, ನಕ್ಷತ್ರ: ಮೂಲ

ದಿನದ ಮಾತು

ದುಷ್ಟರೊಂದಿಗೆ ಮಾಡಿಕೊಳ್ಳುವ ಸ್ನೇಹ ಪೂರ್ವಾಹ್ನದ ನೆರಳಿನ ಹಾಗೆ ಕುಗ್ಗುತ್ತದೆ. ಸಜ್ಜನರ ಸ್ನೇಹ ಅಪರಾಹ್ನದ ನೆರಳಿನ ಹಾಗೆ ಬೆಳೆಯುತ್ತದೆ.
▲ ನೀತಿ ಮಂಜರಿ

ಯುದ್ಧದ ತೊಂಬತ್ತು ದಿನಗಳಲ್ಲಿ ನಾವು ಸಾಧಿಸಿದ್ದೇನು?

ರಾಘವಾಂಕಣ
• ರಾಘವೇಂದ್ರ ಸುಬ್ರಹ್ಮಣ್ಯ

• ಪುಟ ೬

ಕಿರುಸುದ್ದಿ

ಆರು ಜನರ ಬರ್ಬರ ಹತ್ಯೆ 12 ಆರೋಪಿಗಳ ಸೆರೆ

• **ವಿಜಯಪುರ:** ಜಿಲ್ಲೆಯಲ್ಲಿ ಆತಂಕ ಮೂಡಿಸಿದ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 6 ಜನರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಮಾಸಿದ್ಧ ಶ್ರೀಮಂತ ಬಿರಾದಾರ (44), ಮಹೇಶ ಲಕ್ಷ್ಮಣ ಬಿರಾದಾರ (22), ರಾಜಕುಮಾರ ಸಿದ್ಧರಾಮ ಕೋಳಿ (28), ರಾಜು ಚಂದ್ರಕಾಂತ ಉಗಾರ (20), ಯಲ್ಲಪ್ಪ ಮಹಾದೇವ ಅರಕೇರಿ (25), ಕಲ್ಲನಗೌಡ ಈಶ್ವರಗೌಡ ಪಾಟೀಲ (65), ಲಾಯಪ್ಪ ನೇನಪ್ಪ ಬಿರಾದಾರ (65), ಸುಭಾಷ ಮಾಸಿದ್ಧ ಬಿರಾದಾರ (21), ರೇವಸಾಬ ಅವಧೂತ ಬಿರಾದಾರ (20), ಗಜಾನಂದ ಭೂತಾಳೆ ಬಿರಾದಾರ (20), ಮಲಕಾರಿ ಹನುಮಂತ ಕೋಳಿ (18), ಸಂಜು ಮಹಾದೇವ ಅರಕೇರಿ (31) ಬಂಧಿತ ಆರೋಪಿಗಳು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಖ್ಯಾತ ಗಾಯಕಿ ಸುಮನ್ ಕಲ್ಯಾಣಪುರ್ ಇನ್ನಿಲ್ಲ



• **ಮುಂಬೈ:** ಭಾರತೀಯ ಚಿತ್ರರಂಗದ ಸುವರ್ಣಯುಗದ ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತ ಸುಮನ್ ಕಲ್ಯಾಣಪುರ್ ಅವರ ಅಂತ್ಯಕ್ರಿಯೆ ಸೋಮವಾರ ಮುಂಬೈನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. 89 ವರ್ಷದ ಸುಮನ್ ಕಲ್ಯಾಣಪುರ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾಗಿದ್ದರು.

• ಪುಟ ೩

ಅಮೆರಿಕ ಜತೆ ವ್ಯಾಪಾರ ಒಪ್ಪಂದ ಅಂತಿಮ ಹಂತ

• ಪುಟ ೭

ಉಗ್ರ ಜಾಲಕ್ಕೆ ಯುವಕರ ಸೆಳೆತ

• ಪುಟ ೭




ಚಿನ್ನ ಕೇವಲ ಲೋಹವಲ್ಲ

• ಪುಟ ೭

ಸುದ್ದಿ ಸಮಗ್ರ

ಸಾಧ್ಯವಾಗದ ವರಿಷ್ಠರ ಭೇಟಿ | ಹೈಕಮಾಂಡ್ ಎದುರು ಸಚಿವರ ಸಿದ್ಧಪಟ್ಟಿ ಮಂಡನೆ | ದಿಲ್ಲಿಯಲ್ಲೇ ಉಳಿದ ಡಿಕೆಶಿ, ಸಿದ್ದರಾಮಯ್ಯ

ಇಂದು ಸಂಪುಟ ಚರ್ಚೆ



- ಇಂದು ಅಥವಾ ನಾಳೆ ದಿಲ್ಲಿಯಿಂದ ವಾಪಸ್
- ಸಚಿವ ಸ್ಥಾನಕ್ಕಾಗಿ ಮುಂದುವರಿದ ಲಾಬಿ
- ರಾಜ್ಯದ ಹಲವು ಕಾಂಗ್ರೆಸ್ ನಾಯಕರು ದಿಲ್ಲಿಯಲ್ಲೇ ಠಿಕಾಣಿ
- ನಾಳೆ ಪ್ರಮಾಣವಚನ ಕಾರ್ಯಕ್ರಮ ಹಿನ್ನೆಲೆ ಇಂದೇ ಸಚಿವರ ಪಟ್ಟಿ ಅಂತಿಮ ಸಾಧ್ಯತೆ

• **ಹೊಸದಿಲ್ಲಿ:** ಮೊದಲ ಹಂತದ ಸಚಿವ ಸಂಪುಟದಲ್ಲಿ ಯಾರನ್ನು ಪರಿಗಣಿಸಬೇಕೆಂಬುದರ ಕುರಿತು ಚರ್ಚಿಸಲು ದಿಲ್ಲಿಗೆ ತೆರಳಿರುವ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷದ ವರಿಷ್ಠರ ಭೇಟಿ ಲಭ್ಯವಾಗದ ಕಾರಣ ಚರ್ಚೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.

ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಸಚಿವರ ಪಟ್ಟಿ ನೀಡಿದ್ದು, ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಪಡೆಯಲಿದ್ದಾರೆ.

ದಿಲ್ಲಿಯಲ್ಲೇ ಉಳಿದಿರುವ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮಂಗಳವಾರ ಸಚಿವ ಸ್ಥಾನದ ಹೆಸರುಗಳನ್ನು ಹೈಕಮಾಂಡ್ ಎದುರು ಪ್ರಸ್ತಾಪಿಸಿ ಚರ್ಚೆ ನಡೆಸಲಿದ್ದು, ಈಗ ಸಿದ್ಧವಾಗಿರುವ ಪಟ್ಟಿಯಲ್ಲಿ ಒಂದೆರಡು ಹೆಸರು ಹೊರತುಪಡಿಸಿ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಬುಧವಾರವೇ ಪ್ರಮಾಣವಚನ ಸಮಾರಂಭ ಕಾರ್ಯಕ್ರಮ ನಿಗದಿಯಾಗಿರುವುದರಿಂದ ಸಚಿವರ ಪಟ್ಟಿ ಮಂಗಳವಾರ ಬಹುತೇಕ ಅಂತಿಮಗೊಳ್ಳಲಿದ್ದು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಂಗಳವಾರ ಅಥವಾ ಬುಧವಾರ ಬೆಳಗ್ಗೆ ದಿಲ್ಲಿಯಿಂದ ಆಗಮಿಸಲಿದ್ದಾರೆ.

ಲಾಬಿ ಜೋರು

ಮೊದಲ ಹಂತ ಹಾಗೂ ಕೊನೆಯ ಹಂತದಲ್ಲಿ ಸಂಪುಟದಲ್ಲಿ ಸ್ಥಾನ ಕೈತಪ್ಪುವ ಆತಂಕ ಇರುವ ನಾಯಕರು ದಿಲ್ಲಿಗೆ ದೌಡಾಯಿಸಿದ್ದಾರೆ. ಇದರ ನಡುವೆ ಹೊಸದಾಗಿ ಸಂಪುಟದಲ್ಲಿ ಸೇರ್ಪಡೆಯಾಗಲು ಯತ್ನಿಸುತ್ತಿರುವ ನಾಯಕರು ಕೂಡ ದಿಲ್ಲಿಗೆ ತೆರಳಿ ಲಾಬಿ ಆರಂಭಿಸಿದ್ದಾರೆ. ಇದರ ನಡುವೆ ಡಿಸಿಎಂ ಸ್ಥಾನಕ್ಕೂ ಪ್ರಯತ್ನ ನಡೆದಿದ್ದು, ಹಿರಿಯ ನಾಯಕರು ನಮ್ಮನ್ನು ಪರಿಗಣಿಸಿ ಎಂದು ಹೈಕಮಾಂಡ್‌ಗೆ ದುಂಬಾಲು ಬಿದ್ದಿದ್ದಾರೆ.

ಜಮೀರ್ ಅಹ್ಮದ್ ಖಾನ್ ಆಡಿಯೋ ವೈರಲ್?

• **ಬೆಂಗಳೂರು/ದಾವಣಗೆರೆ:** ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋವೊಂದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇದು ಎಐ ತಂತ್ರಜ್ಞಾನದಿಂದ ಸೃಷ್ಟಿಯಾದ ನಕಲಿ ಆಡಿಯೋ ಎಂದು ಜಮೀರ್ ಸ್ಪಷ್ಟನೆ ನೀಡಿದರೆ, ದಾವಣಗೆರೆ ಶಾಸಕ ಸಮರ್ಥ ಶಾಮನೂರು ಹೈಕಮಾಂಡ್ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ದಾವಣಗೆರೆ ಉಪ ಚುನಾವಣೆಯಲ್ಲಿ ಮಾತನಾಡಿ ದ್ದಾರೆ ಎನ್ನಲಾದ ಸುಮಾರು 3 ನಿಮಿಷ 51 ಸೆಕೆಂಡ್ ಅವಧಿಯ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆಗಿದೆ. ಇದರಲ್ಲಿ ಜಮೀರ್ ಅಹಮದ್ ಅವರು ತಮ್ಮ ಆಪ್ತ ಮೊಹಮ್ಮದ್ ಸಿರಾಜ್ ಎಂಬುವರ ಜತೆ ಮಾತನಾಡಿದ್ದಾರೆ ಎನ್ನಲಾಗಿದೆ. ಆಡಿಯೋದಲ್ಲಿ ಬಹಳಷ್ಟು ವಾರ್ಡ್‌ಗಳಲ್ಲಿ ಎಸ್‌ಡಿಪಿಐ (ಕುಕ್ಕರ್ ಗುರುತು) ಹವಾ ಇದೆ. ಒತ್ತಾಯಪೂರ್ವಕವಾಗಿ ಯಾರಿಗೂ ಕಾಂಗ್ರೆಸ್‌ಗೆ ವೋಟ್ ಹಾಕಲು ಕರೆಯಬೇಡಿ. ಸಾದಿಕ್ ಪೈಲ್ವಾನ್ ವಾರ್ಡ್‌ನಲ್ಲಿ ಕಾಂಗ್ರೆಸ್‌ಗೆ ಮೈನಸ್ ಆಗಬೇಕು. ಮನೆಯಿಂದ ಹೊರಬಂದವರಿಗೆ ಎಸ್‌ಡಿಪಿಐ ಅಥವಾ ಪಕ್ಷೇತರರಿಗೆ ಮತ ಹಾಕುವಂತೆ ಹೇಳಿ ಎಂಬ ಅಂಶಗಳಿವೆ. ಇದು ಸ್ವಪಕ್ಷದ ಅಭ್ಯರ್ಥಿಗಳಿಗೇ ಹಿನ್ನಡೆ ಉಂಟುಮಾಡುವ ಷಡ್ಯಂತ್ರ ಎಂಬ ಆರೋಪಕ್ಕೆ ಕಾರಣವಾಗಿದೆ.

ಇದು ಎಐ ಸೃಷ್ಟಿಸಿದ ನಕಲಿ ಆಡಿಯೋ: ಜಮೀರ್ ಸ್ಪಷ್ಟನೆ



ಈ ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಜಮೀರ್ ಅಹಮದ್ ಖಾನ್, ವೈರಲ್ ಆಗಿರುವ ಆಡಿಯೋ ಸಂಪೂರ್ಣ ನಕಲಿ. ಇತ್ತೀಚಿನ ಎಐ ತಂತ್ರಜ್ಞಾನ ಬಳಸಿ ಕಿಡಿಗೇಡಿಗಳು ನನ್ನ ಧ್ವನಿಯನ್ನು ಅನುಕರಿಸಿ ಈ ರೀತಿ ಮಾಡಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರವಾಗಿದ್ದು, ಗೊಂದಲ ಸೃಷ್ಟಿಸಲು ಈ ರೀತಿ ಮಾಡಲಾಗಿದೆ. ಇದರ ಬಗ್ಗೆ ಸೈಬರ್ ಠಾಣೆಗೆ ದೂರು ನೀಡುತ್ತೇನೆ. ಯಾವ ತನಿಖೆಗಾದರೂ ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.

ಸತ್ಯ ಹೇಗೆ ಷಡ್ಯಂತ್ರ ಆಗುತ್ತದೆ? ಸಮರ್ಥ ಶಾಮನೂರು ಪ್ರಶ್ನೆ

• ಪುಟ ೪

ಮಮತಾ ಅವಧಿಯ ಯೋಜನೆಯಲ್ಲಿ 30 ಲಕ್ಷ ನಕಲಿ ಖಾತೆ | ತನಿಖೆಗೆ ಆದೇಶ

ಪುರುಷರ ಖಾತೆಗಳಿಗೂ ಲಕ್ಷ್ಮೀ ಭಂಡಾರ್ ಹಣ!





- ಕೆಲ ಪುರುಷ ಫಲಾನುಭವಿಗಳ ಬಂಧನ
- ತನಿಖೆಗೆ ವಿಶೇಷ ತಂಡ ರಚನೆ
- ಹಣ ವರ್ಗಾವಣೆ ಬಗ್ಗೆಯೂ ತನಿಖೆ
- ಮಹಿಳೆಯರ ಖಾತೆಗೆ ನಾಳೆ ಅನ್ನಪೂರ್ಣ ಭಂಡಾರ್ ಹಣ

• **ಕೋಲ್ಕತ್ತ:** ಪಶ್ಚಿಮ ಬಂಗಾಳದಲ್ಲಿ ಹಿಂದಿನ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ಮಹಿಳಾ ನಗದು ವರ್ಗಾವಣೆ ಯೋಜನೆಯಾದ 'ಲಕ್ಷ್ಮೀ ಭಂಡಾರ್'ನ ಹಿಂದೆ ಭಾರೀ ಅಕ್ರಮಗಳು ಬಯಲಿಗೆ ಬಂದಿದ್ದು, ಯೋಜನೆಯಲ್ಲಿ ಲಕ್ಷಾಂತರ ನಕಲಿ ಖಾತೆಗಳು ಕಂಡುಬಂದಿದ್ದು, ಮಹಿಳೆಯರ ಹೆಸರಿನಲ್ಲಿ ಪುರುಷರು ಈ ನಕಲಿ ಖಾತೆಗಳ ಮೂಲಕ ಹಣ ಪಡೆಯುತ್ತಿದ್ದುದು ಬೆಳಕಿಗೆ ಬಂದಿದೆ. ಇದೀಗ ನಕಲಿ ಖಾತೆಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ರಾಜ್ಯ ಡಿಜಿಪಿಗೆ ಅಲ್ಲಿನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೋಮವಾರ ಸೂಚಿಸಿದ್ದಾರೆ.



ಬಂಗಾಳದ ರಾಜ್ಯ ಸಚಿವಾಲಯದ ನಬನ್ನಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸುವೇಂದು ಅಧಿಕಾರಿ, ಅಕ್ರಮ ನಗದು ವರ್ಗಾವಣೆಯನ್ನು ಒಳಗೊಂಡಿರುವುದರಿಂದ ಈ ವಿಷಯದ ಬಗ್ಗೆ ಹಣ ವರ್ಗಾವಣೆ ತನಿಖೆಯನ್ನು ಸಹ ನಡೆಸಲಾಗುವುದು ಎಂದು ಹೇಳಿದರು.

ಮಮತಾ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗಾಗಿ ಇದ್ದ ಈ ಯೋಜನೆಯಲ್ಲಿ ಪುರುಷರು ಹಣಕಾಸು ನೆರವು ಪಡೆದುಕೊಂಡಿರುವುದು ಕಂಡುಬಂದಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸುಮಾರು 30 ಲಕ್ಷ ಲಕ್ಷ್ಮೀ ಭಂಡಾರ್ ಖಾತೆಗಳು ನಕಲಿಯಾಗಿವೆ. ಈ ವಿಷಯದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ನಾನು ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ಕೇಳಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.

➡ ಪುಟ ೪

ಮನೆಗೆಲಸದ ಕಲಿತಾ ಮಾಝಿ ಈಗ ಸಚಿವೆ!

• **ಕೋಲ್ಕತ್ತಾ:** ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸಚಿವ ಸಂಪುಟ ವಿಸ್ತರಣೆ ನಡೆಸಿದ್ದು, ಒಟ್ಟು 35 ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ ತಿಂಗಳಿಗೆ ಕೇವಲ 3,000 ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಸೋಮವಾರ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದ ಅವರು ಬಡತನವನ್ನು ಮೆಟ್ಟಿ ನಿಂತು ಶಾಸಕಿಯಾಗಿದ್ದು, ಇದೀಗ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.



➡ ಪುಟ ೪

ಸರ್ಕಾರಿ ಶಾಲಾ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು

ವಿದ್ಯಾರ್ಥಿಗಳಿಗೆ ಡಿಕೆಶಿ ಶುಭ ಹಾರೈಕೆ

• **ಬೆಂಗಳೂರು:** ಸೋಮವಾರ(ಜೂ.1)ದಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾರೈಸಿದ್ದಾರೆ.



ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ಜ್ಞಾನದ ಭಂಡಾರ ಇಡೀ ವಿಶ್ವವನ್ನೇ ಆಕರ್ಷಿಸುತ್ತಿದೆ. ಜಗತ್ತಿನ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ನಮ್ಮ ವಿದ್ಯಾರ್ಥಿಗಳು ಓದಿ ಅನೇಕ ಸಾಧನೆ ಮಾಡಿದ್ದಾರೆ ಎಂದರು.

➡ ಪುಟ ೪

ರಾಜ್ಯಾದ್ಯಂತ ಶಾಲೆಗಳು ಪುನರಾರಂಭ



ಸರ್ಕಾರದ ಕೇಸ್ ವಾಪಸ್ ನಿರ್ಧಾರಕ್ಕೆ ಬಿವೈವಿ ಆಕ್ರೋಶ

ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ

• **ಕಲಬುರಗಿ:** 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಹಿಂದು ಕಾರ್ಯಕರ್ತರ ಮೇಲಿನ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳನ್ನು ವಾಪಸ್ ಪಡೆಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರವಸೆ ನೀಡಿದರು.

2022ರಲ್ಲಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರ ಮೇಲಿನ ಕೇಸ್ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ನೇತೃತ್ವ ವಹಿಸಿ ಅವರು ಮಾತನಾಡಿದರು.

ಈ ಮಾತು ಕೇವಲ ಚಪ್ಪಾಳೆಗಾಗಿ ಹೇಳ್ತಾ ಇಲ್ಲ, ರಾಜ್ಯದ ಹಿಂದು ಕಾರ್ಯಕರ್ತರ ಭಾವನೆ ಅರಿತಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಹಿಂದು ಕಾರ್ಯಕರ್ತರ ಅಪಮಾನ ಸಹಿಸುವುದಿಲ್ಲ.

➡ ಪುಟ ೪



ಹಾರ್ಮುಜ್ ಸಂಪೂರ್ಣ ಬಂದ್

• **ವಾಷಿಂಗ್ಟನ್/ಟೆಹ್ರಾನ್:** ಅಮೆರಿಕದೊಂದಿಗೆ ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಎಲ್ಲಾ ಸಂದೇಶ ವಿನಿಮಯ ಮತ್ತು ಮಾತುಕತೆಗಳನ್ನು ಸ್ಥಗಿತಗೊಳಿಸುವುದಾಗಿ ಇರಾನ್ ಘೋಷಿಸಿದೆ. ಜತೆಗೆ, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಅಮೆರಿಕ ಜತೆಗಿನ ಶಾಂತಿ ಮಾತುಕತೆ ಸ್ಥಗಿತ: ಇರಾನ್ ಘೋಷಣೆ

ಇರಾನ್ ಬೆಂಬಲಿತ ಸುದ್ದಿ ಸಂಸ್ಥೆ ತಸ್ನೀಮ್ ವರದಿ ಪ್ರಕಾರ, ಲೆಬನಾನ್ ಮತ್ತು ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಹಾಗೂ ಯುದ್ಧ ವಿರಾಮ ಉಲ್ಲಂಘನೆಗಳಿಗೆ ಪ್ರತಿಯಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಸ್ರೇಲ್ ಲೆಬನಾನ್‌ನ ಆಕ್ರಮಿತ ಪ್ರದೇಶಗಳಿಂದ ಸಂಪೂರ್ಣ ಹಿಂತೆಗೆದುಕೊಳ್ಳುವವರೆಗೆ ಮತ್ತು ದಾಳಿಗಳನ್ನು ನಿಲ್ಲಿಸುವವರೆಗೆ ಯಾವುದೇ ಸಂವಾದ ನಡೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

➡ ಪುಟ ೪

ನೆಫ್ರೋ ಯುರಾಲಜಿಯಲ್ಲಿ ರೊಬೋಟಿಕ್ ಬಳಕೆ

4 ತಿಂಗಳಲ್ಲಿ 2,511 ಶಸ್ತ್ರಚಿಕಿತ್ಸೆ

▶ ನಂದಿನಿ ಎನ್.

ದಿಗಂತ ವಿಶೇಷ

• **ಬೆಂಗಳೂರು:** ರಾಜ್ಯದಲ್ಲಿ ಮೂತ್ರಪಿಂಡ ಮತ್ತು ಮೂತ್ರಕೋಶ ಸಂಬಂಧಿ ಕಾಯಿಲೆಗಳ ಪ್ರಮಾಣ ಹೆಚ್ಚುತ್ತಿರುವ ನಡುವೆಯೇ ನಗರದ ನೆಫ್ರೋ ಯುರಾಲಜಿ ಸಂಸ್ಥೆ ಸಾವಿರಾರು ರೋಗಿಗಳಿಗೆ ಜೀವದಾನ ನೀಡುವ ಕೇಂದ್ರವಾಗಿ ಹೊರಹೊಮ್ಮಿದೆ. ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಸಂಸ್ಥೆಯು 2,511 ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಈ ಶಸ್ತ್ರಗಳ ಪೈಕಿ 771 ಪ್ರಮುಖ, 1,740 ಸಣ್ಣ ಶಸ್ತ್ರಚಿಕಿತ್ಸೆಗಳು ಸೇರಿವೆ. ಜತೆಗೆ ಅತ್ಯಾಧುನಿಕ ರೊಬೋಟಿಕ್ ತಂತ್ರಜ್ಞಾನ ಬಳಸಿ, 10 ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸುವುದು ಸಂಸ್ಥೆಯ ವೈದ್ಯಕೀಯ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. 2007ರಲ್ಲಿ ಆರಂಭವಾದ ನೆಫ್ರೋ ಯುರಾಲಜಿ ಸಂಸ್ಥೆ ಇಂದು ರಾಜ್ಯದ ಪ್ರಮುಖ ಕಿಡ್ನಿ ಆರೈಕೆ ಕೇಂದ್ರವಾಗಿ ಬೆಳೆದಿದೆ. ಮೂತ್ರಪಿಂಡ ಕಸಿ, ಡಯಾಲಿಸಿಸ್, ಮೂತ್ರಕೋಶ, ಮೂತ್ರನಾಳದ ವಿವಿಧ ಕಾಯಿಲೆಗಳ ಚಿಕಿತ್ಸೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೋಗಿಗಳು ಇಲ್ಲಿ ಆಗಮಿಸುತ್ತಿದ್ದು, ಪ್ರಸ್ತುತ 160 ಹಾಸಿಗೆಗಳ ಸೌಲಭ್ಯ ಹೊಂದಿರುವ ಆಸ್ಪತ್ರೆಗಳಲ್ಲಿ 20 ಡಯಾಲಿಸಿಸ್ ಘಟಕ ಕಾರ್ಯನಿರ್ವಹಿಸುತ್ತಿವೆ.

➡ ಪುಟ ೪



ಚಿಕಿತ್ಸೆ ಪಡೆದ ರೋಗಿಗಳ ಸಂಖ್ಯೆ

ವರ್ಷ	ಹೊರರೋಗಿಗಳು	ಒಳರೋಗಿಗಳು
2021	59,872	6,937
2022	91,470	7,773
2023	1,08,054	7,589
2024	1,08,503	7,373
2025	1,06,101	6,345
2026 ಏಪ್ರಿಲ್	36,418	2,078

ಉದ್ಘಾಟನೆಗೆ ಸಜ್ಜಾಗುತ್ತಿರುವ ನೂತನ ಕಟ್ಟಡ

• ಪುಟ ೪

ಹಿಂದು ಧರ್ಮ ಸ್ವೀಕರಿಸಿದ ಮುಸ್ಲಿಂ ಯುವಕ

• **ಭೋಪಾಲ್:** ಸನಾತನದ ಧರ್ಮದ ಶ್ರೇಷ್ಠತೆ ಮತ್ತು ಪರಂಪರೆಗೆ ಎಷ್ಟು ಮೌಲ್ಯವಿದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬ ಸನಾತನ ಹಿಂದು ಧರ್ಮ ಸ್ವೀಕರಿಸಿ ಸನಾತನಿಯಾಗಿ ಬದಲಾಗಿದ್ದಾನೆ. ಬಕ್ರೀದ್ ವೇಳೆ ಪ್ರಾಣಿ ಬಲಿ ಅಭ್ಯಾಸದ ಬಗ್ಗೆ ತನಗಿದ್ದ ದೀರ್ಘಕಾಲದ ಅಸಮಾಧಾನದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆತ ಹೇಳಿದ್ದಾನೆ. ಖಿರ್ಕಿಯಾದ ನಿವಾಸಿಯಾಗಿದ್ದ ಹಿಂದೆ ಬಿಲಾಲ್, ಪ್ರಸಿದ್ಧ ಮಹಾದೇವಗಢ ದೇವಾಲಯದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಔಪಚಾರಿಕವಾಗಿ ಹಿಂದು ಧರ್ಮ ಸ್ವೀಕರಿಸಿದ್ದಾನೆ. ಬಳಿಕ ಆತ ತನ್ನ ಹೆಸರನ್ನು ವಿಶಾಲ್ ಎಂದು ಬದಲಾಯಿಸಿಕೊಂಡಿದ್ದಾನೆ.

• ವಿವರ ಪುಟ ೭

ಬೆಳ್ಳಿ ಬಂಗಾರ (ಬೆಂಗಳೂರು) ಬೆಳ್ಳಿ: 2,80,000(2,75,000) ಅಪರಂಜಿ ಚಿನ್ನ: 1,56,220(1,56,060) ಆಭರಣ ಚಿನ್ನ: 1,43,200(1,43,050) ಚಿನ್ನ 10 ಗ್ರಾಂ.ಗೆ, ಬೆಳ್ಳಿ 1 ಕೆ.ಜಿಗೆ, ರೂ.ಗಳಲ್ಲಿ, (ಆವರಣದಲ್ಲಿ ಹಿಂದಿನ ದಿನದ ದರ)

ಷೇರು ಸೂಚ್ಯಂಕ ಬಿಎಸ್‌ಇ 74,267 (508↓) ಎನ್‌ಎಸ್‌ಇ 23,382 (165↓)

$1 = ₹95.01

ಕಿರುಸುದ್ದಿ

ಇಂದು ವಿದ್ಯುತ್ ವ್ಯತ್ಯಯ

ಕಾರವಾರ: ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬ ಅಳವಡಿಕೆ ಮತ್ತು ಲೈನ್ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ.2ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೈತಕೋಲ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಕಾರವಾರ ಕಾರ್ಯ ಮತ್ತು ಪಾಲನಾ ವಿಭಾಗದ ಸಹಾಯಕ ಇಂಜಿನೀಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕಾರ



ಸಿದ್ದಾಪುರ: ತಾಲೂಕಿನ ಹಲಗೇರಿ ಗ್ರಾಮದ ರಾಜೇಶ್ವರಿ ನಾರಾಯಣ ಹೆಗಡೆ ಅವರು ಬೆಂಗಳೂರು ಉಚ್ಚನ್ಯಾಯಾಲಯದ ನ್ಯಾಯಾಧೀಶರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದರು.ಬೆಂಗಳೂರು ಹೈಕೋರ್ಟಿನ ಸಭಾಂಗಣದಲ್ಲಿ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜೇಶ್ವರಿ ಹೆಗಡೆಯವರು ನ್ಯಾಯಾಂಗ ಕ್ಷೇತ್ರದಲ್ಲಿ ತಾವು ನಡೆದುಬಂದ ದಾರಿಯನ್ನು ಸ್ಮರಿಸಿಕೊಂಡು ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಲೆದರ್ ಬಾಲ್ ಕ್ರಿಕೆಟ್: ಸಮಾರೋಪ ಸಮಾರಂಭ



ಮುಂಡಗೋಡ : ನಗರದ ಚಾಣಕ್ಯ ಕ್ರೀಡಾ, ಸಾಂಸ್ಕೃತಿಕ ಮತ್ತು ವಿವಿಧೋದ್ದೇಶಗಳ ಸಂಘ ಮುಂಡಗೋಡ ಹಾಗೂ ಮುಂಡಗೋಡ ಕ್ರಿಕೆಟ್ ಅಕಾಡೆಮಿ ಇವರ ವತಿಯಿಂದ ತಾಲೂಕು ಕ್ರೀಡಾಂಗಣ ಮುಂಡಗೋಡದಲ್ಲಿ ಹಮ್ಮಿಕೊಂಡಿದ್ದ 50 ದಿನಗಳ ಲೆದರ್ ಬಾಲ್ ಕ್ರಿಕೆಟ್ ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಸೋಮವಾರ ನಡೆಯಿತು.

ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಸರ್ಟಿಫಿಕೇಟ್‌ಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ತಾಲೂಕಿನ ಹಿರಿಯ ಪತ್ರಕರ್ತರಾದ ಶಾಂತೇಶ್ ಬೆನಕನಕೊಪ್ಪ ಅವರು ಜೀವನದಲ್ಲಿ ಕ್ರೀಡೆ ಮಹತ್ವದ ಪಾತ್ರವಹಿಸುತ್ತದೆ. ಪಾಠದ ಜೊತೆಗೆ ಆಟಕ್ಕೂ ಪ್ರಾಶಸ್ತ್ಯ ನೀಡಬೇಕು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.ಚಾಣಕ್ಯ ಕ್ರೀಡಾ ಸಾಂಸ್ಕೃತಿಕ ಮತ್ತು ವಿವಿಧೋದ್ದೇಶಗಳ ಸಂಘ ಅಧ್ಯಕ್ಷರಾದ ಶಿವರಾಜ್ ಶಿರಾಲಿ ಸೇರಿದಂತೆ ಪೋಷಕರು ಉಪಸ್ತಿತರಿದ್ದರು.

ಎಪಿಎಂಸಿ ಕೃಷಿ ಧಾರಣೆ

ಶಿರಸಿ	ಕನಿಷ್ಠ	ಗರಿಷ್ಠ
ಕಾಳುಮೆಣಸು	60699	68899
ಬಿಳಿಗೋಟು	23299	34800
ಕೆಂಪುಗೋಟು	25009	37199
ಬೆಟ್ಟೆ	40000	49199
ರಾಶಿ	50599	53100
ಚಾಲಿ	44015	47691
ಬಿ.ಕಾಳುಮೆಣಸು	88399	88399

ಯಲ್ಲಾಪುರ	ಕನಿಷ್ಠ	ಗರಿಷ್ಠ
ರಾಶಿ	48819	54399
ಬೆಟ್ಟೆ	37700	47900
ಕೆಂಪುಗೋಟು	23000	36799
ಬಿಳಿಗೋಟು	16000	34899
ಚಾಲಿ	37009	47340
ಕೋಕಾ	15900	29499
ಕಾಳುಮೆಣಸು	58555	66000



ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ಲಕ್ಷ್ಮೀನಾರಾಯಣ ಯಕ್ಷಗಾನ ಕಲಾಮಂಡಳಿ ಹೆಮ್ಮನಬೈಲ್, ಯಕ್ಷತರಂಗಿಣಿ ಹಾರ್ಸಿಕಟ್ಟಾ ಹಾಗೂ ಯಕ್ಷಾಭಿಮಾನಿ ಬಳಗ ಹಾರ್ಸಿಕಟ್ಟಾ ಇವರಿಂದ ಭಾನುವಾರ ದಿ.ಅನಂತ ಶಾನಭಾಗ ಹಾರ್ಸಿಕಟ್ಟಾ ಇವರ ಒಂದನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಗುರುವಂದನೆ ಹಾಗೂ ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಶಾಲಾ ಪ್ರಾರಂಭೋತ್ಸವ, ಪ್ರತಿಭಾ ಪುರಸ್ಕಾರ

ಹೊನ್ನಾವರ: ಯಶಸ್ಸು ಲಭಿಸಿದಾಗ ಅಹಂಕಾರ ಪಡಬೇಡಿ, ಪ್ರಯತ್ನದಲ್ಲಿ ಸೋತಾಗ ಹತಾಶರಾಗ ಬೇಡಿ. ಉತ್ತಮವಾದ ಗುರಿ, ಉತ್ತಮವಾದ ಮಾತುಗಾರಿಕೆಯನ್ನು ಬೆಳೆಸಿಕೊಳ್ಳಿ ಎಂದು ಪಠ್ಯ ಪುಸ್ತಕದ ರಚನಾಕಾರ ಎಂ.ಎಸ್. ಹೆಗಡೆ ಗುಣವಂತೆ ಹೇಳಿದರು. ಅವರು ಗುಣವಂತೆಯ ಕರಾವಳಿ ಪ್ರೌಢಶಾಲೆಯಲ್ಲಿ ಜರುಗಿದ ಪ್ರಾರಂಭೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಕೊಟ್ಟ ಗುರು, ಜನ್ಮ ನೀಡಿದ ತಾಯಿ, ಬದುಕನ್ನು ಕಟ್ಟಿ ಕೊಟ್ಟ ತಂದೆ, ದೇವರಿಗೆ ಸಮಾನರು ಇವರನ್ನು ಮರೆಯಬೇಡಿ. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸತತ 11ನೇ ಬಾರಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಈ ಶಾಲೆಯ ಸಾಧನೆ ಮೆಚ್ಚುವಂಥದ್ದು ಎಂದರು.ಮುಖ್ಯ ಅತಿಥಿ ನಿವೃತ್ತ ಎಂಜಿನಿಯರ್ ಎಂ.ವಿ. ಹೆಗಡೆ ಕೆರೆಮನೆ ಮಾತನಾಡಿ, ಇಚ್ಛಾ ಶಕ್ತಿಯನ್ನು ಬೆಳೆಸಿಕೊಳ್ಳಿ, ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ ಎಂದರು.ಮುಖ್ಯಾಧ್ಯಾಪಕ ಸಿದ್ದೇಶ್ವರ ಕಾಣೇಕರ್ ಅಧ್ಯಕ್ಷತೆವಹಿಸಿದರು. ವಿಶ್ರಾಂತ ಮುಖ್ಯಾಧ್ಯಾಪಕ ಎಂ.ಹೆಚ್.ನಾಯ್ಕ, ವಿ.ಹೆಚ್.ನಾಯ್ಕ, ಜಿ.ಜಿ.ಹೆಗಡೆ ಮಾಳಕೋಡು ಇತರರು ಉಪಸ್ಥಿತರಿದ್ದರು. ಶಿಕ್ಷಕ ಎಸ್.ಎಂ.ಗೌಡ ಸ್ವಾಗತಿಸಿದರು. ಜಿ ಎಸ್.ಗೌಡ ವಂದಿಸಿದರು.ಎಸ್ ಎಸ್.ಪೂಜಾರಿ ನಿರ್ವಹಿಸಿದರು. ರಾಜ್ಯಮಟ್ಟದಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಠ್ಯಪುಸ್ತಕವನ್ನು ವಿತರಿಸಲಾಯಿತು.



ಹೊನ್ನಾವರ: ಗುಣವಂತೆಯ ಕರಾವಳಿ ಪ್ರೌಢಶಾಲೆಯಲ್ಲಿ ಜರುಗಿದ ಪ್ರಾರಂಭೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಪಠ್ಯ ಪುಸ್ತಕದ ರಚನಾಕಾರ ಎಂ.ಎಸ್. ಹೆಗಡೆ ಗುಣವಂತೆ ಉದ್ಘಾಟಿಸಿ ಮಾತನಾಡಿದರು.

ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ ಹೇಳಿಕೆ

ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ತಲುಪಲಿ

ಕಾರವಾರ: ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಪಾತ್ರ ಮಹತ್ತರವಾಗಿದ್ದು, ಜಿಲ್ಲೆಯ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ತಲುಪಬೇಕು ಮತ್ತು ಶಾಲೆಗಳು ಕಲಿಕಾ ಸ್ನೇಹಿ ವಾತಾವರಣವನ್ನು ನಿರ್ಮಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು.

ಅವರು ಸೋಮವಾರ ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಎನ್ನುವುದು ಕೇವಲ ಅಕ್ಷರ ಕಲಿಯುವುದಲ್ಲ, ಅದು ಬದುಕನ್ನು ರೂಪಿಸುವ ಶಕ್ತಿ. ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಕೊನೆಯ ಮಗುವಿಗೂ ಉನ್ನತ ಮಟ್ಟದ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಜಿಲ್ಲಾಡಳಿತದ ಪರಮೋಚ್ಚ ಗುರಿಯಾಗಿದೆ. ಶಿಕ್ಷಕರಿಂದ ಮಾತ್ರ ಬದಲಾವಣೆ ಸಾಧ್ಯವಿಲ್ಲ, ಪಾಲಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿಗಳು ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಶಾಲೆಯ ಒಟ್ಟು ಅಭಿವೃದ್ಧಿ ಸಾಧ್ಯ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲತಾ ನಾಯಕ ಜಿಲ್ಲೆಯ ಶೈಕ್ಷಣಿಕ ಸಿದ್ದತೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ದಾಖಲಾತಿ ಆಂದೋಲನ ಹಾಗೂ ಪ್ರಸಕ್ತ ವರ್ಷದ ಶೈಕ್ಷಣಿಕ ಯೋಜನೆಗಳ ರೂಪುರೇಷೆಗಳನ್ನು ಸಭೆಯ ಮುಂದಿಟ್ಟರು. ಈ ಶೈಕ್ಷಣಿಕ ವರ್ಷ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಆಶಯದಲ್ಲಿಯಡಿಯಲ್ಲಿ ಮಕ್ಕಳ ಕಲಿಕೆಗೆ ವಿಶೇಷ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲು ತಿಳಿಸಿದರು.

ಜಿಲ್ಲೆಯಾದ್ಯಂತ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನಕ್ಕೆ ವಿಶೇಷ ಒತ್ತು ನೀಡಲಾಗುವುದು. ಶಿಕ್ಷಕರು, ಪಾಲಕರು ಮತ್ತು ಸಮುದಾಯದ ಸಹಭಾಗಿತ್ವದಿಂದ ಮಾತ್ರ ಗುಣಮಟ್ಟದ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಶ ರಾಣೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮಾಕಾಂತ ಗೌಡ , ಶಿಕ್ಷಣಾಧಿಕಾರಿಗಳಾದ ಡಾ. ಶುಭಾ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ನಾಯ್ಕ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ವಿ.ಟಿ.ನಾಯಕ, ಭಾಸ್ಕರಗಾಂವಕರ, ಕಲ್ಪನಾ ನಾಯಕ, ಶಾಂತಕುಮಾರ ಪಮ್ಮಾರ, ಗೀತಾ ಪೆಡ್ನೇಕರ, ಸುರೇಶ ಗಾಂವಕರ, ವಿಠೋಬ ನಾಯಕ ಹಾಜರಿದ್ದರು. ಸ್ಥಳೀಯ ಗ್ರಾಪಂ ಜನಪ್ರತಿನಿಧಿಗಳು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯರು, ಸಹಶಿಕ್ಷಕ ವೃಂದ, ಪಾಲಕರು ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಶಾಲೆಗೆ ಮೊದಲ ಮೂರು ಸ್ಥಾನಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜ್ಞಾನದ ದೇಗುಲಕ್ಕೆ ಮರಳಿ ಹೆಜ್ಜೆ ಇಡುತ್ತಿರುವ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಇಡೀ ಶಾಲಾ ಆವರಣವನ್ನು ಹಸಿರು ತಳಿರು-ತೋರಣಗಳು, ವರ್ಣರಂಜಿತ ಬಲೂನ್‌ಗಳು ಹಾಗೂ ಆಕರ್ಷಕ ರಂಗೋಲಿ ಕಲಾಕೃತಿಗಳಿಂದ ಶೃಂಗರಿಸಲಾಗಿತ್ತು. ಶಾಲೆಗೆ ಆಗಮಿಸುತ್ತಿರುವ ಪುಟ್ಟ ಮಕ್ಕಳನ್ನು ಮತ್ತು ಇತರ ವಿದ್ಯಾರ್ಥಿಗಳನ್ನು ಮಂಗಳ ವಾದ್ಯಗಳೊಂದಿಗೆ, ಪುಷ್ಪ ನೀಡಿ ಹಾಗೂ ಪುಷ್ಪ ವೃಷ್ಟಿ ಮಾಡುವ ಮೂಲಕ ಬರಮಾಡಿಕೊಳ್ಳಲಾಯಿತು.



ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ

ಶಿಕ್ಷಕರು ಪ್ರೀತಿ ಮತ್ತು ಕೌಶಲ್ಯದ ಮೂಲಕ ಮಕ್ಕಳಲ್ಲಿ ಕಲ್ಪನಾ ಶಕ್ತಿಯನ್ನು ಜಾಗೃತಗೊಳಿಸಬೇಕು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವ ಬಗ್ಗೆ ಮುಂದಿನ ಹಂತದಲ್ಲಿ ಯೋಜನೆ ರೂಪಿಸಬೇಕು. ಸರ್ಕಾರ ನೀಡುತ್ತಿರುವ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ಹಾಗೂ ಪೌಷ್ಟಿಕ ಬಿಸಿಯೂಟದಂತಹ ಯೋಜನೆಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉನ್ನತ ಸಾಧನೆ ಮಾಡಬೇಕು. ಎಂದು ತಿಳಿಸಿದರು.

ಎಐ ತಂತ್ರಜ್ಞಾನ ಬಳಕೆಗೆ ಉತ್ತೇಜನ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ಹಳಿಯಾಳದಲ್ಲಿ ನೂತನ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಬಳಸಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನಕ್ಕೆ ತಯಾರಿಗಾಗಿ ತರಬೇತಿ ನೀಡಲಾಗುತ್ತಿದೆ.

ಎಐ ತಂತ್ರಜ್ಞಾನದ ಮುಖಾಂತರ ವಿದ್ಯಾರ್ಥಿಗಳ ತಾಂತ್ರಿಕ ಹಾಗೂ ಸಂವಹನ ಕೌಶಲ್ಯ ಅಭಿವೃದ್ಧಿಸಿ, ಕ್ಯಾಂಪಸ್ ಸಂದರ್ಶನಕ್ಕೆ ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಹೆಚ್ಚಿನ ಉದ್ಯೋಗಾವಕಾಶ ಗಳಿಸಿಕೊಳ್ಳಲು ಈ ತರಬೇತಿಯು ಅನುವು ಮಾಡಿಕೊಟ್ಟಿದೆ. ಸುಮಾರು 360ಕ್ಕೂ ಅಧಿಕ ವಿದ್ಯಾರ್ಥಿಗಳು ಈ ತರಬೇತಿ ಬಳಸಿಕೊಂಡು ಕೌಶಲ್ಯವನ್ನು ವೃದ್ಧಿಸಿಕೊಳ್ಳುತ್ತಿದ್ದಾರೆ.

ಈ ತಂತ್ರಾಂಶದಿಂದ ವಿದ್ಯಾರ್ಥಿಗಳು ಅನಿಯಮಿತ ಸಂಖ್ಯೆಯ ಅಣಕು ಪರೀಕ್ಷೆ ಗಳನ್ನು ನೀಡಿ ತಮ್ಮ ಅಂಕಗಳನ್ನು ತಿಳಿಯುವುದರ ಮೂಲಕ ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಬಹುದಾಗಿದೆ. ಮಹಾವಿದ್ಯಾಲಯದಿಂದ ಉಚಿತವಾಗಿ ಈ ಸೌಲಭ್ಯವನ್ನು ಪ್ರಸಕ್ತ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ನೀಡಲಾಗಿದೆ.

ಚಂಡಿಗಡದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಟೀಚರ್ಸ್ ಟ್ರೈನಿಂಗ್ ಅಂಡ್ ರಿಸರ್ಚ್ (ಎನ್‌ಐಟಿಟಿಟಿ ಆರ್) ಸಂಸ್ಥೆ ಹಾಗೂ ಕೆಎಲ್ ಎಸ್ ವಿಡಿಐಟಿ ಸಂಯುಕ್ತ ಆಶ್ರಯದಲ್ಲಿ ಆನ್‌ಲೈನ್ ಮುಖಾಂತರ ಕಲಿಕೆ ಹಾಗೂ ಬೋಧನೆಗೆ ಕೃತಕ ಬುದ್ಧಿಮತ್ತೆಯನ್ನು ಸಮರ್ಪಕವಾಗಿ ಬಳಸುವ ವಿಧಾನವನ್ನು ತಿಳಿಸುವ ತರಬೇತಿಯನ್ನು ಮಹಾವಿದ್ಯಾಲಯದ 60 ಪ್ರಾಧ್ಯಾಪಕರು ಸಂಪನ್ನ ಗೊಳಿಸಿದ್ದಾರೆ.

ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ (ಐಇಐ , ಐ ಎಸ್ ಟಿ ಇ, ಹಾಗೂ ಮಹಾವಿದ್ಯಾಲಯದ ಸಹಯೋಗದಲ್ಲಿ 'ನೆಕ್ಸ್ಟ್ ಜೇನ್ ಎಐಯೂಸರ್' ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಸಂಶೋಧನೆ, ವಿಡಿಯೋ ಎಡಿಟಿಂಗ್, ಪ್ರೆಸೆಂಟೇಷನ್ ಮುಂತಾದ ಕ್ಷೇತ್ರದಲ್ಲಿ ಲಭ್ಯವಿರುವ ಎಐ ಆಪ್ ಬಳಿಸುವ ವಿಧಾನ ಕುರಿತಾಗಿ ಅರಿವು ಮೂಡಿಸುವ ದೃಷ್ಟಿಯಿಂದ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಮಹಾವಿದ್ಯಾಲಯವು ಈಗಾಗಲೇ ಕಂಪ್ಯೂಟರ್ ಸೈನ್ಸ್ ಎಐಎಂಎಲ್ ಕೋರ್ಸನ್ನು ಹೊಂದಿದ್ದು, ಮುಂದಿನಶೈಕ್ಷಣಿಕ ವರ್ಷದಿಂದ ಕಂಪ್ಯೂಟರ್ ಸೈನ್ಸ್ (ಡಾಟಾ ಸೈನ್ಸ್) ಪದವಿ ಕೋರ್ಸ್ ಪ್ರಾರಂಭಿಸಲು ಉದ್ದೇಶಿಸಲಾಗಿದೆ.ಒಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಕೋರ್ಸುಗಳನ್ನು ಹೊಂದಿರುವುದರೊಂದಿಗೆ, ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕರಿಗಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ತಾಂತ್ರಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಪ್ರಶಾಂತ ಕುಲಕರ್ಣಿ ಮತ್ತು ಪ್ರಾ. ಡಾ.ವಿ.ಎ ಕುಲಕರ್ಣಿ ತಿಳಿಸಿದ್ದಾರೆ.



ಶಾಲೆಗೆ ಬಾರದ ಮಕ್ಕಳು: ಶಿಕ್ಷಕರ ಅಸಮಾಧಾನ

ಮುಂಡಗೋಡ: ತಾಲೂಕಿನಲ್ಲಿ ಸೋಮವಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಆಚರಿಸಿದರೆ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಒಬ್ಬರೂ ವಿದ್ಯಾರ್ಥಿ ಬಾರದೇ ಕೇವಲ ಶಿಕ್ಷಕರು ಬಂದು ವಾಪಸ್ ಹೋದ ಘಟನೆ ನಡೆದಿದೆ.

ಬೆಡಸಗಾಂವ ಗ್ರಾಪಂ ವ್ಯಾಪ್ತಿಯ ಬಾಳೆಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕಾಗಿ ಶಿಕ್ಷಕಿಯರು ಎಲ್ಲ ರೀತಿಯಸಿದ್ಧತೆ ಮಾಡಿಕೊಂಡಿದ್ದರು ಆದರೆ ಒಬ್ಬ ವಿದ್ಯಾರ್ಥಿಯೂ ಶಾಲೆಗೆ ಆಗಮಿಸದಿರುವುದು ಶಿಕ್ಷಕಿಯರ ನಿರಾಶೆಗೆ ಕಾರಣವಾಯಿತು.

ಒಂದು ಕಾಲದಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಈ ಶಾಲೆ ಉತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಹೆಸರು ಪಡೆದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಸಂಪೂರ್ಣವಾಗಿ ಕುಸಿದಿದೆ.

ಈ ಕುರಿತು ಮಾತನಾಡಿದ ಶಿಕ್ಷಕಿ ಅನ್ನಪೂರ್ಣ ಕೆಲವು ವರ್ಷಗಳ ಹಿಂದೆ ವಿದ್ಯಾರ್ಥಿಗಳಿಂದ ಕಂಗೊಳಿಸುತ್ತಿದ್ದ ಈ ಶಾಲೆ ಇಂದು ಮಕ್ಕಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದೆ. ಶಾಲೆಯಲ್ಲಿ ಎಲ್ಲಾ ಸೌಲಭ್ಯಗಳಿದ್ದರೂ ಪಾಲಕರು ಖಾಸಗಿ ಶಾಲೆಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.



ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಸುಂದರ ಶಾಲೆ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚದಂತೆ ಗ್ರಾಮಸ್ಥರು ಹಾಗೂ ಪಾಲಕರು ಸಹಕರಿಸಬೇಕಾಗಿದೆ. ಈ ಹಿಂದೆ ಇದ್ದಂತೆ ಮತ್ತೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿ ಬಾಳೆಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿದು ಬೆಳೆಯಲಿ ಎನ್ನುವುದೇ ಎಲ್ಲರ ಆಶಯವಾಗಿದೆ.

ಬಾಳೆಕೊಪ್ಪ ಶಾಲೆಯಲ್ಲಿ ಕಳೆದ ವರ್ಷ 9 ಮಕ್ಕಳಿದ್ದರು. 5ನೇ ತರಗತಿಯಿಂದ 3 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 2ರಿಂದ 5ನೇ ತರಬೇತಿಗೆ 6 ವಿದ್ಯಾರ್ಥಿಗಳು ಉಳಿದಿದ್ದಾರೆ. ಮೂರನೇ ಕ್ಲಾಸಿಗೆ ಆಗಬೇಕಾಗಿದ್ದ ಪ್ರವೇಶಾತಿ ಆಗಿಲ್ಲ, ಆದರೆ ಒಬ್ಬರೂ ಶಾಲೆಗೆ ಬಂದಿಲ್ಲ. ಶಿಕ್ಷಕಿಯರು ಮನೆ ಭೇಟಿ ಕೂಡ ಮಾಡಿದ್ದಾರೆ. ಎಸ್ ಡಿಎಂಸಿಯವರು ಮಕ್ಕಳನ್ನು ಕೇಳಿದಾಗ ಮಳಗಿ ಇಂಗ್ಲೀಷ್ ಮಾಧ್ಯಮ ಶಾಲೆಗೆ ಹೋಗುತ್ತಿದ್ದೇವೆ ಎಂದಿದ್ದಾರೆ. ಇನ್ನೊಬ್ಬಳು ತೊಗರಳ್ಳಿಗೆ ಹೋಗುತ್ತಿದ್ದಾಳೆ. ಶಿಕ್ಷಕಿಯರಿಗೆ ಮತ್ತೊಮ್ಮೆ ಮನೆ ಭೇಟಿ ನೀಡಿ ನಾಳೆ ತರಗತಿ ಆರಂಭ ಮಾಡಲು ಹೇಳಿದ್ದೇನೆ. ನಾನೂ ಶಾಲೆಗೆ ಭೇಟಿ ನೀಡುತ್ತೇನೆ ಎಂದು ಬಿಇಒ ಸುಮಾ ಜಿ. ಹೇಳಿದರು.

ಮಧುಕೇಶ್ವರ ದೇವಸ್ಥಾನ ಉಳಿವಿಗೆ ಹೋರಾಟ: ರಮೇಶ

ಬನವಾಸಿ: ಅತ್ಯಂತ ಪ್ರಾಚೀನ ದೇವಸ್ಥಾನ, ಕನ್ನಡಿಗರ ಕಾಶಿ, ಕದಂಬ ಕುಲದೈವ ಕ್ಷೇತ್ರ ಬನವಾಸಿ ಮಧುಕೇಶ್ವರ ದೇವಸ್ಥಾನ ಸೋರುತ್ತಿರುವ ವಿಷಯ ಕನ್ನಡಿಗರಾದ ನಮಗೆಲ್ಲರಿಗೂ ಅತ್ಯಂತ ಬೇಸರ ಹಾಗೂ ದುಃಖದ ಸಂಗತಿ ಆಗಿದೆ ಎಂದು ಮಂಡ್ಯ ಬೇಕ್ರಿ ರಮೇಶ್ ನೇತೃತ್ವದ ರಾಜ್ಯ ಕನ್ನಡ ಪರ ಸಂಘಟನೆ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಹೇಳಿದ್ದಾರೆ. ಈ ಬಗ್ಗೆ ಹೋರಾಟ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ ಅವರು ಈ ನಿಟ್ಟಿನಲ್ಲಿ ಸಂಘಟನೆ ರಾಜ್ಯದೆಲ್ಲೆಡೆ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ. ಅನಾದಿ ಕಾಲದ ಪ್ರಸಿದ್ಧ ಬನವಾಸಿಯ ದೇವಸ್ಥಾನ ಕನ್ನಡದ ಉಗಮ ಸ್ಥಾನ, ಕನ್ನಡದ ಖ್ಯಾತಿ, ಕನ್ನಡದ ಘನತೆ ಗೌರವ, ಕನ್ನಡದ ಅಸ್ಮಿತೆ ಆದ ಪವಿತ್ರ ನಾಡು ಬನವಾಸಿ ದೇವಸ್ಥಾನ ಉಳಿವಿಗಾಗಿ ಯಾವ ತರಹದ ಹೋರಾಟಕ್ಕೂ ಕೂಡ ಸಂಘಟನೆ ತಯಾರಿ ಇದೆ ಎನ್ನುವ ಮಾಹಿತಿ ಹಂಚಿಕೊಂಡಿದ್ದಾರೆ. ದೇವಸ್ಥಾನ ಉಳಿವಿಗಾಗಿ ಬನವಾಸಿ ನೂತನ ತಾಲೂಕು ರಚನಾ ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ್ ಕಾನಳ್ಳಿ, ಗೌರವಾಧ್ಯಕ್ಷ ಸಿ ಎಫ್ ನಾಯಕ ಮಾಳಂಜಿ, ಕಾರ್ಯದರ್ಶಿ ವಿಶ್ವನಾಥ್ ವಡೆಯರ್ ಮತ್ತಿತರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪುರಾತತ್ವ ಇಲಾಖೆ ವಿರುದ್ಧವಾಗಿ ಹೋರಾಟ ನಡೆಸಿ ಮನವಿ ನೀಡಿ ಸಂಬಂಧಿಸಿದವರ ಗಮನ ಸೆಳೆಯುವುದಾಗಿ ಬೇಕ್ರಿ ರಮೇಶ್ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ: ಸತೀಶ ನಾಯಕ

ಹಳಿಯಾಳ: ತಾಲೂಕಿನ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ 1 ಹಳಿಯಾಳ ದಲ್ಲಿ ಇಂದು ಹಳಿಯಾಳ ತಾಲೂಕಾ ಮಟ್ಟದ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.

ಪ್ರಮೋದ ಮಹಾಲೆ ಕ್ಷೇತ್ರಶಿಕ್ಷಣಾಧಿಕಾರಿಗಳು ಹಳಿಯಾಳ ಮತ್ತು ದಾಂಡೇಲಿರವರು ಉದ್ಘಾಟಿಸಿ ಸರ್ಕಾರಿ ಶಾಲೆಗಳು ಎಲ್ಲ ರೀತಿಯ ಸೌಕರ್ಯ ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಶಾಲೆಗೆ ದಾಖಲಿಸಬೇಕು ಹಾಗೂ ದಾಖಲಾದ ಎಲ್ಲ ಮಕ್ಕಳನ್ನು ನಿರಂತರವಾಗಿ ಶಾಲೆಗೆ ಬರುವಂತೆ ಪಾಲಕರು ಹಾಗೂ ಪೋಷಕರು ಸಹಕರಿಸಬೇಕೆಂದು ತಿಳಿಸಿದರು.

ನಂತರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸತೀಶ ನಾಯಕ ಸರ್ಕಾರಿ ಶಾಲೆಗಳಲ್ಲಿ ಉತ್ತಮ ನುರಿತ ಶಿಕ್ಷಕರಿದ್ದು, ಗುಣಮಟ್ಟದ ಕಲಿಕೆ ಸಿಗುತ್ತದೆ. ಆದ್ದರಿಂದ ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕೆಂದು ತಿಳಿಸಿದರು.



ನಂತರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಪ್ರಶಾಂತ ನಾಯಕ ಮಾತನಾಡಿ, ಶಾಲೆಗೆ ದಾಖಲಾದ ಎಲ್ಲ ಮಕ್ಕಳನ್ನು ಪಾಲಕರು ನಿರಂತರವಾಗಿ ಶಾಲೆಗೆ ಕಳಿಸಬೇಕು ಹಾಗೂ ಮಕ್ಕಳ ಆರೋಗ್ಯ ಹಾಗೂ ಸ್ವಚ್ಚತೆ ಕಡೆ ಗಮನಹರಿಸಬೇಕೆಂದು ಹೇಳಿದರು.

ಪಿ.ಎಂ .ಪೋಷಣ ಕಾರ್ಯಕ್ರಮದ ಸಹಾಯಕ ನಿರ್ದೇಶಕ ಎಸ್.ಎಸ್ ನೂಲಿನ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ ಕೊಕಿತ್ಕರ, ಉಪಾಧ್ಯಕ್ಷರು , ಸರ್ವಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಹಕಾರ್ಯದರ್ಶಿ ರಮೇಶ ಪಾಟೀಲ ಉಪಸ್ಥಿತರದ್ದರು.

ಶಾಲೆಯ ಮುಖ್ಯಶಿಕ್ಷಕರಾದ ಸುನೀಲ ಗಾಂವಕರ ರವರು ಎಲ್ಲರಿಗೂ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಎಲ್ಲ ಪಾಲಕ ಪೋಷಕರು, ಶಿಕ್ಷಕರು, ಮಕ್ಕಳು ಹಾಜರಿದ್ದರು. ಸದರಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಹಾಗೂ ಮೊಟ್ಟೆ, ಬಾಳೆ ಹಣ್ಣು ವಿತರಿಸಲಾಯಿತು.

ಆರ್‌ಸಿಬಿ ಗೆಲುವು: ವಿಭಿನ್ನ ರೀತಿಯಲ್ಲಿ ಸಂಭ್ರಮಾಚರಣೆ



ಅಂಕೋಲಾ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿರುವ ಸಂಭ್ರಮವನ್ನು ತಾಲೂಕಿನ ಆರ್‌ಸಿಬಿ ಅಭಿಮಾನಿಗಳು ವಿಭಿನ್ನವಾಗಿ ಆಚರಿಸಿದರು.

ಅಜ್ಜಿಕಟ್ಟಾದ ಅನಾಥಾಶ್ರಮ ವಾಸಿಗಳಿಗೆ ಸಿಹಿ ಹಂಚಿ ಊಟ ನೀಡಿ ಅನಾಥರೊಂದಿಗೆ ಆರ್.ಸಿ.ಬಿ ಅಭಿಮಾನಿಗಳು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಅಭಿಮಾನಿ ಮಂಜುನಾಥ ನಾಯ್ಕ ಮಾತನಾಡಿ, ಆರ್ ಸಿಬಿ ತಂಡ ಎರಡನೆ ಬಾರಿ ಚಾಂಪಿಯನ್ ಆಗಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ ಪಟಾಕಿ ಸುಡುವ ಬದಲು ಅದೇ ಹಣದಿಂದ ಅನಾಥರಿಗೆ ಒಂದು ಹೊತ್ತಿನ ಊಟ ನೀಡಲು ಎಲ್ಲಾ ಆರ್.ಸಿ.ಬಿ ಅಭಿಮಾನಿ ಗೆಳೆಯರು ನಿಶ್ಚಯಿಸಿದ್ದೇವೆ ಎಂದರು.

ಆರ್‌ಸಿಬಿ ಅಭಿಮಾನಿ ಮಂಜುನಾಥ ಹರಿಕಂತ್ರ, ಹೇಮಂತಕುಮಾರ್, ಕೀರ್ತಿರಾಜ ನಾಯ್ಕ, ಡಾ.ಕರುಣಾಕರ ನಾಯ್ಕ, ಯುವನ್ ನಾಯ್ಕ, ಶ್ರೀನಿವಾಸ ಯು.ಕೆ, ಬಾಪುಗೌಡ ಬಿರಾದಾರ ಇದ್ದರು.

ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಅವಶ್ಯ

ಯಲ್ಲಾಪುರ: ಮುಂದಿನ ಯುವ ಪೀಳಿಗೆಯನ್ನು ವ್ಯಸನ ಮುಕ್ತಗೊಳಿಸಲು ಜಾಗೃತಿ ಮತ್ತು ದೃಢಸಂಕಲ್ಪ ಅವಶ್ಯವೆಂದು ಆರೋಗ್ಯಭಾರತಿ ಯಲ್ಲಾಪುರ ಶಾಖೆಯ ಉಪಾಧ್ಯಕ್ಷ ಡಾ.ನಾಗರಾಜ ಭಟ್ ಹೇಳಿದರು.

ಆರೋಗ್ಯ ಭಾರತಿ ಯಲ್ಲಾಪುರ ಶಾಖೆ, ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ಬಸವರಾಜಾ ಪಾಟೀಲ್ ಅಧ್ಯಕ್ಷತೆವಹಿಸಿ ಮಾತನಾಡಿ, ಯುವಜನತೆ ಯಾವುದೇ ದುಶ್ಚಟಕ್ಕೆ ಒಳಗಾಗದೆ ಸುಂದರ ಬದುಕನ್ನು ಬಾಳಿ ಎಂದು ಹೇಳಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ ಮಾತನಾಡಿ, ತಂಬಾಕು ತ್ಯಜಿಸಲು ತೀರಾಕಷ್ಟ ಎನಿಸಿದರೆ ವೈದ್ಯರ ಸೂಕ್ತ ಸಲಹೆ ಪಡೆದುಕೊಳ್ಳಿ ಹಾಗೂ ಆಪ್ತಸಮಾಲೋಚನೆ ಸೌಲಭ್ಯ ಕೂಡ ಇರುವುದಾಗಿ ತಿಳಿಸಿದರು. ತಾಲೂಕಾ ಅಧ್ಯಕ್ಷ ಎಸ್. ಟಿ. ಭಟ್ಟ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಸಹಕಾರ್ಯದರ್ಶಿ ಎಂ.ಬಿ. ಶೇಟ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಇನಾಮದಾರ್ ತಂಬಾಕಿನ ದುಷ್ಪರಿಣಾಮ ಕುರಿತು ಜಾನಪದಗೀತೆ ಪ್ರಸ್ತುತಪಡಿಸಿದರು.ಉಪನ್ಯಾಸಕ ಅವಿನಾಶ್ ಇದ್ದರು. ಶಾಖೆಯ ಕಾರ್ಯದರ್ಶಿ ಶ್ರೀಪಾದ ಹೆಗಡೆ ಸ್ವಾಗತಿಸಿದರು. ಸದಸ್ಯೆ ಅಕ್ಷತಾ ಕಲಾಲ್ ಪ್ರಾರ್ಥಿಸಿದರು. ಸದಸ್ಯ ಹರಿಶ್ಚಂದ್ರ ಹರಿಕಾಂತ ವಂದಿಸಿದರು.ಎಂ. ಬಿ. ಶೇಟ್ ನಿರ್ವಹಿಸಿದರು.



ವಜ್ರಳ್ಳಿಯಲ್ಲಿ ಶಾಲಾ ಪ್ರಾರಂಭೋತ್ಸವ



ಯಲ್ಲಾಪುರ: ಜೀವನದಲ್ಲಿ ಬಾಲ್ಯದ ನೆನಪು ಅವಿಸ್ಮರಣೀಯವಾದದ್ದು. ಉತ್ತಮ ಕಲಿಕೆಗೆ ಉತ್ತಮ ಪರಿಸರವೂ ಅಗತ್ಯ.ಮಕ್ಕಳ ಮುಗ್ಧ ಮನಸ್ಸಿನ ಭಾವ ಅರಿತು ಅವರನ್ನು ಜಾಣರನ್ನಾಗಿ ಮಾಡುವಲ್ಲಿ ಶಿಕ್ಷಕರ ಶ್ರಮ ವಿಶೇಷವಾದದ್ದು ಎಂದು ಸಾಹಿತಿ ವನರಾಗ ಶರ್ಮಾ ಹೇಳಿದರು.

ಅವರು ವಜ್ರಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ರೆಕ್ಕೆ ಕಟ್ಟುವ ಮೂಲಕ ಪ್ರಸಕ್ತ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿ

ದೇಹ ಮನಸ್ಸು ಉಲ್ಲಸಿತವಾಗಿದ್ದರೆ ಉತ್ತಮ ಫಲಿತಾಂಶದೊಂದಿಗೆ ಗುರಿ ಸಾಧಿಸಬಹುದು. ಮಕ್ಕಳು ಅಪಾರವಾದ ಕನಸಿನ ರೆಕ್ಕೆ ಕಟ್ಟಿಕೊಂಡು ಓದಬೇಕು. ಹಾಗಾದಾಗ ಉತ್ತಮ ಫಲಿತಾಂಶ ದೊರೆಯಲಿದೆ. ಎಂದರು. ಎಸ್ ಡಿ ಎಂ ಸಿ ಅಧ್ಯಕ್ಷ ಹರಿಶ್ಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು ಉಪಾಧ್ಯಕ್ಷೆ ಉಮಾ ಭಟ್ಟ, ಪಠ್ಯದ ಪರಿಕರದ ದೇಣಿಗೆ ನೀಡಿದ ದಯಾನಂದ ಹೆಗಡೆ, ಕೃಷ್ಣಮೂರ್ತಿ ಭಟ್ ಅಬ್ಬಿತೋಟ ಮುಂತಾದವರು ಉಪಸ್ಥಿತರಿದ್ದರು.ಕೃತಿಕಾ ಭಟ್ಟ ಪ್ರಾರ್ಥಿಸಿದರು. ಶಿಕ್ಷಕಿ ಪ್ರಭಾವತಿ ಭಟ್ಟ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ರಾಧಾ ಭಟ್ಟ ವರದಿ ವಾಚಿಸಿದರು.ಅಂಕಿತಾ ಗೌಡ, ಶಿಕ್ಷಕರಾದ ನಾಗರಾಜ ಹೆಗಡೆ, ಹಾಗೂ ನಂದಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು.

ಪಪಂಗೆ ಹೆಬ್ಬಾರ್ ದಿಢೀರ್ ಭೇಟಿ

ಮುಂಡಗೋಡ: ಪಟ್ಟಣ ಪಂಚಾಯತಿಗೆ ಶಾಸಕ ಶಿವರಾಮ ಹೆಬ್ಬಾರರು ದಿಢೀರನೆ ಭೇಟಿ ನೀಡಿ ಇಲ್ಲಿನ ಕಂದಾಯ ನಿರೀಕ್ಷಕ ಮಂಜುನಾಥ ಮುಚ್ಚಂಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿತು. ಸೋಮವಾರ ಪಪಂಗೆ ಶಾಸಕರು ಭೇಟಿ ನೀಡಿದರು. ನಂತರ ಪಪಂ ಸಿಬ್ಬಂದಿಗಳ ಜೊತೆ ಸಭೆ ನಡೆಸಿ, ಸ್ಲಂ ಬೋರ್ಡ್ ಫಲಾನುಭವಿಗಳಿಗೆ ಫಾರಂ ನಂ 3 ಹಾಗೂ ಪಂಚಾಯತಿ ಇನ್ನಿತರ ಕೆಲಸದ ವಿಷಯಕ್ಕಾಗಿ ಸಾರ್ವಜನಿಕರನ್ನು ವಿನಾಕಾರಣ ಅಲೆದಾಟ, ತೊಂದರೆ ನೀಡಿದರೆ ಮತ್ತು ನಿನ್ನ ನಡುವಳಿಕೆ ತಿದ್ದಕೊಳ್ಳದಿದ್ದರೆ 24 ಗಂಟೆಯಲ್ಲಿಯೇ ನೀನನ್ನು ಬೇರೆಡೆ ವರ್ಗಾವಣೆ ಮಾಡುವುದಾಗಿ ಶಾಸಕರು ಖಡಕ ಎಚ್ಚರಿಕೆ ನೀಡಿದರು. ಅಲ್ಲದೆ ಕೆಲಸ ಮಾಡದಿದ್ದರೆ ಬೇರೆವರಿಗೆ ಚಾರ್ಜ್ ನೀಡಿ ಎಂದು ಮುಖ್ಯಾಧಿಕಾರಿಗೆ ಅವರು ಸೂಚಿಸಿದರು.ಬಾಕಿ ಇರುವ ಕಟ್ಟಡದ ಮುಕ್ತಾಯ ಪ್ರಮಾಣ ಪತ್ರವನ್ನು ಹದಿನೈದು ದಿನಗಳ ಒಳಗೆ ಫಲಾನುಭವಿಗೆ ನೀಡಬೇಕೆಂದು ಇಂಜನಿಯರ ಅವರಿಗೆ ಸೂಚಿಸಿದರು.ಮಳೆಗಾಲದ ಪ್ರಾರಂಭವಾಗುವ ಮೊದಲು ಪಟ್ಟಣ ವ್ಯಾಪ್ತಿಯ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಮುಖಂಡರಾದ ರವಿಗೌಡ ಪಾಟೀಲ, ಗುಡ್ಡಪ್ಪ ಕಾತೂರ, ಸಲ್ಮಾ ಕಿರಣ ಶೇರಖಾನಿ ನಿರ್ಗಮಿತ ಪ.ಪಂ ಸದಸ್ಯರುಗಳು ಇದ್ದರು.



ರಾಜ್ಯದ ಜನರ ಮೇಲೆ ಇನ್ನಷ್ಟು ತೆರಿಗೆ ಹೇರಿಕೆ: ಆರ್.ಅಶೋಕ್

ಬೆಂಗಳೂರು: ಕೆಟ್ಟುಹೋದ ಲಾರಿಯಂತಿರುವ ಆಡಳಿತವನ್ನು ಸಿದ್ದರಾಮಯ್ಯ ಮೌನವಾಗಿ ಬಿಟ್ಟುಹೋಗಿದ್ದಾರೆ. ಇನ್ನು ಮುಂದೆ ಡಿ.ಕೆ.ಶಿವಕುಮಾರ್ ಎಲ್ಲ ಬಾಕಿಗಳನ್ನು ತೀರಿಸಬೇಕಿದೆ.ಇದಕ್ಕಾಗಿ ಇನ್ನಷ್ಟು ತೆರಿಗೆಗಳನ್ನು ಅವರು ಜನರ ಮೇಲೆ ಹೇರುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.



ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾದರೆ ಆರ್ಥಿಕ ಇಲಾಖೆಯ ಲೆಕ್ಕಪತ್ರ ಬದಲಾಗುವುದಿಲ್ಲ, 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಇದ್ದರೆ, 7.64 ಲಕ್ಷ ಕೋಟಿ ರೂ. ಸಾಲವಿದೆ. ಈ ವರ್ಷ 94,428 ಕೋಟಿ ರೂ. ಕೊರತೆ ಇದೆ. ಅಭಿವೃದ್ಧಿಗೆ ಹಣವೇ ಇಲ್ಲ ಎಂದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿಗಾಗಿ 84 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿತ್ತು. ಅವೈಜ್ಞಾನಿಕ ಗ್ಯಾರಂಟಿ ಬಂದ ನಂತರ ಆ ಮೊತ್ತದಲ್ಲಿ ಕಡಿತವಾಗಿದೆ. ಬಿಜೆಪಿ ಇದ್ದಾಗ ಹೆಚ್ಚುವರಿ ಬಜೆಟ್ ಮಂಡನೆಯಾಗಿದ್ದರೆ, ಕಾಂಗ್ರೆಸ್ ಬಂದ ನಂತರ ಕೊರತೆ ಬಜೆಟ್ ಮಂಡಿಸಲಾಯಿತು. ಮೂರು ಬಾರಿ ಸತತವಾಗಿ ಕೊರತೆ ಬಜೆಟ್ ಮಂಡಿಸಲಾಗಿದೆ ಎಂದು ಆರೋಪಿಸಿದರು.

ಮೋದಿ ಸರ್ಕಾರ ಸಾಲ ಮಾಡಿದ್ದರೂ ಸುಮಾರು 170 ಲಕ್ಷ ಕೋಟಿ ರೂ. ರೈಲ್ವೆ ಸೇತುವೆ, ಹೆದ್ದಾರಿಗೆ ಖರ್ಚು ಮಾಡಿದೆ. ಆದರೆ ಕಾಂಗ್ರೆಸ್ ಪ್ರಗತಿಗೆ ಏನೂ ಖರ್ಚು ಮಾಡಿಲ್ಲ. ಗ್ಯಾರಂಟಿಗಾಗಿ 65 ಸಾವಿರ ಕೋಟಿ ರೂ. ಖರ್ಚು ಮಾಡುವುದನ್ನೇ ದೊಡ್ಡದಾಗಿ ಹೇಳುತ್ತಾರೆ. ಅದರ ಜೊತೆಗೆ 65 ಸಾವಿರ ಕೋಟಿ ರೂ. ಹೆಚ್ಚುವರಿ ತೆರಿಗೆ ಹಾಕಿದ್ದಾರೆ. ಮಾಡಿರುವ ಸಾಲಕ್ಕೆ ಪ್ರತಿ ವರ್ಷ 38 ಸಾವಿರ ಕೋಟಿ ರೂ. ಬಡ್ಡಿ ಕಟ್ಟಲಾಗುತ್ತಿದೆ. ಇದೂ ಸೇರಿದರೆ 1.03 ಲಕ್ಷ ಕೋಟಿ ರೂ. ಸಾಲ ಮತ್ತು ಬಡ್ಡಿಗೆ ಹೋಗುತ್ತದೆ ಎಂದರು.

ಆಶೀರ್ವಾದ



ಹೊಸದುರ್ಗದ ಕುಂಚಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಭಗೀರಥ ಮಠದ ಶ್ರೀ ಪುರುಷೋತ್ತಮನಂದಪುರಿ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ರಾಜ್ಯದ ನಾನಾ ಭಾಗದ 25 ಕ್ಕೂ ಹೆಚ್ಚು ಮಠಾಧಿಪತಿಗಳು ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವದಿಸಿದರು.

ನಕಲಿ ಆಧಾರ್ ಕಾರ್ಡ್ ದೇಶದ ಹಿತಾಸಕ್ತಿಗೆ ವಿರುದ್ಧ: ಹೈ ಕಿಡಿ

ಬೆಂಗಳೂರು: ದೇಶದ ಬಗ್ಗೆ ಸ್ವಲ್ಪ ಕಾಳಜಿ ಇರಲಿ. ನಕಲಿ ಆಧಾರ್ ಕಾರ್ಡ್ ಮಾಡಿಕೊಡುವುದು ವ್ಯಾಪಕವಾಗಿದ್ದು, ಆದರೂ ಯಾವುದೇ ಅಪರಾಧವಾಗಿಲ್ಲ ಎನ್ನುತ್ತಿದ್ದೀರಿ? ಇದು ಸಾಕಾಗುವುದಿಲ್ಲವೇ? ನೀವು ಬಂದವರಿಗೆಲ್ಲಾ ನಕಲಿ ಆಧಾರ್ ಕಾರ್ಡ್ ಮಾಡಿಕೊಟ್ಟಿದ್ದೀರಿ. ಅವರು ಭಾರತೀಯರೇ ಅಲ್ಲ. ಎತ್ತ ಸಾಗುತ್ತಿದ್ದೇವೆ? ಎಂದು ಹೈಕೋರ್ಟ್ ಕಿಡಿಕಾರಿದೆ.

ಬಾಂಗ್ಲಾದೇಶದ ನಿವಾಸಿಗಳಿಗೆ ಆಧಾರ್, ಪ್ಯಾನ್‌ಕಾರ್ಡ್ ಮಾಡಿಕೊಡುತ್ತಿದ್ದ ವ್ಯಕ್ತಿಯ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ಸೋಮವಾರ ನಿರಾಕರಿಸಿದ್ದು, ಪಶ್ಚಿಮ ಬಂಗಾಳದ ವ್ಯಕ್ತಿ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂದಿದೆ. 27 ವರ್ಷದ ಅರ್ನಬ್ ಮಂಡಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಆರ್. ರಕ್ಷಿತ್ ಅವರು ಈ ಪ್ರಕರಣಕ್ಕೆ ನಕಲಿ ಆರೋಪ ಅನ್ವಯಿಸಲ್ಲ. ಅರ್ಜಿದಾರ ವಿದೇಶಿಯನಲ್ಲದ ಕಾರಣ ಅನ್ವಯಿಸಿರುವ ವಿದೇಶಿಯರ ಕಾಯಿದೆ ಸೆಕ್ಷನ್ 14 ಅನ್ವಯಿಸುವುದಿಲ್ಲ. 2024 ಜ.22ರಂದು ಅರ್ಜಿದಾರ ಕಸ್ಟಡಿಯಲ್ಲಿದ್ದು, ಶಿಕ್ಷೆಯ ಅರ್ಧ ಭಾಗವನ್ನು ಜೈಲಿನಲ್ಲೇ ಕಳೆದಿದ್ದಾರೆ ಎಂದರು. ಅನ್ಯ ದೇಶದ ವ್ಯಕ್ತಿಗಳಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುವ ಮೂಲಕ ಎಲ್ಲವನ್ನೂ ನೀವು ನಾಶಪಡಿಸುತ್ತಿದ್ದೀರಿ. ಅವರು ಭಾರತೀಯರಲ್ಲ, ಆದರೂ ನಕಲಿ ಆಧಾರ್ ಕಾರ್ಡ್ ನೀಡಲಾಗುತ್ತಿದೆ. ಅರ್ಜಿದಾರ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದಿತು.

ಜನರು ಇದನ್ನು ಮುಂದುವರಿಸಿದರೆ ಸರ್ಕಾರ ಹೇಗೆ ತಾನೆ ಕಣ್ಣಿಡಲು ಸಾಧ್ಯ? ನೀವು ಭಾರತೀಯರಲ್ಲವೇ ಎಂದಿತು. ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ಒಪ್ಪಿದ್ದು, ವಿಚಾರಣಾಧೀನ ನ್ಯಾಯಾಲಯದಲ್ಲಿ ಜಾಮೀನು ಕೋರುವುದಾಗಿ ಹೇಳಿದರು. ಇದನ್ನು ದಾಖಲಿಸಿದ ನ್ಯಾಯಾಲಯವು ಅರ್ಜಿದಾರರು ಕಾನೂನಿನ ಅನ್ವಯ ಪರಿಹಾರ ಕೋರಬಹುದು ಎಂದು ಅರ್ಜಿ ಇತ್ಯರ್ಥಪಡಿಸಿತು.

ಕಿರುಸುದ್ದಿ

ರಾಜ್ಯಸಭೆ: ನಾಮಪತ್ರಕ್ಕೆ ಜೂ.8 ಕೊನೆ ದಿನ

ಬೆಂಗಳೂರು: ರಾಜ್ಯದ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆ ಮಾಡುವ 4 ಸ್ಥಾನಗಳಿಗೆ ಸೋಮವಾರದಿಂದಲೇ ಅಧಿಸೂಚನೆ ಪ್ರಕಟಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಜೂ.8 ಕೊನೆಯ ದಿನವಾಗಿದೆ. ಜೂ.9 ಮಂಗಳವಾರ ನಾಮಪತ್ರ ಪರಿಶೀಲನೆಯಾಗಲಿದೆ. ಜೂ.11 ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.18 ಗುರುವಾರ ಬೆಳಗ್ಗೆ 9 ರಿಂದ 4 ಗಂಟೆಗೆ ಮತದಾನದ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಚುನಾವಣಾಧಿಕಾರಿಯಾಗಿದ್ದಾರೆ.

ಹಿಮಾಚಲದಲ್ಲಿ ಅಪಘಾತ: ವಿಜಯೇಂದ್ರ ಸಂತಾಪ

ಬೆಂಗಳೂರು: ಹಿಮಾಚಲ ಪ್ರದೇಶದ ಚಂಬಾದ ಸಚ್ ಪಾಸ್ ಬಳಿ ಭಾನುವಾರ ಸಂಭವಿಸಿರುವ ಭೀಕರ ಅಪಘಾತದಲ್ಲಿ ಬೆಂಗಳೂರಿನ ಎರಡು ಕುಟುಂಬಗಳ ಒಟ್ಟು 7 ಜನರು ಸೇರಿದಂತೆ ಒಟ್ಟು 8 ಮಂದಿ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಪ್ರವಾಸಕ್ಕೆ ತೆರಳಿದ್ದ ಕುಟುಂಬಗಳು ಹೀಗೆ ದುರಂತ ಅಂತ್ಯ ಕಂಡಿರುವುದು ನಿಜಕ್ಕೂ ಅತ್ಯಂತ ದುಃಖದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಎಕ್ಸ್‌ನಲ್ಲಿ ಬೇಸರ ವ್ಯಕ್ತಪಡಿಸಿರುವ ಅವರು, ರಾಜ್ಯ ಸರ್ಕಾರ ಹಿಮಾಚಲ ಪ್ರದೇಶ ಸರ್ಕಾರದೊಂದಿಗೆ ಸಂಪರ್ಕ, ಸಮನ್ವಯ ಸಾಧಿಸಿ ಮೃತರ ಪಾರ್ಥಿವ ಶರೀರಗಳನ್ನು ಬೆಂಗಳೂರಿಗೆ ಮರಳಿ ತರುವುದೂ ಸೇರಿದಂತೆ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಶೋಕತಪ್ತ ಕುಟುಂಬಗಳ ಸದಸ್ಯರಿಗೆ ಈ ಅನಿರೀಕ್ಷಿತ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ತೀರ್ಪು: ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ತೀರ್ಪಿಗೆ ಸಂಬಂಧಿಸಿದಂತೆ ಕಾವೇರಿ ನದಿ ರಕ್ಷಣಾ ಸಮಿತಿಯಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಮರುಪರಿಶೀಲನಾ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಗೋಪಾಲಗೌಡರ ಬೆಂಗಳೂರಿನ ಕಚೇರಿಯಲ್ಲಿ ನಡೆದಿದ್ದ ಪೂರ್ವಭಾವಿ ಸಭೆಯ ನಿರ್ಣಯದಂತೆ ಈ ಕಾನೂನು ಹೋರಾಟವನ್ನು ಮುಂದುವರಿಸಲಾಗಿದೆ.



ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಗೋಪಾಲಗೌಡ ಹಾಗೂ ಡಾ.ನಿಶ್ಚಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಮಹತ್ವದ ಹೆಜ್ಜೆ ಇಡಲಾಗಿದೆ. ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಬ್ರಿಜೇಶ್ ಕಾಳಪ್ಪ, ನೀರಾವರಿ ತಜ್ಞರು ಹಾಗೂ ಮಾಜಿ ಮುಖ್ಯಮಂತ್ರಿಗಳ ಸಲಹೆಗಾರ ವೆಂಕಟರಾಮು, ಸಮಿತಿಯ ಹಿರಿಯ ಉಪಾಧ್ಯಕ್ಷ ಅಂದಾನಪ್ಪ ಲಗ್ಗೆರೆ ಹಾಗೂ ಕಾವೇರಿ ನದಿ ರಕ್ಷಣಾ ಸಮಿತಿಯ ಅಧ್ಯಕ್ಷ ಎಚ್.ಕೆ. ರಾಮು ನೇತೃತ್ವದಲ್ಲಿ, ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಗುರುದತ್ತ ಅಂಕೋಲ್ಕರ್ ಅವರ ಮೂಲಕ ಈ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಸಮಿತಿ ತಿಳಿಸಿದೆ.

ಹಿಜಾಬ್ ಆದೇಶದಿಂದ ಮಕ್ಕಳಲ್ಲಿ ದ್ವೇಷದ ವಿಷಬೀಜ: ವಿಜಯೇಂದ್ರ

ಸರ್ಕಾರದ ನೀತಿಗೆ ಖಂಡನೆ

ಕಲಬುರಗಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಸರ್ಕಾರದ ನೀತಿಯನ್ನು ಖಂಡನೀಯ. ರಾಜ್ಯ ಸರ್ಕಾರ ಹಿಜಾಬ್‌ಗೆ ಆದೇಶ ಮಾಡುವ ಮೂಲಕ ಎಳೆಯ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷದ ಭಾವನೆ ಹಾಗೂ ತಾರತಮ್ಯದ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.



ಸೋಮವಾರ ಆಳಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರ ಮೇಲಿನ ಕೇಸ್ ವಾಪಸ್ ಪಡೆದಿರುವುದು ಖಂಡಿಸಿ ನಗರದ ಸರ್ದಾರ್ ವಲ್ಲಭ ಭಾಯ್ ಪಟೇಲ್(ಎಸ್‌ವಿಪಿ) ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿ ನೇತೃತ್ವ ವಹಿಸಿ ಅವರು ಮಾತನಾಡಿದರು.

ಇವರು ಅಧಿಕಾರದ ಮದದಿಂದ ಎಲ್ಲವನ್ನೂ ಅರಗಿಸಿಕೊಳ್ಳುತ್ತೇವೆ ಎಂಬ ಅಹಂಕಾರದಲ್ಲಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ರಾಜ್ಯ ಉದ್ಧಾರವಾಗುವುದಿಲ್ಲ ಎಂದು ಹೇಳಿದರು. ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಮಾತನಾಡಿ, ಹಿಂದೂಗಳಿಗೆ ಒಂದು ನ್ಯಾಯ ಮುಸ್ಲಿಮರಿಗೆ ಒಂದು ನ್ಯಾಯವೇ? ಎಂದು ಪ್ರಶ್ನಿಸಿದರು.

ಶಾಸಕ ಬಸವರಾಜ್ ಮತ್ತಿಮಡು ಮಾತನಾಡಿ, ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕೇಸ್ ವಾಪಸ್ ಪಡೆದಿದೆ. ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳ ಮೇಲೆ ದೌರ್ಜನ್ಯ ನಡೆದರೆ ಪೊಲೀಸರು ಕೇಸ್ ದಾಖಲಿಸಿಕೊಳ್ಳುವುದಿಲ್ಲ, ಅದೇ ಮುಸ್ಲಿಮರ ಮೇಲೆ ಸಣ್ಣ ಘಟನೆಯಾದರೂ ತಕ್ಷಣ ಕೇಸ್ ಹಾಕುತ್ತಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.

> **ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕಾಗಿ ಆಳಂದ ಗಲಭೆ ಕೇಸ್ ವಾಪಸ್ ಪಡೆದಿದೆ. ಕಳೆದ 3 ವರ್ಷಗಳಿಂದ ಕೆಡಿಪಿ, ದಿಶಾ ಸಭೆ ನಡೆದಿಲ್ಲ. ಸಂವಿಧಾನದ ಬಗ್ಗೆ ಮಾತನಾಡುವ ಜಿಲ್ಲಾ ಉಸ್ತುವಾರಿ ಸಚಿವ ಖರ್ಗೆ 'ಸ್ಪೆಷಲ್ ಬೇಬಿ ಆಫ್ ಇಂಡಿಯಾ' ಆಗಿದ್ದು, ಸಂಪುಟದಲ್ಲೇ ಸಂವಿಧಾನದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ಬಹುಸಂಖ್ಯಾತ ಹಿಂದೂಗಳಿಗೆ ನ್ಯಾಯ ಸಿಗಲಿದೆ.**
> ■ **ಡಾ. ಉಮೇಶ್ ಜಾಧವ್, ಮಾಜಿ ಸಂಸದ**

ಮುಖಂಡ ಸಂಜಯ್ ಮಿಸ್ಕಿನ್ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಸಚಿವ ರಾಜುಗೌಡ, ದತ್ತಾತ್ರೇಯ ಪಾಟೀಲ್, ಅರುಣ ಶಹಾಪುರ, ಹರ್ಷಾನಂದ್ ಗುತ್ತೇದಾರ್ ಮಾತನಾಡಿದರು.ಮಾಜಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಅವಿನಾಶ್ ಜಾಧವ, ಎಂಎಲ್ಸಿ ಬಿ ಜಿ ಪಾಟೀಲ್, ಶಶೀಲ್ ನಮೋಶಿ,ವೆಂಕಟರೆಡ್ಡಿ ಮುದ್ನಾಳ್, ಶಿವಯೋಗಿ ನಾಗನಹಳ್ಳಿ, ಬಸವರಾಜ ಬೆಣ್ಣೂರ, ಲಿಂಗರಾಜ್ ಬಿರಾದಾರ್, ಅಮರನಾಥ್ ಪಾಟೀಲ್, ಶಿವರಾಜ್ ಪಾಟೀಲ್ ಅವ್ವಣ್ಣ ಮ್ಯಾಕೇರಿ, ಸಾಯಿಬಣ್ಣ ತಳವಾರ್, ಅಂಬರಾಯ ಅಷ್ಟಗಿ, ಧರ್ಮಣ್ಣ ಇಟಗಿ, ಶೋಭಾ ಬಾಣಿ, ಮಹದೇವ್ ಬೆಳಮಗಿ, ಗಿರಿರಾಜ್ ಯಳಮೇಲಿ, ಇಂದಿರಾಶಕ್ತಿ, ವಿಜಯಲಕ್ಷ್ಮಿ ಗೊಬ್ಬುರಕರ್, ಶಾಂತಬಾಯಿ, ಸಂತೋಷಿ ರಾಣಿ, ಸುಧಾ ಹಾಲ್ಕಾಯಿ, ಭಾಗೀರಥಿ ಗುನ್ನಾಪುರ ಇದ್ದರು.

30ರವರೆಗೆ ಲಾಲ್‌ಬಾಗ್‌ನಲ್ಲಿ ಮಾವು ಮೇಳ

ಮೇಳಕ್ಕೆ ಉತ್ತಮ ಸ್ಪಂದನೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಜೂ.4ರಿಂದ 30ರವರೆಗೆ ಲಾಲ್‌ಬಾಗ್‌ನಲ್ಲಿ ಮಾವು ಮತ್ತು ಹಲಸು ಮೇಳ-2026 ಅನ್ನು ಆಯೋಜಿಸಲಾಗಿದೆ ಎಂದು ನಿಗಮದ ಅಧ್ಯಕ್ಷ ಡಾ.ಬಿ.ಸಿ.ಮುದ್ದುಗಂಗಾಧರ್ ತಿಳಿಸಿದರು.



ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೇ ತಿಂಗಳಲ್ಲಿ ಕಬ್ಬನ್ ಪಾರ್ಕ್‌ನಲ್ಲಿ ನಡೆದ ಮಾವು-ಹಲಸು ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಸುಮಾರು 53 ರಿಂದ 57 ಟನ್‌ಗಳಷ್ಟು ಮಾವು ಮತ್ತು 1.5 ಟನ್‌ಗಳಷ್ಟು ಹಲಸು ಮಾರಾಟ ಮಾಡಿ ಉತ್ತಮ ಆದಾಯ ಗಳಿಸಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಹಾಗೂ ಹಣ್ಣು ಪ್ರಿಯರನ್ನು ಒಂದೇ ವೇದಿಕೆಗೆ ತರುವ ಉದ್ದೇಶ ಲಾಲ್‌ಬಾಗ್‌ನಲ್ಲಿ ಮೇಳ ಆಯೋಜಿಸಲಾಗಿದೆ.

150 ಟನ್‌ಗೂ ಅಧಿಕ ಮಾರಾಟ

ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್. ವೇದಮೂರ್ತಿ ಮಾತನಾಡಿ, ಈ ಬಾರಿ ಮಳೆಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಬಂದಿಲ್ಲ, ಆದಾಗ್ಯೂ, ಮೇಳದಲ್ಲಿ 150 ಟನ್‌ಗೂ ಅಧಿಕ ಮಾವು ಮತ್ತು 10-15 ಟನ್‌ಗೂ ಅಧಿಕ ಹಲಸು ಮಾರಾಟವಾಗುವ ನಿರೀಕ್ಷೆಯಿದೆ. ಸುಮಾರು. 1.8 ಕೋಟಿಗೂ ಅಧಿಕ ವಹಿವಾಟು ನಡೆಯುವ ಸಾಧ್ಯತೆಯಿದೆ ಎಂದರು.

170ಕ್ಕೂ ಅಧಿಕ ಮಳಿಗೆ ತೆರೆಯಲು ಅವಕಾಶ

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ, ಕೊಪ್ಪಳ, ಧಾರವಾಡ, ಬೆಂಗಳೂರು ಗ್ರಾಮಾಂತರ ಹಾಗೂ ಹಾಸನ ಜಿಲ್ಲೆಗಳ ರೈತರು ನೇರವಾಗಿ ಗ್ರಾಹಕರಿಗೆ ಹಣ್ಣುಗಳನ್ನು ಮಾರಾಟ ಮಾಡಲಿದ್ದಾರೆ. ಒಟ್ಟು 168 ಮಾವು ಬೆಳೆಗಾರರ ಮಳಿಗೆಗಳು ಹಾಗೂ 17 ಹಲಸು ಬೆಳೆಗಾರರ ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಸಹಜವಾಗಿ ಮಾಗಿದ ಗುಣಮಟ್ಟದ ಹಣ್ಣುಗಳನ್ನು ರೈತರಿಂದ ನೇರವಾಗಿ ಒದಗಿಸುವುದರ ಜತೆಗೆ ಜ್ಯೂಸ್, ಜಾಮ್, ಉಪ್ಪಿನಕಾಯಿ, ಕ್ಯಾಂಡಿ, ಚಿಪ್ಸ್, ಪಲ್ಪ್ ಹಾಗೂ ಐಸ್‌ಕ್ರೀಂ ಸೇರಿದಂತೆ ಮಾವು ಮತ್ತು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳೂ ಲಭ್ಯವಿರಲಿವೆ.

ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ: ವಿ.ಸೋಮಣ್ಣ

ಗುಬ್ಬಿ: ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದು ನಾಣ್ಯದ ಎರಡು ಮುಖಗಳಂತೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪರಸ್ಪರ ಸಹಕಾರದ ಕೊರತೆಯಿದ್ದರೆ ಜನಪರ ಯೋಜನೆಗಳು ಜನರಿಗೆ ತಲುಪುವುದಿಲ್ಲ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯಸಚಿವ ವಿ.ಸೋಮಣ್ಣ ತಿಳಿಸಿದರು.



ತಾಲೂಕಿನ ಕಸಬಾ ಹೋಬಳಿಯ ಕಳ್ಳಿಪಾಳ್ಯ ರೈಲ್ವೆ ಗೇಟ್ ಬಳಿ ನಿರ್ಮಾಣವಾಗಲಿರುವ ರೈಲ್ವೆ ಕೆಳಸೇತುವೆ ಕಾಮಗಾರಿಗೆ ಸೋಮವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗುಬ್ಬಿ ತಾಲೂಕೊಂದರಲ್ಲೇ ಒಟ್ಟು 10 ರೈಲ್ವೆ ಕೆಳಸೇತುವೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯಾದ್ಯಂತ ಸುಮಾರು 2,000 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳು ನಡೆಯುತ್ತಿವೆ.

ತುಮಕೂರು ಸಮೀಪ 4,000 ಕೋಟಿರೂ. ವೆಚ್ಚದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣವಾಗುತ್ತಿದ್ದು, ಇದರಿಂದ ಸುಮಾರು 5,000 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಯದುರ್ಗ- ಪಾವಗಡ ರೈಲ್ವೆ ಮಾರ್ಗದ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಬಳಿಕ ಮಡಕಶಿರಾ ಹಾಗೂ ಕೊರಟಗೆರೆ ಭಾಗದ ಕಾಮಗಾರಿಗಳು ಹಂತ-ಹಂತವಾಗಿ ಮುಗಿಯಲಿವೆ. ತುಮಕೂರು-ದಾವಣಗೆರೆ ರೈಲ್ವೆ ಮಾರ್ಗದ ಕಾಮಗಾರಿಯೂ ಅಂತಿಮ ಹಂತದಲ್ಲಿದೆ. ವಸಂತನರಸಾಪುರ ಕೈಗಾರಿಕಾ ವಲಯದಲ್ಲಿ 200 ಹಾಸಿಗೆಗಳ ಆಸ್ಪತ್ರೆ ಹಾಗೂ 20 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ವಸತಿ ನಿಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಪಂಚಮಸಾಲಿಗೆ 1 ಡಿಸಿಎಂ, 2 ಸಚಿವಗಿರಿ ನೀಡುವಂತೆ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ಸೇರಿ ಮೂರು ಸಚಿವ ಸ್ಥಾನಗಳನ್ನು ನೀಡಲೇಬೇಕು ಎಂದು ಪಂಚಮಸಾಲಿ ಸಮುದಾಯದ ಮುಖಂಡ ಬಸವರಾಜ ದಿಂಡೂರ್ ತಿಳಿಸಿದರು.

ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವೀರಶೈವ ಲಿಂಗಾಯುತ ದೊಡ್ಡ ಸಮುದಾಯವಾಗಿದ್ದು, ಶೇ.80ರಷ್ಟು ಇರುವ ಸಮುದಾಯಕ್ಕೆ ಇದುವರೆಗೂ ಯಾವ ಸರ್ಕಾರಗಳು ಕೊಡಬೇಕಾದ ಆದ್ಯತೆ ನೀಡಿಲ್ಲ. ನಿಜಲಿಂಗಪ್ಪ ಜೆ.ಎಚ್ ಪಟೇಲ್ ಸಿಎಂ ಆಗಿದ್ದು, ಈಗ ಕಾಲ ಸನ್ನಿತವಾಗಿದೆ. ಈಗ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ, ಮುಂದೆ ಅವಕಾಶ ಸಿಗುತ್ತದೆ ಎಂದು ಹೇಳಿದರು.

ಕ್ರಿಯಾಶೀಲ ಇರುವ ವ್ಯಕ್ತಿಗೆ ಅವಕಾಶ ನೀಡಿದರೆ ಅನುಕೂಲ ಆಗುತ್ತದೆ. ನಮ್ಮ ಮನವಿಗೆ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸ್ಪಂದನೆ ಮಾಡಿದ್ದಾರೆ. ಹೈಕಮಾಂಡ್ ಜತೆಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ. ದಿಲ್ಲಿಗೆ ಹೋಗಿ ರಾಹುಲ್ ಗಾಂಧಿ ಮತ್ತು ವೇಣುಗೋಪಾಲ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದರು. ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ಸಮತೋಲನದ ದೃಷ್ಟಿಯಿಂದ ಪಂಚಮಸಾಲಿ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವುದು ಅನಿವಾರ್ಯವಾಗಿದೆ.



ಮುಂದಿನ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರದ ಮೇಲಿನ ವಿಶ್ವಾಸವನ್ನು ಮತ್ತು ಬಲಪಡಿಸುವ ಉದ್ದೇಶದಿಂದಲೂ ನಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಕಾಶಪ್ಪನವರ್‌ಗೆ ಅವಕಾಶ ಸಿಗಲಿ: ಯಾರಿಗೆ ಅವಕಾಶ ನೀಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡಲಿ. ಆಯ್ಕೆಯನ್ನು ಪಕ್ಷಕ್ಕೆ ಬಿಟ್ಟಿದ್ದೇವೆ. ಬಹಳ ಜನ ಆಕಾಂಕ್ಷಿಗಳಿದ್ದಾರೆ, ಎಂ.ವೈ. ಪಾಟೀಲ, ಬಿ.ಆರ್. ಪಾಟೀಲ, ಅಲ್ಲಮಪ್ರಭು ಪಾಟೀಲ ಇದ್ದಾರೆ. ಶಾಸಕ ವಿಜಯಾನಂದ ಕಾಶಪ್ಪನವರ್ 2 ಬಾರಿ ಶಾಸಕರಾಗಿದ್ದು, ಸಮಾಜದಲ್ಲಿ ಸಂಚಲನ ಮೂಡಿಸಿದ್ದಾರೆ. ಅವರ ವೀಣಾ ಅವರು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿದ್ದು, ಮಹಾಸಭೆಯ ಮಹಿಳಾ ಘಟಕ ಅಧ್ಯಕ್ಷರಾಗಿದ್ದು, ಅವರ ಕುಟುಂಬ ಸಾಕಷ್ಟು ಸೇವೆ ಸಲ್ಲಿಸಿರುವುದರಿಂದ 4 ದಶಕಗಳಿಂದ ಪಕ್ಷ ನಿಷ್ಠೆಯಿಂದ ಇರುವು ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಿದರೆ, ಒಳ್ಳೆಯದು ಎಂದು ತಿಳಿಸಿದರು.

ಅತ್ಯಾಚಾರ ಆರೋಪಿ ಜಾಮೀನಿಗೆ ನಕಾರ

ಬೆಂಗಳೂರು: ಮಣಿಪಾಲ್ ತಂತ್ರಜ್ಞಾನ ಸಂಸ್ಥೆಯ ವಿದ್ಯಾರ್ಥಿಯಾಗಿದ್ದಾಗ ಸಹಪಾಠಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ಎರಡು ತಿಂಗಳಿಂದ ಜೈಲಿನಲ್ಲಿರುವ ಗೋಪಿ ಕಾರ್ತಿಕ್ ರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅಪರಾಧಿಗಳ ವಿರುದ್ಧ ಕಠಿಣ ನಿಲುವು ತಳೆಯದೇ ಇರುವುದರಿಂದ ಕಾನೂನು ತನ್ನ ಪ್ರಾಮುಖ್ಯತೆ ಕಳೆದುಕೊಂಡಿದೆ. ಈ ಕಾರಣಕ್ಕಾಗಿ ಅಪರಾಧ ಎಸಗುವುದು ಸುಲಭವಾಗಿದೆ ಎಂದು ನ್ಯಾಯಾಲಯ ಹೇಳಿದೆ.



ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮಾಡಿದ ರೀತಿ ಕಾಲೋ, ಕೈಯ್ಯೋ ಕತ್ತರಿಸಿದರೆ ಮಾತ್ರ ಜನರು ಕಾನೂನು ಪಾಲಿಸಬೇಕು ಎಂದು ಅರ್ಥೈಸಿಕೊಳ್ಳಬಹುದು. ನಮ್ಮಲ್ಲಿ ಪ್ರಜಾಪ್ರಭುತ್ವ ಇರುವುದರಿಂದ ಎಲ್ಲರೂ ಸರಾಗವಾಗಿ ತೆಗೆದುಕೊಳ್ಳುತ್ತಾರೆ ಎಂದ ನ್ಯಾಯಾಲಯ ಹೇಳಿದೆ. ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಆತ ಇನ್ನೂ ನಾಲ್ಕೈದು ದಿನ ಜೈಲಿನಲ್ಲಿರಲಿ ಬಿಡಿ. ಜೈಲಿನ ಅನುಭವವಾಗಲಿ. ಶಿಕ್ಷೆ ವಿಧಿಸಿದರೆ ನೀವು ಮತ್ತೆ ಜೈಲಿಗೆ ಹೋಗಬೇಕಾಗುವುದು, ಯಾರಿಗೆ ಗೊತ್ತು ಎಂದಿತು. ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿತು.

2023ರ ಸೆ.12ರಂದು ಸಂತ್ರಸ್ತೆಯನ್ನು ಆರೋಪಿಯು ಪುಸಲಾಯಿಸಿ ತಮ್ಮ ಸಂಬಂಧದ ಬಗ್ಗೆ ಚರ್ಚಿಸಲು ತಾನಿದ್ದ ಅಪಾರ್ಟ್‌ಮೆಂಟ್ ಕರೆದೊಯ್ದಿದ್ದನು. ಈ ವೇಳೆ ಆತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ದೂರಿನ ಆಧಾರದಲ್ಲಿ ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕ ಮೂಲದ ಬಾಲಿವುಡ್ ಗಾಯಕಿ | ಮುಂಬೈನಲ್ಲಿ ಅಂತ್ಯಕ್ರಿಯೆ

ಖ್ಯಾತ ಗಾಯಕಿ ಸುಮನ್ ಕಲ್ಯಾಣಪುರ್ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಸುವರ್ಣಯುಗದ ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ್ ಅವರ ಅಂತ್ಯಕ್ರಿಯೆ ಸೋಮವಾರ ಮುಂಬೈನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. 89 ವರ್ಷದ ಸುಮನ್ ಕಲ್ಯಾಣಪುರ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾಗಿದ್ದರು.

ಮುಂಬೈನ ಸಾಂತಾಕ್ರೂಜ್ ಚಿತಾಗಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಅವರ ಪಾರ್ಥಿವ ಶರೀರವನ್ನು ತ್ರಿವರ್ಣ ಧ್ವಜದಿಂದ ಹೊದಿಸಿ ಗೌರವಿಸಲಾಯಿತು. ಮುಂಬೈ ಪೊಲೀಸ್ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು. ಪುತ್ರಿ ಚಾರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಈ ವೇಳೆ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಅವರ ಅಮರ ಗೀತೆ ರಹೇನ್ ನಾ ರಹೇನ್ ಹಮ್, ಮಹೇಕಾ



ಕರೇಂಗೇ ಹಾಡಿನ ಮೂಲಕ ಅಂತಿಮ ನಮನ ಸಲ್ಲಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿ, ಭಾರತೀಯ ಸಂಗೀತ ಲೋಕವನ್ನು ಶ್ರೀಮಂತಗೊಳಿಸಿದ್ದ ಸುಮನ್ ಕಲ್ಯಾಣಪುರ ಅವರ ನಿಧನ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಕುಂದಾಪುರ ಮೂಲದ ಕುಟುಂಬ

ಸುಮನ್ ಕಲ್ಯಾಣಪುರ್ ಅವರದ್ದು ಮೂಲತಃ ಉಡುಪಿಯ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಕುಟುಂಬ. ಇವರ ತಂದೆ ಶಂಕರ ರಾವ್ ಹೆಮ್ಮಾಡಿ. ಇವರು ಆಗಿನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದು, ಬ್ರಿಟಿಷರ ಅವಧಿಯಲ್ಲಿ ಢಾಕಾಗೆ ನಿಯೋಜಿಸಲಾಗಿತ್ತು. ಹೀಗಾಗಿ, ಸುಮನ್ ಕಲ್ಯಾಣಪುರ್ ಅವರು ಢಾಕಾದಲ್ಲೇ ಜನಿಸಿದ್ದರು. ಕನ್ನಡದಲ್ಲಿ ಮೂರು ಗೀತೆ ಹಾಡಿದ್ದಾರೆ. ಒಡನಾಡಿ ಬೇಕೆಂದು, ಹನಿ ಹನಿ ಹೀರಿ ತಾನಿ ಹರೆಯ ಮತ್ತು ತಲ್ಲಣ ನೂರು ಬಗೆ ಎಂಬ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿ, ಅವರ ಸುಮಧುರ ಕಂಠ ಮತ್ತು ಭಾವಪೂರ್ಣ ಗಾಯನ ಭಾರತೀಯ ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸಿತ್ತು ಎಂದು ತಿಳಿಸಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಲತಾ ಮಂಗೇಶ್ಕರ್ ಮತ್ತು ಆಶಾ ಬೋಸ್ಲೆ ಅವರ ಪ್ರಾಬಲ್ಯದ ನಡುವೆಯೂ ಸುಮನ್ ಕಲ್ಯಾಣಪುರ ತಮ್ಮದೇ ಆದ ವಿಶಿಷ್ಟ ಸ್ಥಾನವನ್ನು ನಿರ್ಮಿಸಿಕೊಂಡಿದ್ದರು. ನಾ ತುಮ್ ಹಮೇನ್ ಜಾನೋ, ಆಜ್ ಕಲ ತೆರೆ ಮೇರೆ ಪ್ಯಾರ್ ಕೆ ಚರ್ಚೇ, ಬಹ್ನಾ ನೆ ಭಾಯಿ ಕಿ ಕಲಾಯಿ ಮೇಂ ಸೇರಿದಂತೆ ಅನೇಕ ಜನಪ್ರಿಯ ಗೀತೆಗಳನ್ನು ಅವರು ಹಾಡಿದ್ದರು.

1937ರಲ್ಲಿ ಇಂದಿನ ಢಾಕಾ ನಗರದಲ್ಲಿ ಜನಿಸಿದ್ದ ಸುಮನ್ ಕಲ್ಯಾಣಪುರ ಅವರು ಹಿಂದಿ, ಕನ್ನಡ, ಮರಾಠಿ, ಬೆಂಗಾಲಿ ಸೇರಿದಂತೆ 13 ಭಾರತೀಯ ಭಾಷೆಗಳಲ್ಲಿ 3,500ಕ್ಕೂ ಹೆಚ್ಚು ಹಾಡುಗಳಿಗೆ ಕಂಠ ನೀಡಿದ್ದಾರೆ. 2023ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಸಿಲಿಂಡರ್ ದರ ಏರಿಕೆ ಖಂಡಿಸಿದ ಮಲ್ಲಿಕಾರ್ಜುನ ಖರ್ಗೆ

ವಿಶ್ವಾಸ ಕಳೆದುಕೊಂಡ ಕೇಂದ್ರ

ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರ ಬರೀ ಮಾತಿನ ಮಲ್ಲನ ಸರ್ಕಾರವಾಗಿದ್ದು, ದೇಶದ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ, ದಿನೇ ದಿನೇ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಾರ್ವಜನಿಕರ ವಿಶ್ವಾಸವನ್ನು ಸಂಪೂರ್ಣ ವಾಗಿ ಕಳೆದುಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.



ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿರು ವುದನ್ನು ಖಂಡಿಸಿ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಠಿಣ ಶಬ್ದಗಳಲ್ಲಿ ವಿರೋಧ ವ್ಯಕ್ತಪಡಿಸಿದರು.

ದಿನ ಬಿಟ್ಟು ದಿನ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾಸ್, ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ದಿನ ಬಿಟ್ಟು ದಿನ ಏರಿಕೆ ಮಾಡುತ್ತಿದ್ದಾರೆ. ಬರೀ ಬಾಯಿ ಮಾತಿನಲ್ಲೇ ದೇಶದ ಸಮಸ್ಯೆಗಳಿಗೆ ಪರಿಹಾರ ಹೇಳುವ ನಾಟಕ ಆಡುತ್ತಿದ್ದಾರೆಯೇ ವಿನಃ, ವಾಸ್ತವದಲ್ಲಿ ಯಾವುದೇ ನಿಜವಾದ ಪರಿಹಾರವನ್ನು ಮಾಡುತ್ತಿಲ್ಲ. ತಮ್ಮದೇ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ವಿರೋಧ ಪಕ್ಷದವರು ತಮಗೆ ಸಹಕಾರ ನೀಡುತ್ತಿಲ್ಲ ಎಂದು ಸದಾ ಸುಳ್ಳು ಆರೋಪ ಮಾಡುವುದನ್ನೇ ರೂಢಿಸಿಕೊಂಡಿದ್ದಾರೆ ಎಂದು ಖರ್ಗೆ ಕಿಡಿಕಾರಿದರು.

ಆರ್ಥಿಕತೆ ಕುಸಿತ, ನಿರುದ್ಯೋಗ ತಾಂಡವ

ದೇಶದ ಪ್ರಸಕ್ತ ಆರ್ಥಿಕ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ರಾಷ್ಟ್ರದಲ್ಲಿ ರೂಪಾಯಿ ಮೌಲ್ಯ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಇನ್ನೊಂದೆಡೆ ನಿರುದ್ಯೋಗ ಸಮಸ್ಯೆ ದೇಶಾದ್ಯಂತ ತಾಂಡವವಾಡುತ್ತಿದೆ. ಗ್ರಾಮೀಣ ಭಾಗದ ಬಡವರಿಗೆ ಆಸರೆಯಾಗಿದ್ದ 'ಮನರೇಗಾ' (ಉದ್ಯೋಗ ಖಾತರಿ) ಸೇರಿದಂತೆ ಹಲವು ಪ್ರಮುಖ ಜನಕಲ್ಯಾಣ ಕಾರ್ಯಕ್ರಮಗಳಿಗೆ ಹಣ ನೀಡಲು ಈ ಕೇಂದ್ರ ಸರ್ಕಾರದ ಬಳಿ ದುಡ್ಡಿಲ್ಲದಂತಾಗಿದೆ ಎಂದು ಆರ್ಥಿಕ ವೈಫಲ್ಯಗಳನ್ನು ಬಿಡಿಸಿಟ್ಟರು.

ಚುನಾವಣೆಯಲ್ಲಿ ಮುಸ್ಲಿಮರಿಗೆ ಆದ್ಯತೆ ನೀಡಲು ಒಕ್ಕೂಟ ಆಗ್ರಹ


• **ಬೆಂಗಳೂರು:** ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ.18ರಂದು ನಡೆಯಲಿರುವ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಕರ್ನಾಟಕ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದೆ.

ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ತಿನ ಏಳು ಸ್ಥಾನಗಳಲ್ಲಿ ಕನಿಷ್ಠ ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇರುವುದರಿಂದ, ಅವುಗಳಲ್ಲಿ ಕನಿಷ್ಠ ಎರಡು ಸ್ಥಾನಗಳನ್ನು ಮುಸ್ಲಿಂ ಅಭ್ಯರ್ಥಿಗಳಿಗೆ ನೀಡಬೇಕು.ಇದೇ ವೇಳೆ ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಕನಿಷ್ಠ ಒಂದು ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ಮೀಸಲಿಡುವಂತೆ ಸಂಘಟನೆ ಆಗ್ರಹಿಸಿದೆ.

ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನ ಒಟ್ಟು 75 ಸದಸ್ಯರಲ್ಲಿ ಕೇವಲ ನಾಲ್ವರು ಮುಸ್ಲಿಂ ಸದಸ್ಯರಿದ್ದು, ರಾಜ್ಯದಲ್ಲಿರುವ ಮುಸ್ಲಿಂ ಜನಸಂಖ್ಯೆಗೆ ಹೋಲಿಸಿದರೆ ಇದು ಸಮರ್ಪಕ ಪ್ರಾತಿನಿಧ್ಯವಲ್ಲ. ಜನಸಂಖ್ಯೆಯ ಅನುಪಾತದ ಆಧಾರದ ಮೇಲೆ ಕನಿಷ್ಠ 9 ರಿಂದ 10 ಮುಸ್ಲಿಂ ಸದಸ್ಯರು ಇರಬೇಕಾಗಿತ್ತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿಧಾನ ಪರಿಷತ್ತಿನ 15 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಅವಕಾಶ ದೊರೆತಿದ್ದರೂ, ಅದರಲ್ಲಿ ಕೇವಲ ಒಬ್ಬ ಮುಸ್ಲಿಂ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. 2025ರಲ್ಲಿ ನಡೆದ ನಾಲ್ಕು ವಿಧಾನ ಪರಿಷತ್ ನಾಮನಿರ್ದೇಶನಗಳಲ್ಲಿಯೂ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಅವಕಾಶ ಸಿಕ್ಕಿಲ್ಲ. ಹಿಂದೆ ಕಾಂಗ್ರೆಸ್ ಪಕ್ಷದಿಂದ ಕನಿಷ್ಠ ಇಬ್ಬರು ಮುಸ್ಲಿಂ ಲೋಕಸಭಾ ಸದಸ್ಯರು ಆಯ್ಕೆಯಾಗುತ್ತಿದ್ದರು. ಆದರೆ ಪ್ರಸ್ತುತ ಮುಸ್ಲಿಂ ಸಮುದಾಯದಿಂದ ಒಬ್ಬರೂ ಲೋಕಸಭಾ ಸದಸ್ಯರಿಲ್ಲ ಎಂದು ಒಕ್ಕೂಟ ಬೇಸರ ವ್ಯಕ್ತಪಡಿಸಿದೆ.

ರಾಮ ಬಾಣ



ಸಮೀಕ್ಷೆ ದತ್ತಾಂಶದ ಸುಳ್ಳು ಮಾಹಿತಿ ಹಂಚಿದರೆ ಕ್ರಮ

• **ಬೆಂಗಳೂರು:** ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ವರದಿಯ ದತ್ತಾಂಶಗಳ ಕುರಿತು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ ಹಾಗೂ ಸುಳ್ಳು ಮಾಹಿತಿಯಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಎಚ್ಚರಿಕೆ ನೀಡಿದೆ.

ಆಯೋಗವು 2025ರಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲಕ ಸಂಗ್ರಹಿಸಿದ ದತ್ತಾಂಶಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ, ಮೇ.25 ರಂದು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು.ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಯಾವುದೇ ಮಾಹಿತಿ ಅಥವಾ ದತ್ತಾಂಶಗಳು ಸಾರ್ವಜನಿಕವಾಗಿ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಗೌಪ್ಯತೆ ಕಾಪಾಡಿಕೊಳ್ಳಲು ನ್ಯಾಯಾಲಯವು ಸೂಚಿಸಿತ್ತು.

ಕಾನೂನು ಕ್ರಮದ ಎಚ್ಚರಿಕೆ

ವರದಿಯ ದತ್ತಾಂಶಗಳ ಬಗ್ಗೆ ಸುಳ್ಳು ಮತ್ತು ಅನಧಿಕೃತ ಮಾಹಿತಿಯನ್ನು ಹಂಚಿಕೊಳ್ಳುವುದು ಉಚ್ಚ ನ್ಯಾಯಾಲಯದ ಆದೇಶದ ನೇರ ಉಲ್ಲಂಘನೆಯಾಗುತ್ತದೆ. ನ್ಯಾಯಾಂಗ ನಿಂದನೆ ಹಾಗೂ ಕಾನೂನು ಉಲ್ಲಂಘನೆಗೆ ಕಾರಣರಾಗುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಆಯೋಗವು ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಕಿಡಿ ನುಡಿ
• ವಾಸುದೇವರಾವ್ ಕಕ್ಕೆನೇಜಿ

◈ ಹಿಂದುಗಳು ಸದೃಢರಾದರೆ ಮಾತ್ರ ಭಾರತ ಸದೃಢವಾಗುತ್ತದೆ
– ಶ್ರೀರಾಜಶೇಖರಾನಂದ ಸ್ವಾಮೀಜಿ
– ಭಾರತ ಸದೃಢವಾದರೆ ಜಗತ್ತಿನ ಸಜ್ಜನ ಶಕ್ತಿ ಸದೃಢವಾಗುತ್ತದೆ, ಮೂಲಭೂತವಾದಿಗಳು ಮೂಲೆಗೆ ಸೇರುವಂತಾಗಿ ಶಾಂತಿ ಸ್ಥಾಪನೆಯಾಗುತ್ತದೆ!

ದಿನ ಭವಿಷ್ಯ

ಮೇಷ ಪರಿಸ್ಥಿತಿ ಪ್ರತಿಕೂಲ ಆಗಿದ್ದರೆ ಸ್ವಲ್ಪ ಕಾಲ ಕಾದು ನೋಡಿ. ಬಳಿಕ ಸರಿ ಹೋಗುವುದು. ದುಡುಕಿನ ಕ್ರಮ ಕೈಗೊಳ್ಳಬೇಡಿ. ಸೂಕ್ತ ಸಹಕಾರ ಪಡೆಯಿರಿ.

ವೃಷಭ ಕೆಲವರನ್ನು ಬದಲಿಸಲು ನಿಮ್ಮಿಂದ ಅಸಾಧ್ಯ. ಅವರ ಜತೆ ಹೊಂದಿಕೊಂಡು ಹೋಗುವುದೇ ಒಳಿತು. ವ್ಯವಹಾರದಲ್ಲಿ ಯಶ.

ಮಿಥುನ ವೃತ್ತಿಯಲ್ಲಿ ಸಮಸ್ಯೆ ನೀಗಿಸಲು ಶಕ್ತರಾಗುವಿರಿ. ವಿರೋಧಿಗಳ ಬಾಯಿ ಮುಚ್ಚಿಸುವಿರಿ. ಆರೋಗ್ಯ ಕಾಳಜಿ ನೋಡಿಕೊಳ್ಳಿ. ಸಿಕ್ಕಿದ್ದನ್ನು ತಿನ್ನಬೇಡಿ.

ಕಟಕ ಸದಾ ಮುಂದೆ ಹೆಜ್ಜೆ ಇಡಿ. ಸಣ್ಣ ಅಪಯಶಸ್ಸು ಕಂಡು ಹಿಂದಡಿ ಇಡಬೇಡಿ. ವ್ಯವಹಾರದಲ್ಲಿ ಕೆಲವರ ಅಸಹಕಾರ. ಕಠಿಣ ನಿಲುವು ಪ್ರದರ್ಶಿಸಿ.

ಸಿಂಹ ಹೆತ್ತವರು ಮಕ್ಕಳ ಕುರಿತು ಕಾಳಜಿ ವಹಿಸಿ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ನೆಂಟರಿಂದ ಟೀಕೆ ಕೇಳುವಿರಿ. ಧನಹಾನಿ.

ಕನ್ಯಾ ಆರ್ಥಿಕ ಒತ್ತಡ. ಅನ್ಯರ ನೆರವು ಅಪೇಕ್ಷಿಸಿದರೂ ಸಿಗದು. ಸಣ್ಣ ಘಟನೆಯೊಂದು ಮಾನಸಿಕ ಕ್ಷೋಭೆ ಉಂಟು ಮಾಡಬಹುದು.

ತುಲಾ ಅಡ್ಡಿಗಳಿಗೆ ಅಂಜಬೇಡಿ. ಅದನ್ನು ದಾಟಿ ಮುಂದೆ ಸಾಗಲು ಯತ್ನಿಸಿ. ಮನೆಯಲ್ಲಿ ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾದೀತು.

ವೃಶ್ಚಿಕ ವೃತ್ತಿಯಲ್ಲಿ ಕಠಿಣ ಸ್ಪರ್ಧೆ. ನಿಮ್ಮ ಪ್ರಭುತ್ವ ಸ್ಥಾಪಿಸಲು ಸಮಯ ಬೇಕಾದೀತು. ಮನೆಯಲ್ಲಿ ಶಾಂತ ಪರಿಸ್ಥಿತಿ. ಹಣದ ಬಿಕ್ಕಟ್ಟು ಪರಿಹಾರ.

ಧನು ಮಾನಸಿಕ ಶಾಂತಿ ಕದಡುವ ಬೆಳವಣಿಗೆ. ಸಮಚಿತ್ತ ಕಾಯ್ದುಕೊಳ್ಳಿ. ಕೆಲವರ ಕೆಣಕುವಿಕೆ ನಿರ್ಲಕ್ಷಿಸಿ. ಬಂಧುವಿನ ಕಿರಿಕಿರಿ ಎದುರಿಸುವಿರಿ.

ಮಕರ ಕಠಿಣ ಶ್ರಮಕ್ಕೆ ಫಲ ಸಿಗುವುದು. ಪ್ರಮುಖ ಕೆಲಸ ನಾಳೆಗೆ ಮುಂದೂಡುವ ಅಭ್ಯಾಸ ಬಿಡಿ. ಬಂಧುಗಳಿಂದ ಅಸಹಕಾರ.

ಕುಂಭ ನಿಮ್ಮ ಕಾರ್ಯಕ್ಕೆ ಮೆಚ್ಚುಗೆ ಸಿಗಲಿದೆ. ಟೀಕೆಗಳಿಗೆ ಅಂಜಿ ಉದ್ದೇಶಿತ ಕೆಲಸದಿಂದ ಹಿಂದೆ ಸರಿಯಬೇಡಿ. ಬಂಧುವಿನಿಂದ ಒತ್ತಡ.

ಮೀನ ಹತಾಶೆಯ ಮನೋಭಾವ. ಅದಕ್ಕೆ ಕಾರಣ ಮುಗಿಯದ ಸಮಸ್ಯೆ. ಗ್ರಹಗತಿ ಹಾಗಿದೆ. ಕೆಲ ಕಾಲ ಮಾನಸಿಕ ಕಿರಿಕಿರಿ ಬಾಧಿಸಲಿದೆ.

ರಾಹುಕಾಲ: 3.00 - 4.30
ಗುಳಿಕಕಾಲ: 12.00-1.30
ಅದೃಷ್ಟ ಸಂಖ್ಯೆ: 4,9,2,5

ಬಾರದ ಮುಂಗಾರು | ವಿದ್ಯುತ್ ಉತ್ಪಾದನೆಗೆ ಕೊರತೆಯಿಲ್ಲ

ಲಿಂಗನಮಕ್ಕಿ ಡ್ಯಾಂ ಬರಿದು

▸ **ಜಿ.ನಾಗೇಶ್ ಸಾಗರ**

• **ಸಾಗರ:** ಜೂನ್ 1ರಿಂದ ಮುಂಗಾರು ಪ್ರಾರಂಭವಾಗುತ್ತದೆ ಎನ್ನುವ ಜನರ ನಿರೀಕ್ಷೆ ಹುಸಿಯಾಗಿದೆ. ಕಳೆದ ಒಂದು ತಿಂಗಳಿನಿಂದ ವಿಪರೀತವಾಗಿದ್ದ ಕೆರೆಕಟ್ಟೆ ನದಿ ಜಲಮೂಲಗಳನ್ನು ಒಣಗಿಸಿ ಬಿಟ್ಟಿದೆ. ಲಿಂಗನಮಕ್ಕಿ ಜಲಾಶಯ ಸಹ ಹಿಂದಿನ ಎಲ್ಲ ವರ್ಷಗಳಿಗಿಂತ ಈ ಬಾರಿ ಹೆಚ್ಚು ಒಡಲು ಬರಿದು ಮಾಡಿ ಕೊಂಡಿದೆ. ಪ್ರತಿವರ್ಷ ಮುಂಗಾರು ಮಳೆಗೂ ಮುನ್ನ ಹಿಂಗಾರು ಮೇ ಎರಡು ಮೂರನೇ ವಾರ, ಜೂನ್ ಮೊದಲ ವಾರದಲ್ಲಿ ಬಂದು ಒಂದಷ್ಟು ನೀರು ಸಂಗ್ರಹವಾಗುತಿತ್ತು. ಆದರೆ ಈ ಬಾರಿ ಹಿಂಗಾರು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಏಪ್ರಿಲ್, ಮೇ ತಿಂಗಳಿನಲ್ಲಿ ಬಂದು ಹೋಗುತ್ತಿದ್ದ ಮಳೆಮಾರುತವೂ ಬಿದ್ದಿಲ್ಲ, ಇದರಿಂದ ಸಹಜವಾಗಿ ನದಿಮೂಲಗಳು ಬತ್ತುವ ಸ್ಥಿತಿಗೆ ತಲುಪಿದೆ. ನಾಡಿಗೆ ವಿದ್ಯುತ್ ಪೂರೈಕೆ ಮಾಡುವ ಶರಾವತಿ ಹಿನ್ನೀರು ಸಹ ವಿಪರೀತ ಬಿಸಿಲಿನಿಂದ ಬರಿದಾಗುತ್ತಾ ಬಂದಿದ್ದು ಜಲಚರಗಳು ಸಹ ಸಂಕಷ್ಟ ಅನುಭವಿಸುತ್ತಿದೆ.

ಜೂನ್1ರ ಬೆಳಿಗ್ಗೆ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1752.95ರಷ್ಟು ಇದೆ. ಜಲಾಶಯಕ್ಕೆ 797 ಕ್ಯೂಸೆಕ್ಸ್ ಒಳಹರಿವು ಇದ್ದರೇ, 2467.83 ಕ್ಯೂಸೆಕ್ಸ್ ಹೊರ ಹರಿವು ಇದ್ದು, ವಿದ್ಯುತ್ ಉತ್ಪಾದನೆಗಾಗಿ 4398 ಕ್ಯೂಸೆಕ್ಸ್ ನೀರು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 156 ಟಿಎಂಸಿ, 5 ಅಡಿ ಡೆಡ್ ಸ್ಟೋರೇಜ್ ಬಿಟ್ಟರೇ ಉಳಿದ 151 ಟಿಎಂಸಿ ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಬಹುದು.

8 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ವಿಪರೀತವಾಗಿದೆ. ಪ್ರತಿವರ್ಷ ಸಹಜವಾಗಿ ಏಪ್ರಿಲ್, ಮೇ, ಜೂನ್ ತಿಂಗಳಿನಲ್ಲಿ ವಿದ್ಯುತ್ ಬೇಡಿಕೆ ಜಾಸ್ತಿ ಇರುತ್ತದೆ. ಕೆಪಿಸಿ ಶರಾವತಿ ನದಿ ಮೂಲದ ಜಲ ವಿದ್ಯುತ್ ಜೊತೆಗೆ ವಿಂಡ್, ಸೋಲಾರ್, ಕಲ್ಲಿದ್ದಲು ಸೇರಿ ಬೇರೆಬೇರೆ ಮೂಲದಿಂದ ವಿದ್ಯುತ್ ಉತ್ಪಾದಿಸುವ ಜೊತೆಗೆ ಕೊರತೆ ಇದ್ದರೆ ಹೊರರಾಜ್ಯಗಳಿಂದ ಸಹ ಆಮದು ಮಾಡಿಕೊಂಡು ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿದೆ. ಆದರೆ ಕಡಿಮೆ ದರದಲ್ಲಿ ಮತ್ತು ಗುಣಮಟ್ಟದ ವಿದ್ಯುತ್ ನೀಡುವುದು ಶರಾವತಿ ನದಿ ಮೂಲದ ಎಬಿ ಸೈಟ್, ಗೇರುಸೊಪ್ಪ ಮತ್ತು ಶರಾವತಿ ವಿದ್ಯುದಾಗಾರ ಮಾತ್ರ.

ಲಿಂಗನಮಕ್ಕಿ ಜಲಾಶಯದಲ್ಲಿ 20 ಟಿಎಂಸಿ ನೀರು ಸಂಗ್ರಹ ಇರುವುರಿಂದ ಪ್ರತಿನಿತ್ಯ ಸುಮಾರು 8 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಮೇ ಎರಡನೇ ವಾರದವರೆಗೆ ಡ್ಯಾಂನಲ್ಲಿ 27 ಟಿಎಂಸಿ ನೀರು ಸಂಗ್ರಹ ಇದ್ದುದ್ದರಿಂದ 12 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತಿತ್ತು. ಆದರೆ ನೀರಿನ ಪ್ರಮಾಣ ಇಳಿಯುತ್ತಿರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ.

ಕಳೆದ ವರ್ಷ 2025ರ ಏಪ್ರಿಲ್‌ನಿಂದ 2026ರ ಏಪ್ರಿಲ್‌ವರೆಗೆ ಲಿಂಗನಮಕ್ಕಿ ಜಲಾಶಯದಲ್ಲಿ ಸಂಗ್ರಹವಾಗಿದ್ದ ನೀರಿನಿಂದ ಶರಾವತಿ ವಿದ್ಯುದಾಗಾರದಲ್ಲಿ 6100.692 ಮಿಲಿಯನ್ ಯೂನಿಟ್, ಲಿಂಗನಮಕ್ಕಿ ವಿದ್ಯುದಾಗಾರದಲ್ಲಿ 199.38 ಮಿಲಿಯನ್ ಯೂನಿಟ್, ಮಹಾತ್ಮಾ ಗಾಂಧಿ ವಿದ್ಯುದಾಗಾರದಲ್ಲಿ 697.23 ಮಿಲಿಯನ್ ಯೂನಿಟ್, ಗೇರುಸೊಪ್ಪ ವಿದ್ಯುದಾಗಾರದಲ್ಲಿ 686.54 ಮಿಲಿಯನ್ ವಿದ್ಯುತ್ ಯೂನಿಟ್ ಉತ್ಪಾದನೆ ಮಾಡಲಾಗಿದೆ.

ಮುಪ್ಪಾನೆ-ಹಲ್ಕೆ ಲಾಂಚ್ ಸ್ಥಗಿತ: ಶರಾವತಿ ಹಿನ್ನೀರನ್ನು ಆಶ್ರಯಿಸಿಕೊಂಡಿರುವ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ತಗ್ಗಿರುವುದರಿಂದ ಮಂಗಳವಾರದಿಂದ ಮುಪ್ಪಾನೆ-ಹಲ್ಕರೆ ನಡುವಿನ ಲಾಂಚ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.



ಕಳೆದ ವರ್ಷಕ್ಕಿಂತ ಕಡಿಮೆ ನೀರು

ಕಳೆದ ವರ್ಷ ಇದೇ ಹೊತ್ತಿಗೆ ಲಿಂಗನಮಕ್ಕಿ ಜಲಾಶಯದಲ್ಲಿ 1766.50 ಅಡಿ ನೀರು ಸಂಗ್ರಹವಿತ್ತು. ಶೇ. 23.17ರಂತೆ ಡ್ಯಾಂನಲ್ಲಿ 35.13 ಟಿಎಂಸಿ ನೀರಿನ ಸಂಗ್ರಹವಿತ್ತು. ಆದರೆ ಈ ಬಾರಿ ಶೇ. 13.72ರಂತೆ 20.80 ಟಿಎಂಸಿ ನೀರು ಲಿಂಗನಮಕ್ಕಿ ಡ್ಯಾಂನಲ್ಲಿ ಸಂಗ್ರಹವಿದೆ. ಕಳೆದ ವರ್ಷ ಮಳೆ ಉತ್ತಮವಾಗಿದ್ದರೂ ಫೆಬ್ರವರಿಯಿಂದ ಮೇ ತಿಂಗಳ ಕೊನೆವರೆಗಿನ ಬಿಸಿಲಿನ ತಾಪಕ್ಕೆ ನೀರು ಬತ್ತುತ್ತಾ ಬಂದಿದೆ.

ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ

ಪುಟ 1➡ ಹೀಗಾಗಿ ಪುಢಾರಿಯಂತೆ ವರ್ತಿಸುತ್ತಿರುವ ಕಾಂಗ್ರೆಸ್ಸಿನ ಯಾವುದೇ ಮಂತ್ರಿಗಳಿಗೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದರು.

ಮನೆಯಲ್ಲಿ ಕೂರಲ್ಲ: ಲಜ್ಜೆಗೆಟ್ಟು ಕೇವಲ ಮುಸ್ಲಿಂ ಓಲೈಕೆಗಾಗಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ, ಹಿಂದುಗಳಿಗೆ ಅಪಮಾನ ಮಾಡುವ ಮೂಲಕ ಅಧರ್ಮದ ಹಾದಿ ತುಳಿದಿದೆ. ತನ್ನ ಅಧಃಪತನವನ್ನು ತಾನೇ ಪ್ರಾರಂಭ ಮಾಡಿಕೊಂಡಿದೆ. ಇಂತಹ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವ ಶಕ್ತಿ ರಾಜ್ಯದ ಹಿಂದುಗಳಿಗಿದ್ದು, 2028ರ ಚುನಾವಣೆಯಲ್ಲಿ ಈ ಶಕ್ತಿ ಅನಾವರಣಗೊಳ್ಳಲಿದೆ. ಮುಸ್ಲಿಂ ಮತಗಳಿಂದ ಮಾತ್ರ ಅಧಿಕಾರಕ್ಕೆ ಬಂದಿರುವ ಭ್ರಮೆಯಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವನ್ನು ಬೇರು ಸಮೇತ ಕಿತ್ತು ಹಾಕುವವರೆಗೂ ಮನೆಯಲ್ಲಿ ಕೂರುವ ಮಾತೇ ಇಲ್ಲ, ಕಾಂಗ್ರೆಸ್ ಅಧಃಪತನದ ಹಣೆಬರಹ ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದರು.

ನಾಚಿಕೇಗೇಡು: ಕಳೆದ 3 ವರ್ಷಗಳಿಂದ ನಿರಂತರವಾಗಿ ಹಿಂದುಗಳ ಮೇಲೆ ದೌರ್ಜನ್ಯ, ಸುಳ್ಳು ಕೇಸು ಹಾಕಿಸುವ ಕೆಲಸ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಹಿಂದು ಕಾರ್ಯಕರ್ತರ ಮನೆ ಬಾಗಿಲು ತಟ್ಟಿ ಫೋಟೋ ತೆಗೆದು ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಸಚಿವ ಸಂಪುಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ, ದೇಶದ್ರೋಹಿ ಚಟುವಟಿಕೆ ಮಾಡಿದವರ ಮೇಲಿನ ಕೇಸ್ ವಾಪಸ್ ಪಡೆಯುವ ತೀರ್ಮಾನ ತೆಗೆದುಕೊಳ್ಳುವಾಗ ಶಾಸಕ ಬಿ.ಆರ್.ಪಾಟೀಲ್ ಕಣ್ಣು ಮುಚ್ಚಿ ಕುಳಿತದ್ದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್‌ಗೆ ಮುಸ್ಲಿಂರ ಭಯ ಕಾಡುತ್ತಿದೆ. ಮುಂದಿನ ದಿನಗಳಲ್ಲಿ ನಿಮ್ಮ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ ಯಾರೇ ಬಂದರೂ ರಾಜ್ಯದಲ್ಲಿ ಹಾಗೂ ಆಳಂದ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದರು.

ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, ನಮ್ಮ ನಂಬಿಕೆಗೆ ಘಾಸಿಗೊಳಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಬಸವರಾಜ ಮತ್ತಿಮಡು,ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಸಂಸದ ಡಾ.ಉಮೇಶ್ ಜಾಧವ್, ಎಂಎಲ್ಸಿ ಅರುಣ ಶಹಾಪುರ, ಮಾಜಿ ಶಾಸಕ ಸುಭಾಷ ಗುತ್ತೇದಾರ, ರಾಜಕುಮಾರ್ ಪಾಟೀಲ್, ದತ್ತಾತ್ರೇಯ ಪಾಟೀಲ, ರಾಜುಗೌಡ ಮಾತನಾಡಿದರು. ಶಾಸಕ ಶೈಲೇಂದ್ರ ಬೆಲ್ದಾಳೆ ಇದ್ದರು.



ರಾಜ್ಯದಲ್ಲಿ ಎಲ್ಲಿಯಾದರೂ ಹಿಂದುಗಳ ಮೇಲೆ ಸುಳ್ಳು ಕೇಸು ದಾಖಲಾದರೆ, ತಕ್ಷಣ ಬಿಜೆಪಿ ಮುಖಂಡರು ಪೊಲೀಸ್ ಠಾಣೆಗೆ ಘೇರಾವ್ ಹಾಕುವಂತೆ ರಾಜ್ಯದ ಎಲ್ಲ ಅಧ್ಯಕ್ಷರಾದಿಯಾಗಿ ಮುಖಂಡರಿಗೆ ಸೂಚಿಸಿದ್ದೇನೆ. ಹಿಂದು ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ.
■ **ಬಿ.ವೈ.ವಿಜಯೇಂದ್ರ, ರಾಜ್ಯಾಧ್ಯಕ್ಷ**

ವಿದ್ಯಾರ್ಥಿಗಳಿಗೆ ಡಿಕೆಶಿ ಶುಭ ಹಾರೈಕೆ

ಪುಟ 1➡ ನಮ್ಮಲ್ಲಿ ಅಮೂಲ್ಯ ಮಾನವ ಸಂಪನ್ಮೂಲಗಳಿವೆ. ಹೀಗಾಗಿ ಜಗತ್ತು ಭಾರತವನ್ನು ಕರ್ನಾಟಕ ಮೂಲಕ ನೋಡುತ್ತಿದೆ. ಇದೇ ಕಾರಣಕ್ಕೆ ನಮ್ಮ ಹಿರಿಯರು, ಐಐಟಿ, ಐಐಎಂ, ರಾಷ್ಟ್ರೀಯ ಕಾನೂನು ಕಾಲೇಜು, ಇಸ್ರೋ ಸೇರಿದಂತೆ ಎಚ್‌ಎಎಲ್ ಹಾಗೂ ಇತರೆ ಪ್ರಮುಖ ಸಂಸ್ಥೆಗಳನ್ನು ಇಲ್ಲಿಯೇ ಆರಂಭಿಸಿದ್ದಾರೆ. ಇವುಗಳನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಮಕ್ಕಳು ತಮ್ಮ ವಿದ್ಯಾಭ್ಯಾಸ ಮಾಡಬೇಕಾಗುತ್ತದೆ ಎಂದು ಸಲಹೆ ನೀಡಿದರು.

ಆತ್ಮವಿಶ್ವಾಸ ಕಳೆದುಕೊಳ್ಳಬಾರದು: ನಾವು ಕೃತಕ ಬುದ್ಧಿಮತ್ತೆ ಯುಗಕ್ಕೆ ಹೋಗುತ್ತಿದ್ದು, ಇದಕ್ಕೆ ಪೂರಕವಾಗಿ ವಿದ್ಯಾಭ್ಯಾಸ ಮಾಡಬೇಕು. ಮುಂದಿನ ದಿನಗಳಲ್ಲಿ ನಮ್ಮ ಶಿಕ್ಷಣ ನೀತಿಯನ್ನು ತಿಳಿಸಲಾಗುವುದು. ಈ ವರ್ಷ ನಿಮಗೆ ಶುಭವಾಗಲಿ, ಯಶಸ್ಸು ಸಿಗಲಿ. ಸರ್ಕಾರಿ ಶಾಲಾ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಷ್ಟೇ ಪ್ರತಿಭೆ ನಿಮ್ಮಲ್ಲೂ ಇದೆ ಎಂದು ಶಿವಕುಮಾರ್ ತಿಳಿಸಿದರು.

ಹಿಜಾಬ್‌ಗೆ ಪರ್ಯಾಯವಾಗಿ ಕೇಸರಿ ಶಾಲು ಕೊಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಸರಿ ಶಾಲು ಬೇಕೇ, ರಾಷ್ಟ್ರಧ್ವಜದ ಶಾಲು ಬೇಕೇ ಎಂದು ಮುಂದೆ ಚರ್ಚೆ ಮಾಡೋಣ ಎಂದರು.

ನಮ್ಮ ಕ್ರೀಡಾಪ್ರೇಮಿಗಳಿಗೆ ಅನ್ಯಾಯ ಆಗಿರಬಹುದು. ನಮ್ಮ ರಾಜ್ಯದ ಹೆಸರಿನಲ್ಲಿ ಪ್ರತಿನಿಧಿಸುವ ತಂಡ ಉತ್ತಮವಾಗಿ ಆಡಿ ಗೆದ್ದಿದ್ದಾರೆ. ನಮ್ಮೆಲ್ಲರಿಗೂ ಹೆಮ್ಮೆ ತಂದಿದ್ದಾರೆ. ಕರ್ನಾಟಕ ರಾಜ್ಯದ ಜನರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
■ **ಡಿ.ಕೆ.ಶಿವಕುಮಾರ್, ನಿಯೋಜಿತ ಸಿಎಂ**

ಗುಜರಾತಿನವರು ಪಂದ್ಯ ಕಿತ್ತುಕೊಳ್ಳದಂತೆ ಕ್ರಮ

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ನಾವು ಅದಕ್ಕೆ ಅನುಮತಿ ನೀಡಿದ್ದೆವು. ಆದರೆ ಗುಜರಾತಿನವರು ತಮ್ಮ ಪ್ರಭಾವ ಬಳಸಿ ನಮ್ಮಿಂದ ಪಂದ್ಯ ಕಿತ್ತುಕೊಂಡಿದ್ದಾರೆ. ಮುಂದೆ ಮತ್ತೆ ಈ ರೀತಿ ಕಿತ್ತುಕೊಳ್ಳದಂತೆ ಅಗತ್ಯ ಸಿದ್ಧತೆ ಮಾಡುತ್ತಿದ್ದೇವೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದರು ಡಿ.ಕೆ.ಶಿವಕುಮಾರ್ ತಿಳಿಸಿದರು.

4 ತಿಂಗಳಲ್ಲಿ 2,511 ಶಸ್ತ್ರಚಿಕಿತ್ಸೆ

ಪುಟ 1➡ ಪ್ರತಿದಿನ 80ರಿಂದ 90 ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 300 ಹೊರರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ನೆಫ್ರೋ ಯುರಾಲಜಿ ಸಂಸ್ಥೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡುಬಂದಿದ್ದು, ಕಳೆದ ಐದು ವರ್ಷಗಳ ಅಂಕಿ ಅಂಶಗಳು ಆಸ್ಪತ್ರೆಯ ಮೇಲಿನ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತಿವೆ. ಜತೆಗೆ ಪ್ರತಿ ವರ್ಷ ಲಕ್ಷಕ್ಕೂ ಹೆಚ್ಚು ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದು ಆಸ್ಪತ್ರೆಯ ಕಾರ್ಯಕ್ಷಮತೆಯನ್ನು ತೋರಿಸುತ್ತಿದೆ.

ಉದ್ಘಾಟನೆಗೆ ಸಜ್ಜಾಗುತ್ತಿರುವ ನೂತನ ಕಟ್ಟಡ

ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2016ರಲ್ಲಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 150 ಹಾಸಿಗೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. 2018ರಲ್ಲಿ ಆರಂಭವಾದ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಮೂರು ಮಹಡಿಗಳ ಪೈಕಿ ಎರಡು ಮಹಡಿಗಳ ನಿರ್ಮಾಣ ಪೂರ್ಣಗೊಂಡಿದೆ. ಸದ್ಯ ಬಣ್ಣ ಬಳಿಯುವಿಕೆ, ಕೊಳಾಯಿ ಕಾಮಗಾರಿ, ಡಯಾಲಿಸಿಸ್ ಮತ್ತು ಐಸಿಯು ಘಟಕಗಳ ಅಂತಿಮ ಕೆಲಸಗಳು ಮಾತ್ರ ಬಾಕಿ ಉಳಿದಿವೆ. ನೂತನ ಕಟ್ಟಡದಲ್ಲಿ 30 ಹಾಸಿಗೆಗಳ ತೀವ್ರ ನಿಗಾ ಘಟಕ ಸ್ಥಾಪನೆಯಾಗಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಬರುವ ರೋಗಿಗಳಿಗೆ ಮತ್ತಷ್ಟು ಅನುಕೂಲವಾಗಲಿದೆ.

ನೆಫ್ರೋ ಯುರಾಲಜಿ ಸಂಸ್ಥೆ ಮೂತ್ರಪಿಂಡ ರೋಗಿಗಳಿಗೆ ಉನ್ನತ ದರ್ಜೆಯ ಚಿಕಿತ್ಸಾ ಸೌಲಭ್ಯ ನೀಡುತ್ತಿದ್ದೇವೆ. ರೋಗಿಗಳ ಚಿಕಿತ್ಸೆಗೆ ಮೊದಲ ಆದ್ಯತೆ ನೀಡುವ ಮೂಲಕ ಆಸ್ಪತ್ರೆ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ.
■ **ಡಾ. ಶಿವಲಿಂಗಯ್ಯ ಎಂ, ನಿರ್ದೇಶಕ, ನೆಫ್ರೋ ಯುರಾಲಜಿ ಸಂಸ್ಥೆ**

2026-27ನೇ ಶೈಕ್ಷಣಿಕ ಸಾಲಿಗೆ ಅಧಿಕೃತ ಚಾಲನೆ

• **ಬೆಂಗಳೂರು:** ರಾಜ್ಯಾದ್ಯಂತ 2026-27ನೇ ಶೈಕ್ಷಣಿಕ ಸಾಲಿಗೆ ಸೋಮವಾರ ಅಧಿಕೃತ ಚಾಲನೆ ದೊರೆತಿದ್ದು, ಸುಮಾರು 2 ತಿಂಗಳ ಬೇಸಿಗೆ ರಜೆಯ ನಂತರ ಶಾಲೆ-ಕಾಲೇಜುಗಳು ಮತ್ತೆ ವಿದ್ಯಾರ್ಥಿಗಳ ಕಲರವದಿಂದ ಕಂಗೊಳಿಸಿದವು. ಮೊದಲ ದಿನವೇ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸೇರಿ ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸಂಭ್ರಮದಿಂದ ಸ್ವಾಗತಿಸಿದರು.

ಶಾಲಾ ಆವರಣಗಳನ್ನು ಹಸಿರು ತಳಿರು ತೋರಣ, ಬಣ್ಣದ ಕಾಗದಗಳು ಹಾಗೂ ವಿವಿಧ ಅಲಂಕಾರಿಕ ವಸ್ತುಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯೇ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಹೂ ಮತ್ತು ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವೂ ನಡೆಯಿತು. ಶಾಲಾ ಮೊದಲ ದಿನದ ಹಿನ್ನೆಲೆ ಪಾಠಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳು ಆಟ, ಹಾಡು, ಪರಿಚಯದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಆನ್‌ಲೈನ್ ಹಾಜರಾತಿ ಕಡ್ಡಾಯ: ಈ ವರ್ಷದಿಂದ ಆನ್‌ಲೈನ್ ಹಾಜರಾತಿ ಶಿಕ್ಷಕರಿಗೆ ಕಡ್ಡಾಯವಾಗಿದ್ದು ಹಲವು ಶಿಕ್ಷಕರು ಕರ್ತವ್ಯ ಆ್ಯಪ್‌ನಲ್ಲಿ ಹಾಜರಿ ಹಾಕದಿರುವುದು, ಆ್ಯಪ್‌ನಲ್ಲಿ ನೋಂದಾಣಿ ಮಾಡಿಕೊಳ್ಳದಿರುವುದನ್ನು ಶಾಲಾ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಧಾರವಾಡ ವಿಭಾಗದಲ್ಲಿ ಸುಮಾರು ಶೇ.30ರಷ್ಟು ಶಿಕ್ಷಕರು ಕರ್ತವ್ಯ ಆ್ಯಪ್‌ನಲ್ಲಿ ಹಾಜರಿ ಹಾಕಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯ ಆ್ಯಪ್‌ನಲ್ಲಿ ಹಾಜರಿ ದಾಖಲಿಸದ ಶಿಕ್ಷಕರಿಗೆ ಇಲಾಖೆ ನೋಟಿಸ್ ನೀಡಿದ್ದು 5 ದಿನದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದೆ. ರಾಜ್ಯದ ಇತರೆ ಭಾಗದಲ್ಲಿಯೂ ಕರ್ತವ್ಯ ಆ್ಯಪ್‌ನಲ್ಲಿ ಹಾಜರಿ ಹಾಕದಿರುವ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಸತ್ಯ ಹೇಗೆ ಷಡ್ಯಂತ್ರವಾಗುತ್ತದೆ? ಸಮರ್ಥ ಶಾಮನೂರು ಪ್ರಶ್ನೆ

• **ದಾವಣಗೆರೆ:** ಜಮೀರ್ ಅಹಮದ್ ಅವರ ನಕಲಿ ಆಡಿಯೋ ಹೇಳಿಕೆಗೆ ದಾವಣಗೆರೆಯಲ್ಲಿ ಶಾಸಕ ಸಮರ್ಥ ಶಾಮನೂರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ಸಮಯದಲ್ಲಿ ಇದೆಲ್ಲವೂ ಓಪನ್ ಸೀಕ್ರೆಟ್ ಆಗಿತ್ತು. ಸತ್ಯ ಸಂಗತಿಗಳು ಹೊರಬಂದಾಗ ಅದನ್ನು ಷಡ್ಯಂತ್ರ ಎನ್ನುವುದು ಸರಿಯಲ್ಲ. ಪ್ರತಿ ಚುನಾವಣೆಯಲ್ಲಿ ಎ ಟೀಂ, ಬಿ ಟೀಂ ಎಂಬುದು ಇರುತ್ತದೆ. ಆದರೆ ಆಡಿಯೋದಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಮಾತನಾಡಿರುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.



ಎಸ್‌ಡಿಪಿಐ ಮತ್ತು ಪಕ್ಷೇತರರನ್ನು ಜಮೀರ್ ಒಗ್ಗೂಡಿಸಿದ್ದಾರಾ? ಎಲ್ಲರೂ ಒಗ್ಗೂಡಿ ಬರಬೇಕಿತ್ತಲ್ಲವೇ? ಈ ಆಡಿಯೋವನ್ನು ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಿ ತನಿಖೆ ಮಾಡಲಿ. ಹೈಕಮಾಂಡ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
■ **ಸಮರ್ಥ ಶಾಮನೂರು, ಶಾಸಕ**

ಪುರುಷರ ಖಾತೆಗಳಿಗೂ ಲಕ್ಷ್ಮೀ ಭಂಡಾರ್ ಹಣ!

ಪುಟ 1➡ ಹೊಸ ಬಿಜೆಪಿ ಸರ್ಕಾರದ ಅನ್ನಪೂರ್ಣ ಭಂಡಾರ್ ಯೋಜನೆಯ 12 ಪುಟಗಳ ಪರಿಶೀಲನಾ ನಮೂನೆಯನ್ನು ಪ್ರಶ್ನಿಸುವವರು, ಹಿಂದಿನ ಲಕ್ಷ್ಮೀ ಭಂಡಾರ್ ಯೋಜನೆಯಲ್ಲಿ ಅಕ್ರಮಗಳು ಕಂಡುಬಂದ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು. ಸುಳ್ಳು ಮಾಹಿತಿ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನಗಳನ್ನು ಪಡೆದಿದ್ದಕ್ಕಾಗಿ ಕೆಲವು ಪುರುಷರನ್ನು ಈಗಾಗಲೇ ಬಂಧಿಸಲಾಗಿದೆ .'ನಾವು ಈ ಅಕ್ರಮಗಳನ್ನು ತಳಮಟ್ಟದಲ್ಲಿ ಭೇದಿಸಲಿದ್ದೇವೆ. ಅನ್ನಪೂರ್ಣ ಭಂಡಾರ್ ಪ್ರಯೋಜನಗಳನ್ನು ಬುಧವಾರ ಹೆಚ್ಚಿನ ಸಂಖ್ಯೆಯ ಮಹಿಳಾ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಪ್ರಕಟಿಸಿದರು.



ಮನೆಗೆಲಸದ ಕಲಿತಾ ಮಾಝಿ ಈಗ ಸಚಿವೆ!

ಪುಟ 1➡ ಗುಸ್ಕಾರ ಪುರಸಭೆ ನಿವಾಸಿಯಾಗಿರುವ ಕಲಿತಾ ಮಾಝಿ ಸಕ್ರಿಯ ರಾಜಕೀಯಕ್ಕೆ ಬರುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸರಳ ಜೀವನಶೈಲಿ, ಸ್ಥಳೀಯ ಜನರೊಂದಿಗೆ ಹೊಂದಿದ್ದ ನಿಕಟ ಸಂಪರ್ಕ ಮತ್ತು ಜನಪರ ಕಾರ್ಯಗಳು ಚುನಾವಣಾ ಪ್ರಚಾರದ ವೇಳೆ ಹೆಚ್ಚಿನ ಗಮನ ಸೆಳೆದಿದ್ದವು. ಆಸ್ಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಝಿ 1,07,692 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಅಂತರದಿಂದ ಸೋಲಿಸಿದ್ದರು. ಮನೆಗೆಲಸದಿಂದ ಸಚಿವ ಸ್ಥಾನಕ್ಕೇರಿದ ಕಲಿತಾ ಮಾಝಿಯ ಪಯಣವು ಸಾಮಾನ್ಯ ಜನರಿಗೂ ರಾಜಕೀಯದಲ್ಲಿ ದೊಡ್ಡ ಸಾಧನೆ ಸಾಧ್ಯ ಎಂಬುದಕ್ಕೆ ಸ್ಫೂರ್ತಿದಾಯಕ ಉದಾಹರಣೆಯಾಗಿದೆ. ಎರಡನೇ ಹಂತದಲ್ಲಿ ಸುವೇಂದು ಸಂಪುಟಕ್ಕೆ ಕ್ರಿಕೆಟಿಗ ಅಶೋಕ್ ದಿಂಡಾ ಸೇರಿದಂತೆ 35 ಶಾಸಕರು ಸಚಿವರಾಗಿ ಸೇರ್ಪಡೆಯಾಗಿದ್ದು, ಸಂಪುಟದ ಬಲ 41ಕ್ಕೆ ಏರಿಕೆಯಾಗಿದೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ಹಾರ್ಮುಜ್ ಸಂಪೂರ್ಣ ಬಂದ್

ಪುಟ 1➡ ಇದೇ ವೇಳೆ, ಹಾರ್ಮುಜ್ ಜಲಸಂಧಿಯ ಜತೆಗೆ ಕೆಂಪು ಸಮುದ್ರವನ್ನು ಗಲ್ಫ್ ಆಫ್ ಏಡನ್‌ಗೆ ಸಂಪರ್ಕಿಸುವ ಬಾಬ್ ಎಲ್-ಮಂಡೆಬ್ ಜಲಸಂಧಿಯ ಮೇಲೂ ಒತ್ತಡ ಹೆಚ್ಚಿಸುವ ಸೂಚನೆ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕ ಹೆಚ್ಚಿದ್ದು, ಬ್ರೆಂಟ್ ಮತ್ತು ಡಬ್ಲ್ಯುಟಿಐ ಕಚ್ಚಾ ತೈಲದ ಬೆಲೆಗಳು ಶೇ.7ಕ್ಕೂ ಹೆಚ್ಚು ಏರಿಕೆ ಕಂಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಒಪ್ಪಂದಕ್ಕೆ ಆಸಕ್ತಿ ತೋರಿದೆ ಎಂದು ಹೇಳಿದ್ದರೂ, ಇತ್ತೀಚಿನ ಬೆಳವಣಿಗೆಗಳು ರಾಜತಾಂತ್ರಿಕ ಪರಿಹಾರದ ಸಾಧ್ಯತೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿವೆ. ಜಾಗತಿಕ ತೈಲ ಪೂರೈಕೆಯ ಸುಮಾರು ಶೇ.20ರಷ್ಟು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವುದರಿಂದ, ಈ ಮಾರ್ಗ ಬಂದ್ ಆದರೆ ವಿಶ್ವ ಆರ್ಥಿಕತೆ ಮತ್ತು ಇಂಧನ ಮಾರುಕಟ್ಟೆ ಮೇಲೆ ದೊಡ್ಡ ಪರಿಣಾಮ ಬೀಳುವ ಸಾಧ್ಯತೆ ಇದೆ.

ಇರಾನ್-ಅಮೆರಿಕ ದಾಳಿ, ಪ್ರತಿದಾಳಿ

ಅಮೆರಿಕದ ಡ್ರೋನ್‌ನ್ನು ಇರಾನ್ ಹೊಡೆದುರುಳಿಸಿದ ಬೆನ್ನಲ್ಲೇ, ಇರಾನ್‌ನ ರಡಾರ್ ಹಾಗೂ ಡ್ರೋನ್ ಕೇಂದ್ರಗಳ ಮೇಲೆ ದಾಳಿ ನಡೆಸಿರುವುದಾಗಿ ಅಮೆರಿಕ ಸೋಮವಾರ ತಿಳಿಸಿದೆ. ಇದಕ್ಕೆ ಪ್ರತಿಯಾಗಿ ತಾವೂ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದ್ದು, ಕುವೈತ್ ತನ್ನ ವಾಯುಪ್ರದೇಶದತ್ತ ಡ್ರೋನ್ ಮತ್ತು ಕ್ಷಿಪಣಿಗಳು ಬಂದಿರುವುದಾಗಿ ವರದಿ ಮಾಡಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ ಪ್ರಕಟಣೆಯ ಪ್ರಕಾರ, ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೆರಿಕದ ಎಂಕ್ಯು-1 ಡ್ರೋನ್‌ನ್ನು ಇರಾನ್ ಹೊಡೆದುರುಳಿಸಿದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಅಮೆರಿಕದ ಯುದ್ಧ ವಿಮಾನಗಳು ತ್ವರಿತವಾಗಿ ಪ್ರತಿಕ್ರಿಯಿಸಿ, ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ, ನೆಲದ ನಿಯಂತ್ರಣ ಕೇಂದ್ರ ಹಾಗೂ ಹಡಗುಗಳಿಗೆ ಅಪಾಯ ಉಂಟುಮಾಡುತ್ತಿದ್ದ ಎರಡು ದಾಳಿ ಡ್ರೋನ್‌ಗಳನ್ನು ನಾಶಪಡಿಸಿವೆ ಎಂದು ಪ್ರಕಟಣೆ ತಿಳಿಸಿದೆ. ಈ ನಡುವೆ, ಕುವೈತ್ ಸೋಮವಾರ ಮುಂಜಾನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳು ಒಳಬಂದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ತಡೆದಿರುವುದಾಗಿ ಹೇಳಿದೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕೂಡ ಅಮೆರಿಕದ ದಾಳಿಗೆ ಪ್ರತಿದಾಳಿ ನಡೆಸಿರುವುದಾಗಿ ತಿಳಿಸಿದ್ದು, ಅಮೆರಿಕದ ಪಡೆಗಳು ದೂರಸಂಪರ್ಕ ಗೋಪುರವೊಂದನ್ನು ಗುರಿಯಾಗಿಸಿಕೊಂಡಿದ್ದವು ಎಂದು ಆರೋಪಿಸಿದೆ. ನಂತರ ಇರಾನ್ ಸರ್ಕಾರಿ ಟಿವಿ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಯ ದೃಶ್ಯಗಳನ್ನು ಪ್ರಸಾರ ಮಾಡಿದೆ. ಅದರಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಚಿತ್ರವಿದ್ದ ಸ್ಟಿಕ್ಕರ್ ಕಾಣಿಸಿಕೊಂಡಿದ್ದು, ಕೊನೆಯ ಅಮೆರಿಕನ್ ಸೈನಿಕ ಈ ಪ್ರದೇಶವನ್ನು ತೊರೆಯುವವರೆಗೂ ಎಂಬ ಸಂದೇಶವೂ ಅದರಲ್ಲಿ ಇತ್ತು. ಈ ಬೆಳವಣಿಗೆಗಳು ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿವೆ.

8.30 ಲಕ್ಷ ರೂ. ಮೌಲ್ಯದ ಆಭರಣಗಳ ಕಳುವು

ಹುಬ್ಬಳ್ಳಿ: ತಾಲೂಕಿನ ಶರೇವಾಡ ಗ್ರಾಮದ ಬಸವೇಶ್ವರ ನಗರದ ಅಣ್ಣಿಗೇರಿ ಲೇಔಟ್‌ನ ಅರುಣ ಕುಮಾರ ಅಣ್ಣಿಗೇರಿ ಎಂಬುವರ ಮನೆಯ ಬೀಗ ಮುರಿದ ಕಳ್ಳರು ಮನೆಯಲ್ಲಿದ್ದ 8.30 ಲಕ್ಷ ರೂ. ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕಾಸಿನ ವಿಚಾರಕ್ಕೆ ಹಲ್ಲೆ

ಹುಬ್ಬಳ್ಳಿ: ರೀಯಲ್ ಎಸ್ಟೇಟ್ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಗಳಿಬ್ಬರಿಗೆ ಆರು ಜನರು ಸೇರಿ ರಾಡ್, ಕಟ್ಟಿಗೆ ಹಾಗೂ ಟೈಲ್ಸ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣ ಗೋಕುಲ ರಸ್ತೆ ಅಕ್ಷಯ ಕಾಲನಿಯಲ್ಲಿ ನಡೆದಿದೆ.

ಪ್ರವೀಣ ಹಾಗೂ ಆತನ ಬಾವನ ಮೇಲೆ ನಿತಿನ್ ಬಸವರಾಜ ಕೆಲಗೇರಿ, ಬಸವರಾಜ, ಜ್ಯೋತಿ, ನವೀನ, ಪ್ರಕಾಶ ಪ್ರಸಾದ ಹಾಗೂ ಇನ್ನೂ ನಾಲ್ವರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಪ್ರೀಯಾಂಕ ಬೆಟಗೇರಿ ದೂರು ನೀಡಿದ್ದಾರೆ. ಪ್ರೀಯಾಂಕ ಅವರ ಮನೆಯ ಹತ್ತಿರ ಹೋದ ಆರೋಪಿಗಳು ಮನೆಯ ಮುಂದೆ ಮೂತ್ರವಿಸರ್ಜನೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕಾಗಿ ಹಳೇ ದ್ವೇಷವನ್ನಿಟ್ಟುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಂದಿನ ಉತ್ಪನ್ನವಾರು ದರ — ಹುಬ್ಬಳ್ಳಿ

ಉತ್ಪನ್ನಗಳು	₹ಕನಿಷ್ಠ(ಕ್ವಿಂ)	₹ಗರಿಷ್ಠ (ಕ್ವಿಂ)
ಅಲಸಂದೆ ಕಾಳು	4459	4459
ಕಡಲೆಕಾಳು	1621	6229
ಉದ್ದಿನಕಾಳು	2229	6689
ಒಣ ಮೆಣಸಿನಕಾಯಿ	4000	25290
ಹೆಸರುಕಾಳು	2010	5799
ನೆಲಗಡಲೆ (ಶೇಂಗಾ)	4420	6661
ಜೋಳ	1335	4326
ಮೆಕ್ಕೆಜೋಳ	1810	1810
ಮಡಿಕೆ (ಮಟಕಿ)	6329	15011
ಈರುಳ್ಳಿ	400	1800
ಆಲೂಗಡ್ಡೆ	1200	1700
ಕುಸುಬೆ	5252	5252
ಸೋಯಾಬಿನ್	6949	6949
ತೊಗರಿ	5526	5526
ಗೋಧಿ	2007	3589

ಕ್ರಿ. ಮಿ. ನಂ : 281/2026
ಮಾನ್ಯ ಪ್ರಧಾನ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ಹಾವೇರಿ ಇವರ ನ್ಯಾಯಾಲಯದಲ್ಲಿ
ಅರ್ಜಿದಾರರು : 1) ಶಾಂತವ್ವ ಕೋಂ , ಚನ್ನಬಸಪ್ಪ ಗಂಗಣ್ಣನವರ ಸಾ॥ ಮುಳಗುಂದ ಚಾಳ, ಎಮ್. ಎಮ್. ಸರ್ಕಲ್, ಹಾವೇರಿ, ತಾ॥ ವ ಜಿ॥ ಹಾವೇರಿ. ಹಾಗೂ ಇತರರು.
ವಿರುದ್ಧ
ಎದುರುಗಾರರು : ಜನನ ಮತ್ತು ಮರಣ ನೋಂದಣಾಧಿಕಾರಿಗಳು ನಗರ ಸಭೆ ಕಾರ್ಯಾಲಯ, ಹಾವೇರಿ. ತಾ॥ ವ ಜಿ॥ ಹಾವೇರಿ.
ಇಸ್ತಿಯಾರ ನಾಮಾ
ಈ ಪ್ರಕರಣದಲ್ಲಿ ಅರ್ಜಿದಾರರಾದ ನಾವು ಈ ಮೂಲಕ ಸಾರ್ವಜನಿಕರ ಗಮನಕ್ಕಾಗಿ ಪ್ರಕಟಿಸಿದ ನೋಟಿಸು ಏನೆಂದರೆ,
1ನೇ ಅರ್ಜಿದಾರಳ ಮಗ, 2ನೇ ಅರ್ಜಿದಾರಳ ಗಂಡ ಮತ್ತು 3 ರಿಂದ 4ನೇ ಅರ್ಜಿದಾರರ ತಂದೆ-ಯಾದ ಕರಬಸಪ್ಪ ತಂದೆ ಚನ್ನಬಸಪ್ಪ ಗಂಗಣ್ಣನವರ, ಸಾ॥ ಅಶ್ವಿನಿ ನಗರ, ಹಾವೇರಿ, ತಾ॥ ವ ಜಿ॥ ಹಾವೇರಿ, ಇವರು ಹಾವೇರಿ ಶಹರದ ಅಶ್ವಿನಿ ನಗರದಲ್ಲಿ ದಿನಾಂಕ: 17-01-2008 ರಂದು ತಮ್ಮ ಮನೆಯಲ್ಲಿ ಮರಣ ಹೊಂದಿರುತ್ತಾರೆ. ಮರಣ ನೋಂದಣಿ ಪುಸ್ತಕದಲ್ಲಿ ಇವರ ಮರಣ ದಿನಾಂಕವನ್ನು ನೋಂದಾಯಿಸಿಕೊಂಡು ಉತಾರ ಪೂರೈಸುವ ಸಲುವಾಗಿ ಎದುರುಗಾರರ ವಿರುದ್ಧ ಆದೇಶ ಪಡೆಯುವ ಕುರಿತು ಮಾನ್ಯ ನ್ಯಾಯಾಲದಲ್ಲಿ ಅರ್ಜಿ ದಾಖಲಿಸಿದ್ದು ಇರುತ್ತದೆ. ಸದರಿ ಅರ್ಜಿಗೆ ಯಾರಾದರೂ ತಕರಾರು ಮಾಡುವವರು ಇದ್ದರೆ ಅಂತವರು ದಿನಾಂಕ: 10-06-2026 ಮುಂಜಾನೆ 11-00 ಕ್ಕೆ ಮಾನ್ಯ ನ್ಯಾಯಾಲಯಕ್ಕೆ ತಾವಾಗಲಿ ಅಥವಾ ತಮ್ಮ ಪರ ವಕೀಲರ ಮೂಲಕವಾಗಲಿ ಹಾಜರಾಗಿ ತಮ್ಮ ತಕರಾರು ಸಲ್ಲಿಸಬೇಕು. ಇಲ್ಲವಾದಲ್ಲಿ ಮಾನ್ಯ ನ್ಯಾಯಾಲಯದವರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂದಿನ ಆದೇಶ ಮಾಡುವವರು ತಿಳಿಯಿರಿ.
ಈ ಇಸ್ತಿಯಾರಿನ ನಾಮೆಯನ್ನು ನ್ಯಾಯಾಲಯದ ಮೊಹರು ಹಾಗೂ ಸಹಿಯೊಂದಿಗೆ ದಿನಾಂಕ: 01-06-2026 ರಂದು ಕೊಡಲಾಗಿದೆ.
ಮಾನ್ಯ ನ್ಯಾಯಾಲಯದ ಆದೇಶದ ಮೇರೆಗೆ
ಸಹಿ/- ಡಿ. ಎಮ್ ರೋಣ, ಶಿರಸ್ತೆದಾರರು
ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ಹಾವೇರಿ ಇವರ ನ್ಯಾಯಾಲಯ
ಸಹಿ/- ಎಲ್.ಸಿ., ಅಂಗಡಿ
ಅರ್ಜಿದಾರರ ಪರ ವಕೀಲರು, ಹಾವೇರಿ

IN THE COURT OF PRINCIPAL CIVIL JUDGE AND J.M.F.C. AT BALLARI
Crl.M.C. 474/2026
Between:
Sri. Yamunappa .....Petitioner
V/s.
The Tahsildar cum Registrar of Births and Deaths, Taluk Office, Kampli .....Respondent
TO WHOMSOEVER IT MAY CONCERN
Whereas the above-named Petitioner has filed a petition under Section 13(3) of the Registration of Births and Deaths Act, 1969 for the registration of the date of death of Madiga Durugamma S/o Sri Hanumanthappa who died on 06/09/1983 at Ballapura Village, Kampli Taluk, Ballari District, seeking the direction of this Hon'ble Court to direct the Respondent to register the said death.
Take notice that if anybody has any objection or claim regarding the issuance of direction to the Respondent to register the date of death of Smt. Gangamma, W/o late Kenchappa, you are required to appear before this Court on 18th day of July 2026 at 11.00 a.m. and produce all documents in your possession or power upon which yo you rely in your defense or claim.
Take notice that in default of any objections or claims on the day mentioned above, the petition will be heard and determined as per law.
Given under my hand and the seal of the Court, on this 1st day of June 2026.
Sd/- Chief Ministerial Officer
Prl. Civil Judge and JMFC at Ballari
Sd/- Sri Kademane Peerbasha
Advocate, Ballari

IN THE COURT OF PRINCIPAL CIVIL JUDGE AND J.M.F.C. AT BALLARI
Crl.M.C. 473/2026
Between:
Sri. Yamunappa .....Petitioner
V/s.
The Tahsildar cum Registrar of Births and Deaths, Taluk Office, Kampli .....Respondent
TO WHOMSOEVER IT MAY CONCERN
Whereas the above-named Petitioner has filed a petition under Section 13(3) of the Registration of Births and Deaths Act, 1969 for the registration of the date of death of Sri. Basappa D/o. Late Hulugappa, who died on 09/04/1995 at Ballapura Village, Kampli Taluk, Ballari District, seeking the direction of this Hon'ble Court to direct the Respondent to register the said death.
Take notice that if anybody has any objection or claim regarding the issuance of direction to the Respondent to register the date of death of Sri. Basappa D/o. Late Hulugappa, you are required to appear before this Court on 18th day of July 2026 at 11.00 a.m. and produce all documents in your possession or power upon which yo you rely in your defense or claim.
Take notice that in default of any objections or claims on the day mentioned above, the petition will be heard and determined as per law.
Given under my hand and the seal of the Court, on this 1st day of June 2026.
Sd/- Chief Ministerial Officer
Prl. Civil Judge and JMFC at Ballari
Sd/- Sri Kademane Peerbasha
Advocate, Ballari

IN THE COURT OF PRINCIPAL CIVIL JUDGE AND J.M.F.C. AT BALLARI
Crl.M.C. 472/2026
Between:
Sri. Yamunappa .....Petitioner
V/s.
The Tahsildar cum Registrar of Births and Deaths, Taluk Office, Kampli .....Respondent
TO WHOMSOEVER IT MAY CONCERN
Whereas the above-named Petitioner has filed a petition under Section 13(3) of the Registration of Births and Deaths Act, 1969 for the registration of the date of death of Smt. Gangamma, W/o late Kenchappa, who died on 01/03/1980 at Ballapura Village, Kampli Taluk, Ballari District, seeking the direction of this Hon'ble Court to direct the Respondent to register the said death.
Take notice that if anybody has any objection or claim regarding the issuance of direction to the Respondent to register the date of death of Smt. Gangamma, W/o late Kenchappa, you are required to appear before this Court on 18th day of July 2026 at 11.00 a.m. and produce all documents in your possession or power upon which yo you rely in your defense or claim.
Take notice that in default of any objections or claims on the day mentioned above, the petition will be heard and determined as per law.
Given under my hand and the seal of the Court, on this 1st day of June 2026.
Sd/- Chief Ministerial Officer
Prl. Civil Judge and JMFC at Ballari
Sd/- Sri Kademane Peerbasha
Advocate, Ballari

ಕ್ರಿಮಿನಲ್ ಮಿಸ್ ನಂ: 58/2026
ಮಾನ್ಯ ಹಿರಿಯ ದಿವಾಣಿ ವ ಜೆ.ಎಮ್.ಎಫ್.ಸಿ ನ್ಯಾಯಾಲಯ ಶಿಗ್ಗಾಂವ ಇವರ ನ್ಯಾಯಾಲಯಕ್ಕೆ
ಅರ್ಜಿದಾರರು : ಶ್ರೀಮತಿ ಬಿಬಿಜಾನ ಕೋಂ ಮಹ್ಮದಸಾಬ ನದಾಫ @ ಶೇಖ
ವಿರುದ್ಧ
ಎದುರುಗಾರರು : ಮೆ॥ ಪುರಸಭೆ ಮುಖ್ಯಾಧಿಕಾರಿಗಳು ಶಿಗ್ಗಾಂವ ಜನನ ವ. ಮರಣ ನೋಂದಣೆ ಅಧಿಕಾರಿಗಳು ಶಿಗ್ಗಾಂವ, ತಾ॥ ಶಿಗ್ಗಾಂವ ಜಿ॥ ಹಾವೇರಿ
ಪತ್ರಿಕಾ ಪ್ರಕಟಣೆ
ಇದರಲ್ಲಿ ಅರ್ಜಿದಾರಳ ಗಂಡನಾದ ಮಹ್ಮದಸಾಬ ತಂದೆ ಪೀರಸಾಬ ನದಾಫ @ ಶೇಖ ಇವರು ದಿನಾಂಕ: 14-11-2004 ರಂದು ಹಾವೇರಿ ಜಿಲ್ಲಾ ಶಿಗ್ಗಾಂವ ತಾಲೂಕ ನವನಗರದ ಶಿಗ್ಗಾಂವದಲ್ಲಿ ಪೋತಿ ಆಗಿರುತ್ತಾರೆ. ಸದರಿ ಪೋತಿಗೆ ನಾವು ವಾರಸುದಾರರು ಇದ್ದು, ಅವರ ವಾರಸಾ ಪಡೆಯಲು ಪೋತಿಯವರ ಮರಣ ಪ್ರಮಾಣ ಪತ್ರವನ್ನು ಪಡೆಯುವ ಸಲುವಾಗಿ ಈ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು ಇದ್ದು, ಅದು ದಿನಾಂಕ: 02-07-2026 ರಂದು ಮುದ್ದತ್ತು ನೇಮಿಸಿದ್ದು ಇದ್ದು, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ಆಸಕ್ತಿಯುಳ್ಳವರು ಮೇಲಿನ ದಿನಾಂಕದಂದು ಈ ನ್ಯಾಯಾಲಯಕ್ಕೆ ಖುದ್ದಾಗಿ ಅಥವಾ ವಕೀಲರ ಮೂಲಕ ಹಾಜರಾಗಿ ತಕರಾರು ವಗೈರೆ ಇದ್ದರೆ ಸಲ್ಲಿಸತಕ್ಕದ್ದು, ತಪ್ಪಿದಲ್ಲಿ ಏಕತರ್ಫಿಯಾಗಿ ಮುಂದಿನ ಆದೇಶ ಮಾಡಲಾಗುವುದು ಅಂತಾ ಕೊಟ್ಟ ಪತ್ರಿಕಾ ಪ್ರಕಟಣೆ.
ನ್ಯಾಯಾಲಯದ ಆದೇಶ ಹಾಗೂ ಮೊಹರಸೊಂದಿಗೆ ಹೊರಡಿಸಲಾಗಿತು.
ಶಿಗ್ಗಾಂವ
ದಿನಾಂಕ: 29-05-2026
ಸಹಿ/- ಶಿರಸ್ತೇದಾರರು
ಜೆ.ಎಮ್.ಎಫ್.ಸಿ ನ್ಯಾಯಾಲಯ ಶಿಗ್ಗಾಂವ
ಅರ್ಜಿದಾರರ ಪರ ವಕೀಲರು
ಸಹಿ/- ಶ್ರೀ ಬಿ.ಎಸ್. ಜೆಕ್ಕಿನಕಟ್ಟಿ
ವಕೀಲರು, ಶಿಗ್ಗಾಂವ

ಕ್ರಿಮಿನಲ್ ಮಿಸಲೇನಿಯಸ್: 76/2026
ಮಾನ್ಯ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯ ಕುಂದಗೋಳ ಇವರ ನ್ಯಾಯಾಲಯದಲ್ಲಿ
ಅರ್ಜಿದಾರ : ಶ್ರೀ ಮಂಜುನಾಥ ತಂದೆ ಮಲ್ಲಪ್ಪ ಶಿರಗುಪ್ಪಿ ವಯಾ: 40 ವರ್ಷ, ಉದ್ಯೋಗ: ಕೂಲಿ ಸಾ॥ ಯಲಿವಾಳ ತಾ॥ ಕುಂದಗೋಳ ಜಿ॥ ಧಾರವಾಡ
ವಿರುದ್ಧ
ಎದುರುಗಾರರು : ಮಾನ್ಯ ತಹಶೀಲ್ದಾರರು, ಕುಂದಗೋಳ, [ಜನನ-ಮರಣ ನೋಂದಣಿ ಅಧಿಕಾರಿಗಳು ಕುಂದಗೋಳ] ಸಾ॥ತಾ॥ ಕುಂದಗೋಳ ಮಾನ್ಯ ಗ್ರಾಮ ಲೇಕ್ಕಾಧಿಕಾರಿಗಳು, ಯಲಿವಾಳ [ಜನನ-ಮರಣ ನೋಂದಣಿ ಅಧಿಕಾರಿಗಳು ಕುಂದಗೋಳ] ಸಾ॥ ಮಳಲಿ ತಾ॥ ಕುಂದಗೋಳ
ಆದೇಶ 5, ನಿಯಮ 20 (1) (1ಎ)
ರ ಅಡಿ ಸಾರ್ವಜನೀಕ ನೋಟಿಸ್
ಮೇಲ್ಕಂಡ ಪ್ರಕರಣದಲ್ಲಿ ಅರ್ಜಿದಾರನ ತಾಯಿಯ ಸಹೋದರಿಯಾದ ಶ್ರೀಮತಿ ಬಸವ್ವ ಕೋಂ ಈರಪ್ಪ ಶಿರಗುಪ್ಪಿ ಇವರು ದಿನಾಂಕ: 10/04/1985 ರಂದು ಕುಂದಗೋಳ ತಾಲೂಕ ಪೈಕಿ ಅರ್ಜಿದಾರನ ಮನೆಯಾದ ಯಲಿವಾಳ ಗ್ರಾಮದಲ್ಲಿ ಮರಣದ ಕುರಿತು ನೋಂದಾಯಿಸಿಕೊಂಡು ಮರಣ ಪ್ರಮಾಣಪತ್ರ ಪೂರೈಸುವಂತೆ ಕೋರಿ ಮೇಲ್ಕಂಡ ಎದುರುಗಾರನ ವಿರುದ್ಧ ಈ ಮೇಲ್ಕಂಡ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ಸದರಿ ಅರ್ಜಿಯ ವಿಚಾರಣೆಯನ್ನು ದಿನಾಂಕ: 09/06/2026 ರಂದು ಮುಂಜಾನೆ 10:30 ಕ್ಕೆ ನೇಮಿಸಿದ್ದು, ಮೇಲ್ಕಂಡ ವಿಷಯಕ್ಕೆ ಯಾವುದೆ ತಕರಾರು ಇದ್ದಲ್ಲಿ ಸದರಿ ದಿನಾಂಕದಂದು ಸಲ್ಲಿಸಬೇಕು. ತಪ್ಪಿದಲ್ಲಿ ಸೂಕ್ತ ಆದೇಶ ಹೊರಡಿಸಲಾಗುವುದು ತಿಳಿಯಿರಿ.
ಈ ಹೊತ್ತು ದಿನಾಂಕ: 1/6/2026 ರಂದು ನಮ್ಮ ಸಹಿ ಮಾಡಿ ಕೋರ್ಟಿನ ಮೊಹರು ಹಾಕಿ ಕೊಡಲ್ಪಟ್ಟಿತ್ತು.
ಕೋರ್ಟಿನ ಆಜ್ಞೆಯ ಮೇರಿಗೆ
ಸಹಿ/- ಶಿರಸ್ತೆದಾರ
ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯ ಕುಂದಗೋಳ
ಸಹಿ/- ಶ್ರೀ ಪ್ರಶಾಂತ್ ಎಸ್. ಪಾಟೀಲ
ಅರ್ಜಿದಾರನ ವಕೀಲರು, ಕುಂದಗೋಳ

CHANGE OF NAME
I, **ABDULLA TILWALLI** (Old Name) Resident of: Muslim Galli Sirsi 581401 (address), have changed my name as **ABDULLA ZUBER TILWALLI** (New Name) henceforth I will be called and recognized by new name for all future purposes, dated: 01/06/2026.

ಕರ್ನಾಟಕ ಸರ್ಕಾರ
ಕಾರ್ಯಪಾಲಕ ಇಂಜಿನೀಯರ್‌ರವರ ಕಛೇರಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ, ಹೊಸಪೇಟೆ. ವಿಜಯನಗರ.

ಸಂಖ್ಯೆ:ಕಾ.ಅ/ಗ್ರಾ.ನೀ.ಸ&ನೈವಿ/ಹೊ/ತಾಂಶಾ/ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಪ್ರಕಟಣೆ/2026-27/193 ದಿನಾಂಕ:29-05-2026

ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಪ್ರಕಟಣೆ ಸಂಖ್ಯೆ-01/2026-27

ಕರ್ನಾಟಕ ಸರ್ಕಾರದ ರಾಜ್ಯಪಾಲರ ಪರವಾಗಿ ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಹೊಸಪೇಟೆರವರು ಓ&ಎಂ ಯೋಜನೆಯಡಿ ಹೂವಿನಹಡಗಲಿ ತಾಲ್ಲೂಕಿನ ರೂ.238.57 ಲಕ್ಷ 02 ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯಲ್ಲಿ ನೋಂದಾಯಿತ ಅರ್ಹ ಹಾಗೂ ಇ-ಪ್ರೊಕ್ಯೂರ್‌ಮೆಂಟ್‌ನಲ್ಲಿ ನೊಂದಾಯಿಸಲ್ಪಟ್ಟ ಗುತ್ತಿಗೆದಾರರಿಂದ ಐಟಂವಾರು ಟೆಂಡರ್‌ಗಳನ್ನು, ಕರ್ನಾಟಕ ಪಾರದರ್ಶಕ ಅಧಿನಿಯಮ 1999 ನಿಯಮಗಳು 2000ರ ಮೇರೆಗೆ ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಭರ್ತಿ ಮಾಡಿದ ಟೆಂಡರ್‌ಗಳನ್ನು ಸಲ್ಲಿಸುವ ಅವಧಿ ದಿನಾಂಕ: **29-05-2026** ರಿಂದ **15-06-2026** ರ ಸಾಯಂಕಾಲ 5.00 ಗಂಟೆಯವರೆಗೆ, ಪ್ರೀ ಬಿಡ್ ಮೀಟಿಂಗ್ **ದಿನಾಂಕ:10-06-2026** ಇ-ಪ್ರಕ್ಯೂರ್‌ಮೆಂಟ್ ಟೆಂಡರ್ ತೆರೆಯುವ **ದಿನಾಂಕ:16-06-2026 ರಂದು ಸಾಯಂಕಾಲ 5.05** ಗಂಟೆಗೆ. ಹೆಚ್ಚಿನ ಮಾಹಿತಿಗಾಗಿ ಖಾಲಿ ಟೆಂಡರ್ ಡಾಕ್ಯೂಮೆಂಟನ್ನು **http://kppp.karnataka.gov.in** ವೆಬ್‌ಸೈಟ್‌ನಲ್ಲಿ ನೋಡಬಹುದು.

ಸಹಿ/- ಕಾರ್ಯಪಾಲಕ ಇಂಜಿನೀಯರ್,
ಗ್ರಾ.ನೀ.ಸ&ನೈ. ವಿಭಾಗ, ಹೊಸಪೇಟೆ.
ವಾ.ಸಾ.ಸಂ.ಇ/ವಿಜಯನಗರ/2026-27/ಕೆಎಸ್‌ಎಂಸಿಎ/ಆರ್.ಓ.ಸಂಖ್ಯೆ/105

IN THE COURT OF THE CIVIL JUDGE AND JMFC SIRUGUPPA
Cr. Misc. Petition No: 475/2026
Between :-
Sri. Mallaya .....Petitioner
V/S
The Tahasildar Taluk office Siruguppa, Cum Birth and Death Register Siruguppa and Others .....Respondent
TO WHOMSOEVER IT MAY CONCERN
NOTICE
WHEREAS above named petitioner here in have instituted above petition under section 13(3) of birth and death Act 1969 against the respondents for purpose of seeking death certificate of petitioner Mother name Smt. NAYAKARA AMARAMMA W/o. late NAYAKARA HANUMANTHAPPA she was expired on 10-09-2002 at Ibrampura Village, Siruguppa Taluk, Ballari District at his residence.
Any person in interested are here by summoned to appear before this court in person or by pleader duly instructed and able to answer all material questions relating to the petition on 7-7-2026 at 11-00 am before this court. In default of your appearance on this date /day of above petition will be heard and determined as Exparte.
Given under my hand and seal of the court on this 1st June of 2026.
By order of the court
Sd/- CHIEF MINISTRIAL OFFICER
CJ. & J.M.F.C. COURT SIRUGUPPA
Sd/- H. Pyategouda, Advocate

ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಕೂಡ್ಲಿಗಿ ಉಪ ವಿಭಾಗ, ಕೂಡ್ಲಿಗಿ
E- mail ID: acfkudligi6@gmail.com

ವಿಜಯನಗರ ಪ್ರಾದೇಶಿಕ ಅರಣ್ಯ ವಿಭಾಗದ ವ್ಯಾಪ್ತಿಯ ವಲಯಗಳ ಕೆ.ಎಮ್.ಇ.ಆರ್.ಸಿ ಯೋಜನೆಯಡಿ ಅನುಮೋದನೆ ನೀಡಿರುವ ಪ್ರಸ್ತಾವನೆಗಳಿಗೆ ಯೋಜನಾ ವರದಿ ತಯಾರಿಸಲು ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಪ್ರಕಟಣೆ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಬಳ್ಳಾರಿ ಉಪ-ವಿಭಾಗ, ಬಳ್ಳಾರಿ ಇವರ ಕಛೇರಿ ಅಧಿಸೂಚನೆ ಸಂಖ್ಯೆ:ಕೆಎಮ್‌ಇಆರ್‌ಸಿ/ಡಿ.ಪಿ.ಆರ್/ಟೆಂಡರ್/ಸಿಆರ್- / 2026-27, ದಿನಾಂಕ:26.05.2026ರಲ್ಲಿ ವಿಜಯನಗರ ಪ್ರಾದೇಶಿಕ ಅರಣ್ಯ ವಿಭಾಗದ ವ್ಯಾಪ್ತಿಗೆ ಬರುವ ವಲಯಗಳಲ್ಲಿ ಕೆ.ಎಮ್.ಇ.ಆರ್.ಸಿ ಯೋಜನೆಯಡಿ ಅನುಮೋದನೆ ನೀಡಿರುವ ಪ್ರಸ್ತಾವನೆಗಳಿಗೆ ಯೋಜನಾ ವರದಿ ತಯಾರಿಸಲು ನಿಗದಿತ ನಮೂನೆಯಲ್ಲಿ ದ್ವಿಲಕೋಟೆ (ತಾಂತ್ರಿಕ ಮತ್ತು ಆರ್ಥಿಕ) ಪದ್ಧತಿಯಲ್ಲಿ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ. ಮೊದಲನೆ ಬಾರಿ ಟೆಂಡರ್ ಜರುಗಿಸುವುದಕ್ಕೆ ದಿನಾಂಕ: 08.062026 ರಂದು ಮಧ್ಯಾಹ್ನ 3.00 ಗಂಟೆಯ ವರೆಗೆ ಮತ್ತು ಎರಡನೇ ಬಾರಿ ಟೆಂಡರ್ ಜರುಗಿಸುವುದಕ್ಕೆ ದಿನಾಂಕ: 19.06.2026 ರಂದು ಮಧ್ಯಾಹ್ನ 3.00 ಗಂಟೆಯವರೆಗೆ ಸ್ವೀಕರಿಸಲಾಗುವುದು. ಟೆಂಡರ್ ವಿವರಗಳನ್ನು KPPP.karnataka.gov.in ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದಾಗಿರುತ್ತದೆ. ಹೆಚ್ಚಿನ ವಿವಗಳಿಗೆ ಸದರಿ ಕಛೇರಿ ವೇಳೆಯಲ್ಲಿ ಪಡೆಯಬಹುದು.

ಸಹಿ/-ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ,
ಕೂಡ್ಲಿಗಿ ಉಪ ವಿಭಾಗ, ಕೂಡ್ಲಿಗಿ.
ವಾ.ಸಾ.ಸಂ.ಇ/ವಿಜಯನಗರ/2026-27/ಕೆಎಸ್‌ಎಂಸಿಎ/ಆರ್.ಓ.ಸಂಖ್ಯೆ/109

CHANGE OF NAME
I, **ANEESABANU** (Old Name) Resident of: H No 00 Janata Plat Dambal Taluk Mundargi Dist Gadag (address), have changed my name as **ANEESABANU NASHIPUDI** (New Name) henceforth I will be called and recognized by new name for all future purposes, dated: 01/06/2026.

CHANGE OF NAME
I, **MOHAMMED RAFIQUE MAKHATUM SAB JAILORE** (Old Name) Resident of #158, Khan Nagar, Goudalli, Taluk : Sirsi, Dist: Uttara Kannada, Karnataka State, Pin Code : 581358, have changed my name as **MAHAMMAD RAFIQUE JAILAR** (New Name) for all purposes affidavit Dtd.: 01-06-2026 sworn before notary **S. G. Hegde**.

IN THE COURT OF PRINCIPAL CIVIL JUDGE AND J.M.F.C. AT BALLARI
Crl.M.C. 476/2026
Between:
Sri. Yamunappa .....Petitioner
V/s.
The Tahsildar cum Registrar of Births and Deaths, Taluk Office, Kampli .....Respondent
TO WHOMSOEVER IT MAY CONCERN
Whereas the above-named Petitioner has filed a petition under Section 13(3) of the Registration of Births and Deaths Act, 1969 for the registration of the date of death of Sri Hanumanthappa S/o Giddappa, Mother: Gangamma Deceased wife: Madiga Durugamma who died on 04/06/1970 at Ballapura Village, Kampli Taluk, Ballari District, seeking the direction of this Hon'ble Court to direct the Respondent to register the date of death of Sri Hanumanthappa
Take notice that if anybody has any objection or claim regarding the issuance of direction to the Respondent to register the date of death of Sri Hanumanthappa, you are required to appear before this Court on 18th day of July 2026 at 11.00 a.m. and produce all documents in your possession or power upon which yo you rely in your defense or claim.
Take notice that in default of any objections or claims on the day mentioned above, the petition will be heard and determined as per law.
Given under my hand and the seal of the Court, on this 1st day of June 2026.
Sd/- Chief Ministerial Officer
Prl. Civil Judge and JMFC at Ballari
Sd/- Sri Kademane Peerbasha
Advocate, Ballari

IN THE COURT OF PRINCIPAL CIVIL JUDGE AND J.M.F.C. AT BALLARI
Crl.M.C. 475/2026
Between:
Sri. Yamunappa .....Petitioner
V/s.
The Tahsildar cum Registrar of Births and Deaths, Taluk Office, Kampli .....Respondent
TO WHOMSOEVER IT MAY CONCERN
Whereas the above-named Petitioner has filed a petition under Section 13(3) of the Registration of Births and Deaths Act, 1969 for the registration of the date of death of Harijana Maremma D/o. Kenchappa W/o. Basappa, who died on 06/03/1998 at Ballapura Village, Kampli Taluk, Ballari District, seeking the direction of this Hon'ble Court to direct the Respondent to register the said death.
Take notice that if anybody has any objection or claim regarding the issuance of direction to the Respondent to register the date of death of Harijana Maremma you are required to appear before this Court on 18th day of July 2026 at 11.00 a.m. and produce all documents in your possession or power upon which yo you rely in your defense or claim.
Take notice that in default of any objections or claims on the day mentioned above, the petition will be heard and determined as per law.
Given under my hand and the seal of the Court, on this 1st day of June 2026.
Sd/- Chief Ministerial Officer
Prl. Civil Judge and JMFC at Ballari
Sd/- Sri Kademane Peerbasha
Advocate, Ballari

ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ
ಬೆಂಗಳೂರು ವಿಭಾಗ, 2ನೇ ಮಹಡಿ, ಲೋ.ಇ. ಪೂರಕ ಕಟ್ಟಡ, ಕೆ.ಆರ್. ವೃತ್ತ, ಬೆಂಗಳೂರು-560 001. ದೂರವಾಣಿ: 080-22133370
ಸಂಖ್ಯೆ: 617/2026-27 ದಿನಾಂಕ: 01.06.2026

ಟೆಂಡರ್ ಪ್ರಕಟಣೆ ಸಂಖ್ಯೆ: 04/2026-27

ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಬೆಂಗಳೂರು ವಿಭಾಗ, ಬೆಂಗಳೂರು ರವರು ಕರ್ನಾಟಕ ರಾಜ್ಯಪಾಲರ ಪರವಾಗಿ ಕೆ.ಟಿ.ಪಿ.ಪಿ. 2000 ರನ್ವಯ ಮತ್ತು ಸ್ಟಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್ ನಿಯಮದಂತೆ ಕರ್ನಾಟಕ ಸರ್ಕಾರದ ಕೆ.ಪಿ.ಪಿ ಪೋರ್ಟಲ್ ಮೂಲಕ ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೋಂದಣಿ ಮಾಡಿದ ಅರ್ಹ ಟೆಂಡರ್‌ದಾರರಿಂದ ಎರಡು ಲಕೋಟೆ ಪದ್ಧತಿಯಲ್ಲಿ ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಬೆಂಗಳೂರು ವಿಭಾಗ ವ್ಯಾಪ್ತಿಯಲ್ಲಿನ **ನಂ.1 ದಕ್ಷಿಣ, ನಂ.2 ಉತ್ತರ & ದೊಡ್ಡಬಳ್ಳಾಪುರ, ಉಪವಿಭಾಗಕ್ಕೆ** ಸಂಬಂಧಿಸಿದಂತೆ **06 ಸಂಖ್ಯೆಯ (ರೂ. 120.00 ರಿಂದ 450.00 ಲಕ್ಷಗಳ)** ಕಾಮಗಾರಿಗಳಿಗೆ ಟೆಂಡರ್ ಪ್ರಕಟಣೆಯನ್ನು ಹೊರಡಿಸಿದ್ದು, ಕಾಮಗಾರಿಗಳ ವಿವರಗಳನ್ನು ಮೇಲ್ಕಂಡ ಕಛೇರಿಯ ವಿಳಾಸದಲ್ಲಿ ಪಡೆಯಬಹುದಾಗಿರುತ್ತದೆ. ಟೆಂಡರ್ ಪ್ರಕ್ರಿಯೆಗೆ ಈ ಕೆಳಕಂಡಂತೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಕಾಮಗಾರಿಯ ಇ.ಎಂ.ಡಿ **ಮೊತ್ತವನ್ನು ಮತ್ತು ಟೆಂಡರ್ ಪ್ರೋಸಸಿಂಗ್ ಶುಲ್ಕವನ್ನು ಕೆಪಿಪಿ-ಪೋರ್ಟಲ್‌ನಲ್ಲಿ ಸೂಚಿಸಲಾಗಿದೆ.**

(1) ಟೆಂಡರ್‌ಗಳನ್ನು ಆನ್‌ಲೈನ್‌ನಲ್ಲಿ ಇ-ಪೋರ್ಟಲ್ ಮೂಲಕ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ **ದಿನಾಂಕ: 16.06.2026 ಸಂಜೆ 4.00 ಗಂಟೆಯವರೆಗೆ.**
(2) ಟೆಂಡರ್‌ಗಳನ್ನು ಇ-ಪೋರ್ಟಲ್ ಮೂಲಕ ತೆರೆಯುವ **ದಿನಾಂಕ: 17.06.2026 ಸಂಜೆ 4.30 ಗಂಟೆಗೆ** ಅಥವಾ ಮುಂದೆ ತಿಳಿಸಬಹುದಾದ ದಿನಾಂಕ ಮತ್ತು ಸಮಯ.
ಹೆಚ್ಚಿನ ವಿವರಗಳಿಗಾಗಿ ಈ ಕಛೇರಿಯನ್ನು ಸಂಪರ್ಕಿಸುವುದು.

ಸಹಿ/- ಕಾರ್ಯಪಾಲಕ ಅಭಿಯಂತರರು.
ವಾಸಾಸಂಇ/ಉನಿ-ಸಿ.ಪಿ/924/ಕೆಎಸ್‌ಎಂಸಿಎ/2026-27

ಕರ್ನಾಟಕ ಸರ್ಕಾರ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು - 560001.
ದೂರವಾಣಿ: 080-22215601, 22211246 ಫ್ಯಾಕ್ಸ್ : 22215602
ಸಂಖ್ಯೆ: ಯುಸೇಇ/ಕ್ರೀಚಪ್ರೋ/ಕ್ರೀವಿಕೆ/02/2026-27 ದಿನಾಂಕ: 01.06.2026

ಟೆಂಡರ್ ಪ್ರಕಟಣೆ 2ನೇ ಕರೆ
(ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಮಾತ್ರ)

ವಿಷಯ: ಉಪ ನಿರ್ದೇಶಕರು (ಆಡಳಿತ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001, ಕರ್ನಾಟಕ ಇವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮೈಸೂರು ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ನಿರ್ವಹಣೆ ಮತ್ತು ಮಾನವ ಸಂಪನ್ಮೂಲಗಳ ಸೇವೆಯನ್ನು ಒದಗಿಸಲು ಗುತ್ತಿಗೆದಾರರನ್ನು ನೇಮಿಸಲು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಅರ್ಹ ಟೆಂಡರ್‌ದಾರರಿಂದ ಟೆಂಡರ್‌ನ್ನು ಆಹ್ವಾನಿಸಿದೆ.

ಕಾಮಗಾರಿ ವಿವರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮೈಸೂರು ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ನಿರ್ವಹಣೆ ಮತ್ತು ಮಾನವ ಸಂಪನ್ಮೂಲಗಳ ಸೇವೆಯನ್ನು ಒದಗಿಸಲು ಟೆಂಡರ್. ಇಎಂಡಿ ಮೊತ್ತ: ರೂ. 1,00,000/-. 1) ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಬಿಡ್ ಸಲ್ಲಿಸಲು ಕೊನೆಯ ದಿನಾಂಕ:16.06.2026. ಸಮಯ 16.30 ಗಂಟೆ. 2) ತಾಂತ್ರಿಕ ಬಿಡ್ ತೆರೆಯುವ ದಿನಾಂಕ: 17.06.2026. ಸಮಯ 17.00 ಗಂಟೆ. 3) ಹಣಕಾಸು ಬಿಡ್ ತೆರೆಯುವ ದಿನಾಂಕವನ್ನು ತಿಳಿಸಲಾಗುವುದು.

ಆಸಕ್ತ ಟೆಂಡರ್‌ದಾರರು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (https://kppp.karnataka.gov.in) ಮೂಲಕ ತಮ್ಮ ಬಿಡ್‌ಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಟೆಂಡರ್ ದಾಖಲೆಗಳನ್ನು ಉಚಿತವಾಗಿ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಾಣಿಸಿದ ವಿಳಾಸ ಸಂಪರ್ಕಿಸಬಹುದು.

ಸಹಿ/-
ಉಪ-ನಿರ್ದೇಶಕರು (ಕ್ರೀಡಾ ಯೋಜನೆ)
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
DIPR/CP/926/Zen/2026-27

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
"ಜ್ಞಾನ ಸಂಗಮ", ಬೆಳಗಾವಿ - 590018, ಕರ್ನಾಟಕ
ಸಂಖ್ಯೆ:ವಿ.ತಾ.ವಿ./ಬೆ/ಸ್ಥಾ.ಅ./2026-27/ಐ.ಎಫ್.ಟಿ. ನಂ.28/879 ದಿನಾಂಕ: 25-05-2026

ಟೆಂಡರ್ ಪ್ರಕಟಣೆ
(ದ್ವಿ-ಲಕೋಟೆ ಪದ್ಧತಿ) (ಕೆ.ಪಿ.ಪಿ. ಪೋರ್ಟಲ್ ಮೂಲಕ ಮಾತ್ರ)

ಕುಲಸಚಿವರು, ವಿತಾವಿ, ಬೆಳಗಾವಿ ಇವರಿಂದ ನೋಂದಾಯಿತ ಅರ್ಹ ಗುತ್ತಿಗೆದಾರರಿಂದ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್ಸ್ ಕೆ.ಡಬ್ಲ್ಯೂ. ರ ಪ್ರಕಾರ ಕೆ.ಪಿ.ಪಿ. ಪೋರ್ಟಲ್ ಮೂಲಕ ಟೆಂಡರ್‌ನ್ನು ಆಮಂತ್ರಿಸಲಾಗಿದೆ. ಕಾಮಗಾರಿಯ ಹೆಸರು: ವಿತಾವಿಂಯು ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜ್ ದಾವಣಗೆರೆಯಲ್ಲಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಕಟ್ಟಡದ ನವೀಕರಣ ಕಾಮಗಾರಿ ಮೊತ್ತ ರೂ. 1,40,65,056/- (ತೆರಿಗೆ ರಹಿತ). ಇತರೆ ಮಾಹಿತಿಗಳನ್ನು ವೆಬ್‌ಸೈಟ್: **https://kppp.karnataka.gov.in** ಮೂಲಕ ದಿನಾಂಕ: **29-05-2026** ರಿಂದ ಪಡೆದುಕೊಳ್ಳಬಹುದು.

ಸಹಿ/- ಕುಲಸಚಿವರು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ.
ವಾಸಾಸಂಇ/ಬೆಳಗಾವಿ/351/ಅಡ್ವಟೋರ್/2026-27

CHANGE OF NAME
I, **MUSADDIQUE BAPU CHIRKIN** (Old Name) R/o: Kazia Street, Bhatkal - 581320, Uttara Kannada, Karnataka, have changed my name as **MUSADDIQUE AHMED MOTESHAM S/0: MOHAMMED HASAN BAPA** (New Name) henceforth I will be called and recognized by new name for all future purposes, dated: 01/06/2026.

CHANGE OF NAME
I, **NAGARATNA BUDIHAL** (Old Name) Resident of H No: 323/2, Bagewadi Bank Road, Konnur, Dist: Belagavi, Karnataka - 591231, have changed my name as **NAGARATNA PRAVEEN BAGEWADI** (New Name) henceforth I will be called and recognized by new name for all future purposes, dated: 01/06/2026.

CHANGE OF NAME
I, **SUKANYA KRISHNAJI JADHAV** (Old Name) Resident of University Road, Barakotri, Dharwad, Dist: Dharwad 580007, have changed my name as **SUKANYA** (New Name) henceforth I will be called and recognized by new name for all future purposes, dated: 01/06/2026.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಕಾರ್ಯಪಾಲಕ ಇಂಜಿನಿಯರ್ ರವರ ಕಛೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿಕ್ಕಬಳ್ಳಾಪುರ
Email.ID:eerdwsd.ckb2@gmail.com, ದೂರವಾಣಿ ಸಂಖ್ಯೆ: 08156- 270058
ಸಂಖ್ಯೆ:/ಕಾಅ/ಗ್ರಾ.ಕು.ನೀ.& ನೈ.ವಿ/ಚಿ.ಪುರ/ಟೆಂಡರ್/ಸ.ಇಂ-1/2025-26
ದಿನಾಂಕ: 30.05.2026

(ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪೋರ್ಟಲ್ ಮೂಲಕ) ಪ್ರಕಟಣೆ ಸಂಖ್ಯೆ: 04/2026-27 Re-call Notification No:(2,4,5,6,10,11/2023-24)(12,13/2024-25), (10,14/2025-26) ದಿನಾಂಕ: 30.05.2026

ಕರ್ನಾಟಕ ರಾಜ್ಯದ ರಾಜ್ಯಪಾಲರ ಪರವಾಗಿ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿಕ್ಕಬಳ್ಳಾಪುರ ರವರು 2025-26 ನೇ JJM ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು-23, ಗೌರಿಬಿದನೂರು -4, ಗುಡಿಬಂಡೆ-2, ಚಿಂತಾಮಣಿ-1, ಚಿಕ್ಕಬಳ್ಳಾಪುರ-1 & ಒಟ್ಟು 31 ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯಲ್ಲಿ ನೊಂದಾಯಿತ ಅರ್ಹ ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ ಸಂಸ್ಥೆಯಲ್ಲಿ ನೊಂದಾಯಿಸಲ್ಪಟ್ಟ ಗುತ್ತಿಗೆದಾರರಿಂದ ಇಲಾಖಾ ನಿಯಮಾವಳಿಯ ಮೇರೆಗೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪೋರ್ಟಲ್ ಮುಖಾಂತರ ಐಟಂವಾರು ಟೆಂಡರ್‌ಗಳನ್ನು ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್ **KW-I & KW-II-KW-III** ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು ಇ.ಎಂ.ಡಿಯನ್ನು ಈ ಪೇಮೆಂಟ್‌ನಲ್ಲಿ **(Credit Card/Direct Debit/ NEFT & OTC ಮುಖೇನ)** ಅಥವ ಚಾಲನ್ ಮೂಲಕ ಭರ್ತಿಮಾಡುವ ಗುತ್ತಿಗೆದಾರರು ಕೊನೆಯ ದಿನಾಂಕ ಕ್ಕಿಂತ 2 ದಿನ ಮುಂಚಿತವಾಗಿ ಸಲ್ಲಿಸುವುದು. (1) ಟೆಂಡರ್ ಪ್ರಶ್ನೆಗಳು/ಸ್ಪಷ್ಟೀಕರಣಗಳಿಗೆ ಕೊನೆಯ ದಿನಾಂಕ ಮತ್ತು ಸಮಯ **ದಿನಾಂಕ: 06.06.2026 ರಂದು ಸಂಜೆ 5.00 ಗಂಟೆವರೆಗೆ.** (2) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪೋರ್ಟಲ್ ಮುಖಾಂತರ ದರಗಳನ್ನು ನಮೂದಿಸಿ ಸಲ್ಲಿಸುವ ಕೊನೆಯ **ದಿನಾಂಕ: 08.06.2026 ರಂದು ಸಂಜೆ 5.30 ಗಂಟೆವರೆಗೆ.** (3) ಭರ್ತಿ ಮಾಡಿದ ಟೆಂಡರ್‌ಗಳನ್ನು ತೆರೆಯುವ **ದಿನಾಂಕ: 10.06.2026 ಬೆಳಗ್ಗೆ 11.00 ಗಂಟೆಗೆ.** (4) ಆರ್ಥಿಕ ಬಿಡ್ಡನ್ನು ತೆರೆಯುವ **ದಿನಾಂಕ: 12.06.2026 ಬೆಳಗ್ಗೆ 11.00 ಗಂಟೆಗೆ.** ಒಂದು ವೇಳೆ ಮೇಲೆ ಸೂಚಿಸಲಾಗಿರುವ ದಿನಗಳು ಸಾರ್ವಜನಿಕ ರಜಾ ದಿನಗಳನ್ನಾಗಿ ಘೋಷಿಸಲ್ಪಟ್ಟರೆ ಮುಂದಿನ ದಿನ ಟೆಂಡರ್ ತೆರೆಯಲಾಗುವುದು.

ಸಹಿ/- ಕಾರ್ಯಪಾಲಕ ಅಭಿಯಂತರರು
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿಕ್ಕಬಳ್ಳಾಪುರ
ವಾಸಾಸಂಇ/ಚಿಕ್ಕಬಳ್ಳಾಪುರ/ಆರ್.ಓ.ಸಂಖ್ಯೆ:82/ಕೆಎಸ್‌ಎಂಸಿಎ/2026-27

IN THE COURT OF THE HON'BLE PRINCIPAL CIVIL JUDGE AND JMFC AT BALLARI
Crl. M.C. No. 351 OF 2026
BETWEEN:
T. Pampapati .....Petitioner
AND
The Tahsildar cum Registrar of Births and Deaths, Taluk Office, Kampli .....Respondent
TO WHOM IT MAY CONCERN
Whereas the above named petitioner has filed application against the respondent seeking death certificate of petitioner's mother SMT. KANAKAGIRI GANGAMMA W/O. LATE MUKKAPPA DIED ON 18-01-2002 AT RAMASAGARA VILLAGE, KAMPLI TALUK, BALLARI DISTRICT.
You are hereby summoned to appear in this court in person or by an Advocate duly instructed and able to answer all material questions relating to the claim or who shall be accompanied by some person able to answer all such questions, on the day 25-06-2026 at 11-00 'O' Clock in the forenoon, to answer the claim And further you are hereby directed to file on that day a Counter of your defense and to produce on the said day all documents in your possession or Power upon which you base. Your defense, where you rely on any other document whether in your possession or power of not, as evidence in support of your defense you shall enter such documents in a list to be annexed to the counter.
Take notice that, in default of your appearance on the day before mentioned, the suit will be heard and determined in your absence.
Given under my hand and seal of this court on this 01st day of Jun 2026 at Ballari.
Place:- Ballari
By Order of the Court
Sd/- Chief Ministerial Officer
Prl. Civil Judge and JMFC Ballari
Sd/- Sri Kademane Peerbasha
Advocates for the Petitioner

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ
(ಕರ್ನಾಟಕ ಸರಕಾರದ ಒಂದು ಉದ್ದಿಮೆ)
ಕಾರ್ಯಾಲಯ ಕಾರ್ಯನಿರ್ವಾಹಕ ಇಂಜನೀಯರರು,
ಕೃಭಾಜನಿ(ನಿ), ಜೆ.ಬಿ.ಸಿ.ವಿಭಾಗ ಸಂಖ್ಯೆ. 2 ಭೀಮರಾಯನಗುಡಿ eejbc2@gmail.com+
ಸಂ:ಕೃಭಾಜನಿನಿ/ಜೆಬಿಸಿ/ವಿ-2/ಟಿಎನ್‌ಡಿ/ಯೋಶಾ/2026-27/ 198 ದಿನಾಂಕ: 01.06.2026

ಹರಾಜು ಪ್ರಕಟಣೆ

ವ್ಯವಸ್ಥಾಪಕ ನಿರ್ದೇಶಕರು, ಕೃಭಾಜನಿನಿ, ಬೆಂಗಳೂರು, ಇವರ ಪರವಾಗಿ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ ಜೆ.ಬಿ.ಸಿ.ವಿಭಾಗ ಸಂಖ್ಯೆ. 2, ಭೀಮರಾಯನಗುಡಿ ರವರು ಕೆಪಿಪಿಪಿ ಪೋರ್ಟಲ್ ಮುಖಾಂತರ ಭೀಮರಾಯನಗುಡಿ ವಸಾಹತುವಿನಲ್ಲಿರುವ 12 ಮಳಿಗೆಗಳ ಹರಾಜು ಆಹ್ವಾನಿಸಲಾಗಿದ್ದು, ಮಳಿಗೆಗಳ ವಿವರಗಳು ಈ ಕೆಳಗಿನಂತಿರುತ್ತವೆ;

1) **ಹರಾಜಿಗೊಳಪಟ್ಟ ಮಳಿಗೆಗಳ ಸೂಚನೆ ಸಂಖ್ಯೆ: (1)** KBJNL/2025-26/AUCTION17 **(2)** KBJNL/2025-26/AUCTION6 **(3)**KBJNL/2025-26/AUCTION7 **(4)** KBJNL/2025-26/AUCTION8 **(5)** KBJNL/2025-26/AUCTION9 **(6)**KBJNL/2025-26/AUCTION10. **(7)** KBJNL/2025-26/AUCTION11 **(8)**KBJNL/2025-26/AUCTION12 **(9)** KBJNL/2025-26/AUCTION13 **(10)** KBJNL/2025-26/AUCTION14 **(11)** KBJNL/2025-26/AUCTION15 **(12)** KBJNL/2025-26/AUCTION16. 2) **ಹರಾಜಿಗೊಳಪಡುವ ಮಳಿಗೆಗಳ ಆರಂಭಿಕ ಬೆಲೆ.: ಮೊತ್ತ** ರೂ. 2860.00/ಮಳಿಗೆಗೆ 3) **ಹರಾಜಿಗೊಳಪಡುವ ಮಳಿಗೆಗಳಿಗೆ ಇಟ್ಟ ಇ.ಎಂ.ಡಿ ಮೊತ್ತ: ಮೊತ್ತ** ರೂ. 4500.00/ಮಳಿಗೆಗೆ 4) **ಇ-ಹರಾಜಿಗೆ ಲಭ್ಯವಾಗುವ ಅವಧಿ:** 01.06.2026 ಮುಂಜಾನೆ 11.30 ಗಂಟೆಗೆ 5) **ಕೆಪಿಪಿಪಿ ಪೋರ್ಟಲ್ ಮೂಲಕ ಆಕ್ಷೇಪಣೆ ವ್ಯಕ್ತ ಪಡಿಸಲು ಇರುವ ಕೊನೆಯ ದಿನಾಂಕ ಮತ್ತು ಸಮಯ:** 06.06.2026 ಸಾಯಂಕಾಲ 05.00 ಗಂಟೆ ವರೆಗೆ. 7) **ಇ-ಹರಾಜುವಿನಲ್ಲಿ ಭಾಗವಹಿಸುವಿಕೆಯನ್ನು ಧೃಡಿಕರಿಸಲು ಇರುವ ಕೊನೆಯ ದಿನಾಂಕ:** 10.06.2026 ಸಾಯಂಕಾಲ 05.00 ಗಂಟೆ ವರೆಗೆ. 8) **ಕೆಪಿಪಿಪಿ ಪೋರ್ಟಲ್ ಮೂಲಕ ಹರಾಜು ಮತ್ತು ಲೈವ್ ಬಿಡ್ಡಿಂಗ್ ನ ದಿನಾಂಕ ಮತ್ತು ಸಮಯ:** 11.06.2026 ಮುಂಜಾನೆ 11.00 ಗಂಟೆಯಿಂದ ಸಾಯಂಕಾಲ 5.00 ಗಂಟೆ ವರೆಗೆ. 9) **ಬಿಡ್‌ಗಳ ದಾಖಲಾತಿ ಪರಿಶಿಲನೆ ದಿನಾಂಕ:** 12.06.2026 ಮುಂಜಾನೆ 11.30 ಗಂಟೆಯಿಂದ, ಸದರಿ ವಿಭಾಗ ಕಛೇರಿಯಲ್ಲಿ 10) **ಸಂಪರ್ಕಿಸಬೇಕಾದ ಕಛೇರಿ ವಿಳಾಸ:** ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.kppp.Karnataka.gov.in ನಲ್ಲಿ ನೋಡಬಹುದು ಹಾಗೂ ಈ ಕೆಳಗೆ ಸಹಿ ಮಾಡಿದವರ ಕಛೇರಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೃಭಾಜನಿ(ನಿ), ಜೆ.ಬಿ.ಸಿ.ಉಪ ವಿಭಾಗ ಸಂಖ್ಯೆ. 8 ಭೀಮರಾಯನಗುಡಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸಹಿ/- ಕಾರ್ಯನಿರ್ವಾಹಕ ಅಭಿಯಂತರರು,
ಕೃಭಾಜನಿ(ನಿ), ಜೆ.ಬಿ.ಸಿ.ವಿಭಾಗ ಸಂಖ್ಯೆ. 2
ಭೀಮರಾಯನಗುಡಿ
ವಾ.ಸಾ.ಸಂ.ಇ/ಯಾದಗಿರ/94/ಕೆ.ಎಸ್.ಎಂ.ಸಿ.&ಎ/2026-27

ಪುರಸಭೆ ಕಾರ್ಯಾಲಯ, ಮಹಾಲಿಂಗಪುರ
ತಾ ॥ ರಬಕವಿ-ಬನಹಟ್ಟಿ ಜಿಲ್ಲೆ ॥ ಬಾಗಲಕೋಟೆ
ವೆಬ್‌ಸೈಟ್ ॥ www.mahalingapuratown.gov.in
ಇಮೇಲ್ ॥ itstaff_ulb_mahalingpur@yahoo.co.in
ಕಚೇರಿ ದೂರವಾಣಿ ॥ 08350-270035
ಸಾರ್ವಜನಿಕ ಕುಂದು ಕೊರತೆ ಸಹಾಯವಾಣಿ : 08350-270538
ಕ್ರ.ಸಂ.: ಪುಸಮ:ಸಾ.ಪ್ರಕಟಣೆ/2026-27 ದಿನಾಂಕ : 01-06-2026

ಸಾರ್ವಜನಿಕ ಪ್ರಕಟಣೆ

ವಿಷಯ: ಮಹಾಲಿಂಗಪುರ ಪುರಸಭೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ) ನಿಯಮಗಳು-2026ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೋಳಿಸುವ ಕುರಿತು.
ಉಲ್ಲೇಖ: ದಿನಾಂಕ: 01-04-2026 ರಿಂದ ಜಾರಿಯಾದ ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು 2026-ರಂತೆ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ವ್ಯಪಾರೋದ್ಯಮಗಳಿಗೆ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಮತ್ತು ಇತರೆ ತ್ಯಾಜ್ಯ ಉತ್ಪಾದಕರಿಗೆ ತಿಳಿಯಪಡಿಸುವುದೇನೆಂದರೆ ಏಪ್ರಿಲ್-01-2026 ರಿಂದ ಘನತ್ಯಾಜ್ಯ ವಸ್ತಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು 2026ನ್ನು ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜಾರಿಗೆ ತಂದಿದ್ದು, ಸದರಿ ನಿಯಮದ ಪ್ರಕಾರ ಸಾರ್ವಜನಿಕರಿಗೆ ಮತ್ತು ವ್ಯಪಾರೋದ್ಯಮದವರು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ವಸ್ತುಗಳನ್ನು ಈ ಕೆಳಕಂಡಂತೆ 4 ವಿಧಗಳಾಗಿ ಕಡ್ಡಾಯವಾಗಿ ವಿಂಗಡಿಸಿ ಮಹಾಲಿಂಗಪುರ ಪುರಸಭೆ ಆಟೋಟಿಪ್ಪರಗಳಿಗೆ ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.

1. **ಹಸಿತ್ಯಾಜ್ಯ :** ಅಡಿಗೆ ಮನೆಯ ತ್ಯಾಜ್ಯ ಆಹಾರ ತ್ಯಾಜ್ಯ ತರಕಾರಿ ತ್ಯಾಜ್ಯ ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ ಹೂವಿನ ತ್ಯಾಜ್ಯ ಗಾರ್ಡನ್ ವೇಸ್ಟ್ ಮತ್ತು ಇತರೆ ಕರಗುವ ವಸ್ತುಗಳು.
2. **ಒಣತ್ಯಾಜ್ಯ :** ಎಲ್ಲಾ ರೀತಿಯ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳು, ಬಟ್ಟೆಯ ತ್ಯಾಜ್ಯ ವಸ್ತುಗಳು, ಕಬ್ಬಿನ ತ್ಯಾಜ್ಯ, ಮರದ ತ್ಯಾಜ್ಯ ಇತ್ಯಾದಿ
3. **ಸ್ಯಾನಿಟರಿ ತ್ಯಾಜ್ಯ :** ಡೈಪರ್ಸ್, ಸ್ಯಾನಿಟರಿ ನ್ಯಾಫ್‌ಕಿನ್ಸ್, ಕಾಂಡೂಮ್ಸ್ ಇತ್ಯಾದಿ.
4. **ಸ್ಪೆಷಲ್ ಕೇರ್ ವೇಸ್ಟ್ :** ಪೆಂಟ್ ಡ್ರಮ್ಸ್/ಕಂಟೈನರ್ಸ ಔಷಧಿಗಳು/ಡ್ರಮ್‌ಗಳು/ಬಾಟಲ್‌ಗಳು, ಬಲ್ಬ್/ಟ್ಯೂಬ್ ಲೈಟ್ಸ್, ಅವಧಿ ಮೀರಿದ ಔಷಧಿಗಳು, ಒಡೆದ ಮರ್ಕ್ಯೂರಿ, ಥರ್ಮೋಮೀಟರ್ಸ, ಹಳೆಯ ಬ್ಯಾಟರಿಗಳು, ಬಳಸಿದ ನೀಡಲ್/ಸಿರಿಂಜ್‌ಗಳು, ಬ್ಯಾಂಡೇಜ್ ಇತ್ಯಾದಿ.

ಈ ಮೇಲ್ಕಂಡಂತೆ ಮಹಾಲಿಂಗಪುರ ಪುರಸಭೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು 4 ವಿಧಗಳಲ್ಲಿ ವಿಂಗಡಿಸಿ ಪುರಸಭೆಯ ಆಟೋಟಿಪ್ಪರ್‌ಗಳಿಗೆ ನೀಡುವುದು, ತಪ್ಪಿದಲ್ಲಿ ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2026 ರಂತೆ ಕಸ ವಿಂಗಡಣೆ ಮಾಡದೇ ಇರುವವರ ವಿರುದ್ಧ ದಂಡ ವಿಧಿಸವುದಲ್ಲದೇ ಮೂಲಭೂತ ಸೌಕರ್ಯಗಳಾದ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮವಹಿಸಲಾಗುವುದು.

ಕಾರಣ ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2026ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೋಳಿಸಲು ಸಹಕಾರ ನೀಡಬೇಕಾಗಿ ಕೋರಿದೆ.

ಸಹಿ/- ಮುಖ್ಯಾಧಿಕಾರಿಗಳು, ಪುರಸಭೆ ಮಹಾಲಿಂಗಪುರ
ಸಹಿ/- ಆಡಳಿತಾಧಿಕಾರಿಗಳು, ಪುರಸಭೆ ಮಹಾಲಿಂಗಪುರ

ಸಂಪಾದಕೀಯ

'ಈ ಸಲವೂ' ಕಪ್ ಉಳಿಸಿಕೊಂಡ ಆರ್‌ಸಿಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆಲ್ಲಲು 17 ವರ್ಷ ಕಾಯಬೇಕಾಗಿ ಬಂದಿತ್ತು. ಪ್ರತಿಬಾರಿ ಮರೀಚಿಕೆಯಾಗಿ ಉಳಿಯುತ್ತಿದ್ದ ಪ್ರಶಸ್ತಿಯು ಕೊನೆಗೂ ಕಳೆದ ವರ್ಷ ಒಲಿಯುವುದರೊಂದಿಗೆ ಆರ್‌ಸಿಬಿಯ ಕಾಯುವಿಕೆ ಕೊನೆ ಕಂಡಿತ್ತು. ಆದರೆ ಕೇವಲ ಒಂದೇ ವರ್ಷದಲ್ಲಿ ಮತ್ತೊಂದು ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಆರ್‌ಸಿಬಿ ಈಗ ಸಫಲತೆ ಕಂಡಿದೆ. ಐಪಿಎಲ್ 2026ರ ಪ್ರಶಸ್ತಿಯನ್ನು ಕೂಡಾ ತಾನೇ ಗೆದ್ದಿದೆ. ಆ ಮೂಲಕ ಸತತ ಎರಡು ವರ್ಷ ಪ್ರಶಸ್ತಿ ಗೆದ್ದ ಮುಂಬೈ ಮತ್ತು ಚೆನ್ನೈ ತಂಡಗಳ ಸಾಧನೆಯನ್ನು ಆರ್‌ಸಿಬಿ ಸರಿಗಟ್ಟಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ



ಸರ್ವಾಂಗೀಣ ಉತ್ಕೃಷ್ಟ ಪ್ರದರ್ಶನ ನೀಡಿದ ಆರ್‌ಸಿಬಿ ಅರ್ಹವಾಗಿಯೇ ಪ್ರಶಸ್ತಿ ಗೆಲ್ಲಬಲ್ಲ ತಂಡವಾಗಿತ್ತು. ನಿಜಕ್ಕೂ ಚಾಂಪ್ಯನ್ ಆಟ ಪ್ರದರ್ಶಿಸಿದ ಹಾಲಿ ಚಾಂಪ್ಯನ್ನರು ಚಾಂಪ್ಯನ್‌ಗಳಾಗಿಯೇ ಉಳಿದುದು ಅವರ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಟೂರ್ನಿಯುದ್ದಕ್ಕೂ ಆರ್‌ಸಿಬಿ ಇತರರ ಮೇಲೆ ಪ್ರಾಬಲ್ಯವನ್ನು ಮೆರೆದಿತ್ತು. ಉಳಿದೆಲ್ಲ ತಂಡಗಳಿಗಿಂತ ಹೆಚ್ಚು ಸಂತುಲಿತ ಆಟವನ್ನು ಪ್ರದರ್ಶಿಸಿತ್ತು. ಲೀಗ್ ಹಂತದಲ್ಲೂ ಅಗ್ರಸ್ಥಾನಿಯಾಗಿಯೇ ಹೊರಹೊಮ್ಮಿತ್ತು. ಆ ನಿಟ್ಟಿನಲ್ಲಿ ಇತರೆಲ್ಲ ತಂಡಗಳ ಮೇಲಿನ ಆರ್‌ಸಿಬಿ ಪಾರಮ್ಯ ನಿಚ್ಚಳವಾಗಿದೆ ಹಾಗೂ ಪ್ರಶಸ್ತಿ ಲಭಿಸಿದ್ದು ಅತ್ಯಂತ ಅರ್ಹವಾಗಿದೆ.

ಐಪಿಎಲ್ ಟೂರ್ನಿಯ ಬಗ್ಗೆ ಹೇಳುವುದಾದರೆ, ಈ ಟೂರ್ನಿಯು ದೇಶದಲ್ಲಿನ ಹಲವಾರು ಕ್ರಿಕೆಟ್ ಪ್ರತಿಭೆಗಳನ್ನು ಅನಾವರಣಗೊಳಿಸಲು ನೆರವಾಗಿದೆ. ಈ ಬಾರಿಯೂ ಕೆಲವು ಹೊಸ ಆಟಗಾರರು ತಮ್ಮ ಪ್ರತಿಭಾ ಪ್ರದರ್ಶನ ಮಾಡಿದ್ದಾರೆ. ವೈಭವ್ ಸೂರ್ಯವಂಶಿ ಎಂಬ 15ರ ಹರೆಯದ ಆಟಗಾರನಂತೂ ಅತ್ಯದ್ಭುತ ಪ್ರದರ್ಶನ ನೀಡಿ, ಅತ್ಯಧಿಕ ರನ್, ಅತ್ಯಧಿಕ ಸಿಕ್ಸರ್‌ಗಳೊಂದಿಗೆ ಎಲ್ಲರ ಕಣ್ಮನ ಸೆಳೆದಿದ್ದಾನೆ. ಆ ಮೂಲಕ ಭಾರತಕ್ಕೆ ಭವಿಷ್ಯದಲ್ಲೊಬ್ಬ ಸೂಪರ್ ಸ್ಟಾರ್ ದೊರಕುವ ಸಾಧ್ಯತೆಗಳನ್ನು ತೆರೆದಿಟ್ಟಿದ್ದಾನೆ. ಇದೇವೇಳೆ, ವಿರಾಟ್ ಕೊಹ್ಲಿಯಂಥವರು ತಮಗೆ ವಯಸ್ಸಾಗಿದ್ದರೂ ತಮ್ಮ ಕ್ರಿಕೆಟ್ ಕೌಶಲಕ್ಕೆ ವಯಸ್ಸಾಗಿಲ್ಲ ಎಂಬುದನ್ನೂ ತೋರಿಸಿಕೊಟ್ಟಿದ್ದಾರೆ. ಟೂರ್ನಿಯುದ್ದಕ್ಕೂ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕೊಹ್ಲಿ ಫೈನಲ್ ಪಂದ್ಯದಲ್ಲಂತೂ ನಿರ್ಣಾಯಕ ನಿರ್ವಹಣೆ ತೋರಿದರು. ಆದರೆ ತನ್ನದ್ದೇ, ಹಾರ್ದಿಕ್ ಪಾಂಡ್ಯಾ, ಬೂಮ್ರಾ, ರಿಷಬ್ ಪಂತ್, ರೋಹಿತ್ ಶರ್ಮಾರಂತಹ ಕೆಲವು ಹಿರಿಯ ಆಟಗಾರರ ನಿರುತ್ಸಾಹದ ನಿರ್ವಹಣೆಗೂ ಈ ಬಾರಿಯ ಐಪಿಎಲ್ ಸಾಕ್ಷಿಯಾಯಿತು.

ಕಳೆದ ವರ್ಷ ಆರ್‌ಸಿಬಿಯ ಗೆಲುವಿನ ಸಂಭ್ರಮವು ನಂತರ ವಿಜಯೋತ್ಸವದ ವೇಳೆ ನಡೆದ ಸಾವುನೋವುಗಳಿಂದ ಕಹಿಯಾಗಿತ್ತು. ಈ ಬಾರಿಯ ವಿಜಯವು ಸಂಯಮ, ಸಂಭ್ರಮದಿಂದ ಆಚರಿಸಲ್ಪಡುವಂತಾಗಲಿ. ಸಂಭ್ರಮದ ನೆಪದಲ್ಲಿ ಭಾನುವಾರ ರಾತ್ರಿ ಕೆಲವೆಡೆ ನಡೆದಂತೆ ಅಭಿಮಾನಿಗಳ ದುಂಡಾವರ್ತಿ ಸಲ್ಲದು.

ಹಂಸಕ್ಷೀರ ನ್ಯಾಯ

ಅನಂತಶಾಸ್ತ್ರಂ ಬಹುಲಾಶ್ಚ ವಿದ್ಯಾ ಅಲ್ಪಶ್ಚಕಾಲೋ ಬಹುವಿಘ್ನತಾ ಚ।
ಯತ್ಸಾರಭೂತಂ ತದುಪಾಸನೀಯಂ ಹಂಸೋ ಯಥಾ ಕ್ಷೀರಮಿವಾಂಬುಮಧ್ಯಾತ್॥

-ಚಾಣಕ್ಯ ನೀತಿ

ಶ್ಲೋಕ ಸಾಗರ
ಡಾ. ಸೋಂದಾ ಭಾಸ್ಕರ ಭಟ್

ಶಾಸ್ತ್ರಗಳು ಅನಂತ. ವಿದ್ಯೆಗಳೂ ಬಹಳಷ್ಟು. ಆದರೆ ನಮಗಿರುವುದು ಮಾತ್ರ ಅಲ್ಪಕಾಲ. ಅದರ ಜತೆಗೆ ವಿಘ್ನಗಳು ಬಹಳಷ್ಟು. ಆದುದರಿಂದ ಹಂಸವು ನೀರಿನೊಡನೆ ಬೆರೆತ ಹಾಲನ್ನು ಮಾತ್ರ ಹೀರುವಂತೆ ಮನುಷ್ಯನು ಸಾರಭೂತವಾದುದನ್ನು ತೆಗೆದುಕೊಳ್ಳಬೇಕು ಎಂಬುದು ಶ್ಲೋಕಾರ್ಥ.

ಸಂಸ್ಕೃತ ಸಾಹಿತ್ಯದಲ್ಲಿ 'ಹಂಸಕ್ಷೀರ ನ್ಯಾಯ' ಎಂಬ ಜನಪ್ರಿಯ ನ್ಯಾಯವಿದೆ. ಹೆಚ್ಚಿನವರಿಗೆ ಇದು ಗೊತ್ತು. ಸಾಕಷ್ಟು ಜನರು ಮಾತಿನ ಮಧ್ಯೆ ಇದನ್ನು ಬಳಸುತ್ತಾರೆ. ಹಾಲಿನೊಡನೆ ನೀರನ್ನು ಬೆರೆಸಿ ಹಂಸದ ಮುಂದೆ ಇರಿಸಿದರೆ ಅದು ಹಾಲನ್ನು ಮಾತ್ರ ಕುಡಿದು ನೀರನ್ನು ಅಲ್ಲಿಯೇ ಬಿಡುತ್ತದೆಯಂತೆ. ಸಾರವಾದದ್ದನ್ನು ಸ್ವೀಕರಿಸಿ ಅಸಾರವಾದುದನ್ನು ಬಿಡುವುದು ಹಂಸದ ಸ್ವಭಾವ. ಅಂತೆಯೇ ನಾವು ನಮ್ಮ ಜೀವನದಲ್ಲಿ ಸಾರವಾದುದನ್ನು ಸ್ವೀಕರಿಸಿ ಅಸಾರವಾದುದನ್ನು ಬಿಡಬೇಕು ಎಂಬುದು ಈ ಹೇಳಿಕೆಯ ಅರ್ಥ. ಹಂಸವು ಹಾಲು ಹೀರಿ ನೀರನ್ನು ಉಳಿಸುತ್ತದೆ ಎಂಬುದು ತಥಾಕಥಿತವಾಗಿ ರೂಢಿಯಲ್ಲಿ ಬಂದ ಕವಿಸಮಯ. ಹಂಸ ಹೀಗೆ ಮಾಡಿದ ದಾಖಲೆಯಿಲ್ಲ. ಆದರೂ ಸಾಹಿತ್ಯದ ಕಲ್ಪನಾಲೋಕದಲ್ಲಿ ರೂಢಿಯಲ್ಲಿದೆ. ಈ ನ್ಯಾಯದ ಸಂದೇಶವನ್ನೆ ಪ್ರಧಾನವಾಗಿ ಇರಿಸಿಕೊಂಡು ನಮ್ಮ ನಡೆ,ನುಡಿ, ಅಧ್ಯಯನ ಹೇಗಿರಬೇಕು ಎಂದು ಕವಿಯು ಹೇಳುತ್ತಾನೆ.

ಮನುಕುಲದ ಉನ್ನತಿಗಾಗಿ ಮಾರ್ಗದರ್ಶನ ಮಾಡುವ ಸಾವಿರಾರು ಗ್ರಂಥಗಳಿವೆ. ಈ ಎಲ್ಲ ಗ್ರಂಥಗಳೂ ಮನುಕುಲದ ಒಳಿತಿಗಾಗಿಯೇ ರಚಿಸಲ್ಪಟ್ಟಿವೆ. ಈ ಶಾಸ್ತ್ರಗ್ರಂಥಗಳ ಪರಮ ಗುರಿ ಮನುಕುಲದ ಒಳಿತೇ ಆಗಿದೆ. ಆದರೆ ಹೇಳುವ ವಿಧಾನದಲ್ಲಿ ವೈವಿಧ್ಯತೆಯಿದೆ. ಈ ಎಲ್ಲ ಗ್ರಂಥಗಳನ್ನು ಓದಿ ತಿಳಿದುಕೊಳ್ಳುವುದು ತೀರಾ ಕಷ್ಟ. ಆದರೆ ಸಾರವನ್ನರಿತು ಸ್ವೀಕರಿಸಬಹುದು, ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಆದ್ದರಿಂದ ಸಾರದತ್ತ ನಮ್ಮ ಗಮನವಿರಬೇಕು.

ಎಲ್ಲವನ್ನೂ ಅರಿಯುವುದಕ್ಕೆ ನಮಗಿರುವ ಕಾಲ ಸಾಲದು. ಒಂದು ಜನ್ಮದಲ್ಲಿ ಒಂದು ಶಾಸ್ತ್ರವನ್ನು ಸರಿಯಾಗಿ ತಿಳಿಯಬಹುದಂತೆ. ಸರಿಯಾದ ದಿಸೆಯಲ್ಲಿ ಪ್ರಾಮಾಣಿಕ ಪರಿಶ್ರಮ ವಹಿಸಿದರೆ ಮಾತ್ರ 'ಏಕಸ್ಮಿನ್ ಜನ್ಮನಿ ಏಕಮೇವ ಶಾಸ್ತ್ರಮ್'

ಕಾಲ ಅಲ್ಪ ಎಂಬುದು ಎಷ್ಟು ಸತ್ಯವೋ ವಿಘ್ನಗಳು ಬರುವುದೂ ಅಷ್ಟೇ ಸತ್ಯ. ಆದ್ದರಿಂದ ಅಲ್ಪಕಾಲದಲ್ಲಿ ಕಷ್ಟಕೋಟಲೆಗಳ ನಡುವೆ ಎಲ್ಲ ಶಾಸ್ತ್ರಗಳನ್ನು ಅಧ್ಯಯನ ಮಾಡಿ ಅರಿತುಕೊಳ್ಳುವುದು ತೀರಾ ಕಷ್ಟಸಾಧ್ಯವಾದ ಕೆಲಸ. ಶಾಸ್ತ್ರಗಳು ಅಪಾರ ಹಾಗೂ ತಿಳಿದುಕೊಳ್ಳಲು ಕಷ್ಟ ಎಂದುಕೊಂಡು ಬಿಡಲೂ ಸಾಧ್ಯವಿಲ್ಲ. ಆದ್ದರಿಂದ ನಾವು ಮಾಡಬೇಕಾದ ಕೆಲಸವೆಂದರೆ ಶಾಸ್ತ್ರಸಾರವನ್ನು ಗ್ರಹಿಸಬೇಕು. ಬೇಡವಾದುದನ್ನು ಬಿಟ್ಟು ಜೀವನೋನ್ನತಿಗೆ ಬೇಕಾದ ವಿಷಯಗಳ ಸಾರವನ್ನು ನಮ್ಮದಾಗಿಸಿಕೊಳ್ಳಬೇಕು. ಈ ಅಪೂರ್ವವಾದ ವಿಷಯವನ್ನು ತಿಳಿಸಲು ಕವಿಯು ಹಂಸಕ್ಷೀರ ನ್ಯಾಯವನ್ನು ಬಳಸಿಕೊಂಡು ಅರಿವು ಮೂಡಿಸಿದ್ದಾನೆ. ಇದನ್ನು ಎಲ್ಲ ರಂಗದಲ್ಲೂ ಅಳವಡಿಸಿಕೊಂಡು ಬದುಕನ್ನು ಎತ್ತರಿಸಿಕೊಳ್ಳಬಹುದಾಗಿದೆ.

ಯುದ್ಧದ ತೊಂಬತ್ತು ದಿನಗಳಲ್ಲಿ ನಾವು ಸಾಧಿಸಿದ್ದೇನು?

ರಾಘವಾಂಕಣ
• ರಾಘವೇಂದ್ರ ಸುಬ್ರಹ್ಮಣ್ಯ
raghavaankana@gmail.com



ಕಳೆದ ವಾರದ ಪ್ರಧಾನಿ ಮೋದಿಯವರು ಮುಗಿಸಿಬಂದ ಪ್ರವಾಸದ ಮಾಹಿತಿಗಳು ಇನ್ನೂ ನಮ್ಮ ಪ್ರಜೆಗಳಿಗೆ ತಲುಪದೇ ಇರುವುದೊಂದು ದುರಂತವೇ ಸರಿ. ತಮ್ಮ ಸಾಧನೆಗಳನ್ನು ಜನರಿಗೆ ಸರಿಯಾಗಿ ತಲುಪಿಸುವತ್ತ ಕೆಲಸ ಮಾಡದಿರುವುದು ಹಾಗೂ ವಿರೋಧಪಕ್ಷದವರು ಹರಡುತ್ತಿರುವ ತಪ್ಪುಮಾಹಿತಿಯನ್ನು ನಿರಾಕರಿಸಿ, ಸತ್ಯವನ್ನು ಎತ್ತಿಹಿಡಿಯದಿರುವುದು ಕೇಂದ್ರ ಸರ್ಕಾರ ಮತ್ತೆ ಮತ್ತೆ ಎಡವುತ್ತಿರುವ ಅಂಶಗಳು. ಈಗ ನೋಡಿ, ಇರಾನ್-ಅಮೇರಿಕಾ ಯುದ್ಧ ಪ್ರಾರಂಭವಾಗಿ ಮೂರು ತಿಂಗಳುಗಳೇ ಕಳೆದರೂ, ಭಾರತ ಇನ್ನೂ ಸುಭದ್ರವಾಗಿಯೇ ನಿಂತಿದೆ. ಹೇಗೆ, ಯಾಕೆ, ಇದರ ಹಿಂದೆ ಸರ್ಕಾರ ಮಾಡಿದ ಕೆಲಸಗಳೇನು ಎಂಬುದನ್ನು ಇಂದಿಗೂ ಸರ್ಕಾರ ತಾನಾಗಿಯೇ ಹೇಳಿಕೊಳ್ಳುತ್ತಿಲ್ಲ.

ಫೆಬ್ರವರಿ 28ರ ನಂತರ, ತಾನು ಸೃಷ್ಟಿಸಿದ ಅವಘಡಗಳ ಸರಮಾಲೆಯಿಂದಾಗಿ ಭಾರತ ಕುಸಿದೇ ಹೋಗಲಿದೆ ಎಂಬುದು ಟ್ರಂಪ್ ಆಲೋಚನೆಯಾಗಿತ್ತು. ವಿದೇಶೀ ತೈಲದ ಮೇಲೆಯೇ ಅವಲಂಬಿತವಾಗಿರುವ ಭಾರತದ ಮಾರುಕಟ್ಟೆಯನ್ನು, ಹೊರ್ಮುಝ್ ಜಲಸಂಧಿಯ ಮೇಲಿನ ನಿರ್ಬಂಧದ ಮೂಲಕ ಅಲ್ಲೋಲಕಲ್ಲೋಲ ಮಾಡಿಬಿಡುತ್ತೇವೆ. ತೈಲ ಬೆಲೆ ಮೇಲೇರಿದಂತೆ, ದೈನಂದಿನ ಖರ್ಚುವೆಚ್ಚಗಳೂ ಹೆಚ್ಚುತ್ತವೆ. ಇದರ ಜೊತೆಗೆ ರಸಗೊಬ್ಬರದ ಕೊರತೆ ಹಾಗೂ ರೂಪಾಯಿಯ ಅಪಮೌಲ್ಯವೂ ಸೇರಿ, ಜನರ ಅಸಮಾಧಾನ ಹೆಚ್ಚುತ್ತದೆ. ಮೋದಿ ಸರ್ಕಾರವನ್ನು ಮೂರ್ನಾಲ್ಕು ಕಡೆಗಳಿಂದ ಉಸಿರುಗಟ್ಟಿಸುತ್ತೇವೆ ಎಂಬ ಆಲೋಚನೆಯಲ್ಲಿದ್ದ ಅಮೇರಿಕಾದ ಪರೋಕ್ಷ ಬೆದರಿಕೆಗಳನ್ನು ಭಾರತ ಏಕಾಂಗಿಯಾಗಿ ನಿಭಾಯಿಸಿ ತೋರಿಸಿದೆ. ಇದರ ಜೊತೆಗೇ ಗಲ್ಫ್ ಮತ್ತು ಯೂರೋಪ್ ಪ್ರವಾಸದಲ್ಲಿ ನಡೆದ ಸಂಧಾನಗಳ ಮೂಲಕ ಭಾರತ ನೇರವಾಗಿ ಅಮೇರಿಕಾದ ಕಪಾಳದೆಡೆಗೇ ಕೈಮಾಡಿದೆ.

ಕಳೆದ ಅಕ್ಟೋಬರ್‌ನಲ್ಲಿ 'ರಷ್ಯನ್ ತೈಲವನ್ನು ಭಾರತ ಇನ್ನು ಆಮದು ಮಾಡಿಕೊಳ್ಳುವುದಿಲ್ಲ' ಎಂದು ಟ್ರಂಪ್ ಏಕಮುಖವಾಗಿ ಘೋಷಣೆ ಮಾಡಿ ಭಾರತಕ್ಕೆ ಮುಖಭಂಗ ಮಾಡಲು ಪ್ರಯತ್ನಿಸಿದ್ದ. ಭಾರತ ಇದನ್ನು ಅಲ್ಲಗಳೆದರೂ, ಸಮುದ್ರಮಾರ್ಗದಿಂದ ರಷ್ಯನ್ ತೈಲದ ಆಮದು ಕಡಿಮೆ ಮಾಡಿದ್ದು ಹೌದು. ಆದರೆ ಇದು ಟ್ರಂಪನ ಮಾತಿಗೋಸ್ಕರ ಅಲ್ಲ ಎನ್ನುವುದನ್ನು ನೇರವಾಗಿ ಹೇಳಲಿಲ್ಲ. ಬದಲಿಗೆ ಭಾರತ ತನ್ನ ತೈಲ ಆಮದಿಗಾಗಿ ಸದಾ ವಿವಿಧ ಮೂಲಗಳನ್ನು ಹುಡುಕುತ್ತಲೇ ಇದೆ. ಸೌದಿ ಅಥವಾ ಕತಾರ್‌ನಂತಹ ದೇಶಗಳೊಂದಿಗೆ ಕೈಜೋಡಿಸಿ ಮಾರುಕಟ್ಟೆಯನ್ನು ಏಕಸ್ವಾಮ್ಯಕ್ಕೆ ಒಪ್ಪಿಸುವ ಬದಲು, ಎಲ್ಲಿ ಕಡಿಮೆ ದರಕ್ಕೆ ತೈಲ ಸಿಗುತ್ತಿದೆಯೋ ಅಲ್ಲಿಂದ ಕೊಳ್ಳುತ್ತಿದೆ. ಯುಎಇ ಬಿಟ್ಟರೆ ಯಾವ ದೇಶದೊಂದಿಗೂ ಭಾರತ ಸದ್ಯಕ್ಕೆ ದೀರ್ಘಕಾಲದ ಒಪ್ಪಂದಗಳಿಗೆ ಕೈಹಾಕಿಲ್ಲ. ಅಮೇರಿಕಾದಿಂದ ತೈಲ ಆಮದು ಹೆಚ್ಚಿದ್ದು ಹೌದಾದರೂ, ರಷ್ಯಾದಿಂದ ಕೊಳ್ಳುತ್ತಿದ್ದ ತೈಲವನ್ನು ಭಾರತ ಸಮುದ್ರಮಾರ್ಗದಿಂದ ನೇರವಾಗಿ ತರಿಸಿಕೊಳ್ಳುವ ಬದಲು, ನೆಲಮಾರ್ಗದಿಂದ ಹಾಗೂ ಶಾಡೋ ಫ್ಲೀಟ್ ಮೂಲಕ ಹಡಗಿನಿಂದ ಹಡಗಿಗೆ ವರ್ಗಾಯಿಸುತ್ತಾ ಮೆಡಿಟರೇನಿಯನ್ ಸಮುದ್ರದ ಮೂಲಕ ತರಿಸಿಕೊಳ್ಳುತ್ತಿದೆ. ಒಟ್ಟಿನಲ್ಲಿ ಅರವತ್ತು ದಿನದ ಯುದ್ಧದ ನಂತರವೂ ಭಾರತದಲ್ಲಿ ತೈಲದ ಕೊರತೆಯುಂಟಾಗಲಿಲ್ಲ.

ಎಷ್ಟೋ ರಾಷ್ಟ್ರಗಳ ತೈಲದ ಸರಬರಾಜು ಅಲ್ಲೋಲಕಲ್ಲೋಲವಾಗಿ, ಬೆಲೆ ಎರಡು ಮೂರು ಪಟ್ಟು ಹೆಚ್ಚಿದರೂ, ರೇಷನ್ ಪದ್ಧತಿಗೆ ಮೊರೆಹೋದರೂ, ಭಾರತದಂತ ದೊಡ್ಡ ರಾಷ್ಟ್ರ ವಿಸುಕಾಡಲಿಲ್ಲ. ಬರೋಬ್ಬರಿ ಎರಡು ತಿಂಗಳ ತನಕ ಸರ್ಕಾರ ತೈಲದ ಬೆಲೆಯೇರಿಸದೇ ಹಿಡಿದು ನಿಲ್ಲಿಸಿತು. ಕಿಡಿಗೇಡಿಗಳ ದೆಸೆಯಿಂದಾಗಿ ಅಡುಗೆ ಅನಿಲದ ಸರಬರಾಜು ವ್ಯತ್ಯಯವಾದರೂ, ಜನರು ದಂಗೆಯೇಳುವಷ್ಟು ಹಾಹಾಕಾರ ಮೂಡಲಿಲ್ಲ. ಮೊನ್ನೆಯಂತೂ ಭಾರತ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋಗೆ ತಣ್ಣನೆಯ ಸ್ವಾಗತ ಕೋರಿ, ಮಾಧ್ಯಮಗಳೆದುರೇ ಭಾರತ ಸದಾ ದೇಶಮೊದಲು ಎಂಬ ನಿಯಮವನ್ನು ಮುಂದಿಟ್ಟುಕೊಂಡೇ ವ್ಯವಹಾರ ಮಾಡಲಿದೆ. ನಾವು ನಮ್ಮ ತೈಲವನ್ನು ಎಲ್ಲಿಂದ ಕೊಳ್ಳಬೇಕು ಎಂಬುದನ್ನು ಯಾರೂ ಹೇಳಬೇಕಿಲ್ಲ ಎಂದು ಎದೆಯುಬ್ಬಿಸಿ ಹೇಳಿಯೇ ಬಿಟ್ಟಿತು. ನಿಮ್ಮ ದಾರಿ ನಿಮಗೆ, ನಮ್ಮ ದಾರಿ ನಮಗೆ ಎಂದು ಬಹುಷಃ ಇದಕ್ಕಿಂದ ಸ್ಪಷ್ಟವಾಗಿ ಅಮೇರಿಕಾಕ್ಕೆ ಸಂದೇಶ ಕಳಿಸಲು ಸಾಧ್ಯವೇ ಇಲ್ಲ. ಖಾರಿಫ್ ಬೆಳೆಯ ಮಳೆಗಾಲ ಹತ್ತಿರಬಂದ ಸಮಯಕ್ಕೆ ಸರಿಯಾಗಿ, ಭಾರತದಲ್ಲಿ ಯೂರಿಯಾದ ಕೊರತೆಯನ್ನುಂಟುಮಾಡಲು ಅಮೇರಿಕಾ ಇನ್ನೊಂದು ಹಂತದ ಯೋಜನೆ ತಯಾರಿಸಿಟ್ಟಿತ್ತು. ಇರಾನ್ ಯುದ್ಧದ ನೆಪ ಹೇಳಿ ಕತಾರ್ ತನ್ನ ಎಲ್‌ಎನ್‌ಜಿ ರಫ್ತಿನ ಮೇಲೆ ಬಲವಂತದ ನಿರ್ಬಂಧ ಹೇರಿ, ದೇಶೀಯ ಯೂರಿಯಾ ಉತ್ಪಾದನೆಗೆ ಗರಿಷ್ಠ ಅನಿಲದ ಅಗತ್ಯವಿರುವ ಕ್ಷಣದಲ್ಲೇ ಪೂರೈಕೆಯನ್ನು ಕಡಿತಗೊಳಿಸಿತು. ತಕ್ಷಣವೇ ಕಾರ್ಯಪ್ರವೃತ್ತವಾದ ಭಾರತ ಸರ್ಕಾರ, ಜೂನ್‌ನಲ್ಲಿ ಬರಬೇಕಿದ್ದ ತನ್ನ 13.5 ಲಕ್ಷ ಟನ್‌ಗಳಷ್ಟು ಯೂರಿಯಾ ಆಮದನ್ನು ಬೇಗನೇ ತರಿಸಿಕೊಂಡಿದ್ದಲ್ಲದೇ, ಬಿಕ್ಕಟ್ಟು ಸಂಪೂರ್ಣವಾಗಿ ಉಲ್ಬಣಗೊಳ್ಳುವ ಮೊದಲು ಹೆಚ್ಚಿನ ಯೂರಿಯಕ್ಕಾಗಿ ಜಾಗತಿಕ ಟೆಂಡರ್ ಅನ್ನೂ ಕರೆಯಿತು.

ಏಪ್ರಿಲ್ ಆರಂಭದ ವೇಳೆಗೆ ಒಟ್ಟಾರೆ ರಸಗೊಬ್ಬರ ನಿಕ್ಷೇಪಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇ. 36.5 ರಷ್ಟು ಭಾರಿ ಏರಿಕೆಯಾಗಿದೆ. ಯೂರಿಯಾ, ಡಿಎಪಿ ಮತ್ತು ಎನ್‌ಪಿಕೆ ದಾಸ್ತಾನುಗಳು ಹಿಂದಿನ ವರ್ಷಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಕತಾರ್ ಬಾಗಿಲು ಮುಚ್ಚಿದರೇನು, ತಕ್ಷಣವೇ ಜೋರ್ಡಾನ್, ಮೊರಾಕ್ಕೊ, ಸೌದಿ ಅರೇಬಿಯಾ ಮತ್ತು ಓಮನ್ ಜೊತೆಗೆ ಕಿಟಕಿಗಳನ್ನು ತೆರೆದು, ದೀರ್ಘಾವಧಿಯ ಒಪ್ಪಂದಗಳ ಮೂಲಕ ಭಾರತ ತನ್ನ ರಸಗೊಬ್ಬರ ಪೂರೈಕೆ ಸರಪಳಿಯನ್ನು ಬಲಪಡಿಸುತ್ತಿದೆ. ಇದರ ನಡುವೆ, ತೈಲ ಆಮದಿಗೆ ಭಾರಿ ಡಾಲರ್ ಹೊರಹರಿವು ಅಗತ್ಯವಿರುವುದರಿಂದ, 2026ರಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು ಭಾರತೀಯ ಷೇರುಗಳಿಂದ ಸುಮಾರು 21 ಬಿಲಿಯನ್ ಹಿಂತೆಗೆದುಕೊಂಡದ್ದರಿಂದ ಮತ್ತು ಯುಎಸ್ ಫೆಡರಲ್ ರಿಸರ್ವ್ ನೀತಿ ಬದಲಾವಣೆಗಳಿಂದ ಬಲಗೊಂಡ ಡಾಲರ್‌ನಿಂದಾಗಿ, ನಮ್ಮ ಕರೆನ್ಸಿ ಕುಸಿತ ಮತ್ತದರ ಪರಿಣಾಮಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಲಿಲ್ಲ ಹೌದು. ಆದರೆ ಇದರ ಕಾರಣಗಳಲ್ಲಿ ಕೆಲವು ವಿದೇಶೀ ಮಾರುಕಟ್ಟೆಯ ಮೇಲೆ ಅವಲಂಬಿತವಾಗಿರುವುದರಿಂದ, ಸಂಪೂರ್ಣವಾಗಿ ತಡೆಗಟ್ಟುವುದು ಅಸಾಧ್ಯವಾದರೂ, ಇದಕ್ಕೆ ಪೂರಕವಾಗಿ ರಿಸರ್ವ್ ಬ್ಯಾಂಕ್ ತಕ್ಷಣವೇ ತೆಗೆದುಕೊಂಡ ಕೆಲವು ನಿರ್ಧಾರಗಳಿಂದಾಗಿ, ರೂಪಾಯಿ ಏಕಾಏಕಿ ಪಾತಾಳ ತಲುಪುವುದನ್ನು ನಿಲ್ಲಿಸಲು ಸಾಧ್ಯವಾಯ್ತು. ಮೊದಲನೆಯದಾಗಿ ರಿಸರ್ವ್ ಬ್ಯಾಂಕ್ ನಮ್ಮ ತೈಲಕಂಪನಿಗಳಿಗೆ ಸ್ಪಾಟ್ ಮಾರುಕಟ್ಟೆಯಲ್ಲಿ ಡಾಲರ್‌ಗಳನ್ನು ಖರೀದಿಸಬೇಡಿ ಎಂದು ಕೇಳಿಕೊಂಡು, ಅದಕ್ಕೆ ಬದಲಾಗಿ ತಾನೇ ವಿಶೇಷವಾದ ಮತ್ತು ಮೀಸಲಾದ ಗವಾಕ್ಷಿಯನ್ನು ಒದಗಿಸಿತು. ಇದರಿಂದಾಗಿ ರೂಪಾಯಿ ಸತತ ಎರಡು ಅವಧಿಗಳವರೆಗೆ ಬಲಗೊಂಡು, ಡಾಲರ್ ಎದುರು 93ಕ್ಕಿಂತ ಕಡಿಮೆ ದರದಲ್ಲಿ ಸ್ಥಿರವಾಗಿ ನಿಂತಿತು. ಈ ಕ್ರಮದಿಂದಾಗಿ ಮಾರುಕಟ್ಟೆಯಲ್ಲಿ ಡಾಲರ್‌ಗಿದ್ದ ಬೇಡಿಕೆಯ ಗಮನಾರ್ಹ ಭಾಗ ತೆರವಾಗಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ವರದಿಮಾಡಿದೆ. ಇದಲ್ಲದೇ, ಏಪ್ರಿಲ್ 2ರಂದು ನಡೆದ ರಷ್ಯಾ-ಭಾರತ IRIGC-TEC ಸಭೆಯಲ್ಲಿ, ರಷ್ಯಾದ ಉಪ ಪ್ರಧಾನಿ ಡೆನಿಸ್ ಮಾಂಟುರೊವ್ ಅವರು ಜೈಶಂಕರ್, ದೋವಲ್ ಮತ್ತು ಸೀತಾರಾಮನ್ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ವ್ಯಾಪಾರದಲ್ಲಿ ಡಾಲರ್ ಅವಲಂಬನೆಯನ್ನು ಕಡಿಮೆ ಮಾಡುವ ಭಾಗವಾಗಿ ರೂಪಾಯಿ-ರೂಬಲ್ ಮತ್ತು ಪರ್ಯಾಯ ಪಾವತಿ ಅವಕಾಶಗಳ ಕುರಿತು ವಿಶಾಲ ಚರ್ಚೆಗಳನ್ನು ನಡೆಸಿದರು. ಭಾರತ ಬರುವ ದಿನಗಳಲ್ಲಿ ಇದೇ ನಿಯಮವನ್ನು ತನ್ನ ಇತರ ತೈಲ ಪೂರೈಕೆದಾರರೊಂದಿಗೂ ಚರ್ಚಿಸಲಿದೆ. ಇದರಿಂದ ಡಾಲರ್ ಮೇಲಿನ ಅವಲಂಬನೆಯನ್ನು ಸಂಪೂರ್ಣವಾಗಿಯಲ್ಲದಿದ್ದರೂ, ಅರ್ಧಕ್ಕೆ ಇಳಿಸುವ ಗುರಿಯನ್ನು ಹೊಂದಿದೆ.

ತನ್ನ ಅಲಿಪ್ತ ನೀತಿಯ ಮೂಲಕ ಭಾರತ ಇವತ್ತು ಯುದ್ಧಕಾಲದಲ್ಲೂ ಸಶಕ್ತವಾಗಿ ನಿಂತಿದೆ. ಮತ್ತಿದು ಭಾರತದ ವಿದೇಶಾಂಗ ನೀತಿಯ ಅತ್ಯುತ್ತಮ ಅಗ್ನಿಪರೀಕ್ಷೆ ಕೂಡ. ರಷ್ಯಾದ ಕಂಪನಿಗಳು ಭಾರತೀಯ ಮಾರುಕಟ್ಟೆಗೆ ತೈಲ ಮತ್ತು ಎಲ್‌ಎನ್‌ಜಿ ಪೂರೈಕೆ ಎರಡನ್ನೂ ಹೆಚ್ಚಿಸಲು ಸಜ್ಜಾಗಿವೆ ಎಂದು ರಷ್ಯಾದ ಪ್ರಧಾನಿಯೇ ಹೇಳಿದ್ದಾರೆ. ಮತ್ತೀ ಆಹ್ವಾನ ಭಾರತಕ್ಕೆ ಮಾತ್ರವೇ ಎಂದು ಕೂಡ ಅವರು ಹೇಳಿದ್ದಾರೆ ಎಂದರೆ ರಷ್ಯಾಕ್ಕೆ ನಮ್ಮ ಮೇಲಿರುವ ಪ್ರೀತಿ ಮತ್ತು ನಂಬಿಕೆ ಎಷ್ಟಿರಬಹುದು ಲೆಕ್ಕ ಹಾಕಿ. ಹಡಗುಗಳಿಗೆ ತನ್ನ ಜಲಸಂಧಿಯ ಮೂಲಕ ಸಾಗಲು ಇರಾನ್ ಅವಕಾಶ ಕೊಟ್ಟಿದ್ದು ಕೆಲವೇ ಕೆಲವು ದೇಶಗಳಿಗೆ, ಮತ್ತದರಲ್ಲಿ ಭಾರತವೂ ಒಂದು. ಭಾರತೀಯ ಹಡಗುಗಳು, ಅಧಿಕೃತ ಹಡಗು ಮಾರ್ಗಗಳ ಬದಲು ಇರಾನ್‌ನ ಮುಖ್ಯಭೂಮಿಗೆ ಹತ್ತಿರವಿರುವ ಮಾರ್ಗಗಳ ಮೂಲಕ ಕರಾವಳಿಯನ್ನು ಬಳಸಿಕೊಂಡೇ ಸಂಚರಿಸಲು ಇರಾನ್ ಅವಕಾಶ ಮಾಡಿಕೊಟ್ಟಿದ್ದು, ಭಾರತದ ಗುರುತ್ವ ಎಷ್ಟಿದೆ ಎಂಬುದನ್ನು ತೋರಿಸುತ್ತದೆ. ರೂಬಿಯೊ ತನ್ನ ಭೇಟಿ ಅಷ್ಟೇನೂ ಫಲಪ್ರದವಾಗದಿದ್ದರೂ, ಭಾರತ-ಯುಎಸ್ ಸಂಬಂಧಗಳು ಹಿಂದೆಂದಿಗಿಂತಲೂ ಮುಖ್ಯ ಎಂದು ದೃಢಪಡಿಸಿ, ಮೋದಿಯವರನ್ನು ಶ್ವೇತಭವನಕ್ಕೆ ಆಹ್ವಾನಿಸಿ ಮತ್ತು ರಕ್ಷಣಾ ಸಹಕಾರದ ಬಗ್ಗೆ ಚರ್ಚಿಸಿದ. ಅಂದರೆ ಭಾರತವು ತನಗೆ ಬೇಕಾದಲ್ಲಿಂದ ತೈಲವನ್ನು ಖರೀದಿಸುತ್ತದೆ ಎಂಬ ತನ್ನ ಇಂಧನ ನೀತಿಯನ್ನು ಬಿಟ್ಟುಕೊಡದೆಯೂ ಈ ಸಂಬಂಧವನ್ನು ಉಳಿಸಿಕೊಂಡಿದೆ ಎಂಬುದು ಇದಕ್ಕೆ ಸಾಕ್ಷಿ. ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಭೇಟಿಯ ಮೂಲಕ ಕತಾರ್‌ನೊಂದಿಗೆ ಮಾತುಕತೆಯನ್ನು ಜೀವಂತವಾಗಿರಿಸಿ, ತನ್ನ ಪ್ರಮುಖ ಗಲ್ಫ್ ಎಲ್‌ಎನ್‌ಜಿ ಪೂರೈಕೆದಾರರೊಂದಿಗೆ ಸಂಬಂಧವನ್ನು ಕಾಯ್ದುಕೊಂಡಿದೆ. ಭಾರತವು ಸ್ವಾಯತ್ತತೆ ನಮ್ಮ ಇತಿಹಾಸ ಮತ್ತು ವಿಕಾಸದ ಒಂದು ಭಾಗವೇ ಆಗಿದೆ ಎಂದು ಹೇಳುತ್ತಲೇ ಬರುತ್ತಿರುವುದರಿಂದ, ಇದನ್ನು ಕೇಳಿಸಿಕೊಂಡೂ ಸಹ ದೇಶಗಳು ಭಾರತದ ಜೊತೆ ಇನ್ನೂ ಮಾತುಕತೆಯಲ್ಲಿವೆ ಎಂದರೆ, ನಮ್ಮ ಅಗತ್ಯ ಜಗತ್ತಿಗೆ ಎಷ್ಟಿದೆ ಎಂಬುದು ಸ್ಪಷ್ಟವಾಗಿ ನಿರೂಪಿತವಾಗಿದೆ ಎಂದೇ ಅರ್ಥ.

ಗೋಹತ್ಯೆ ತಡೆಯಲು ದೇಶಾದ್ಯಂತ ಕೈಗೊಂಡ ಕ್ರಮಗಳು

ಧರಣಿ ಮಂಡಲ
• ಕೆ.ಎಸ್. ಶೈಲೇಶ್ ಹೊಳ್ಳ
shyleshholla@gmail.com



ಬಕ್ರೀದ್‌ಗೆ ಮುಂಚಿತವಾಗಿ ದೇಶಾದ್ಯಂತ ಗೋಹತ್ಯೆ ವಿರೋಧಿ ಕಾನೂನುಗಳನ್ನು ಕಠಿಣವಾಗಿ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ತುರ್ತು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಇದಕ್ಕೆ ಪ್ರಮುಖ ಕಾರಣ ಹೆಚ್ಚಿನ ರಾಜ್ಯಗಳು ಈಗಾಗಲೇ ಗೋಹತ್ಯೆಯನ್ನು ನಿಯಂತ್ರಿಸುವ ಅಥವಾ ನಿಷೇಧಿಸುವ ಸ್ಥಳೀಯ ಕಾನೂನುಗಳನ್ನು ಹೊಂದಿವೆ ಎಂಬುದಾಗಿತ್ತು. ದೇಶದಲ್ಲಿ ಗೋವಿನ ಬಲಿ ಅಥವಾ ಪ್ರಾಣಿ ಬಲಿಯ ಮೇಲಿನ ಕಾನೂನುಗಳು ಮತ್ತು ನಿರ್ಬಂಧಗಳು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸಗಳಿವೆ. ಇದಕ್ಕೆಲ್ಲಾ ಕಾರಣ ಇಂದಿಗೂ ಗೋಹತ್ಯೆಯನ್ನು ನಿಯಂತ್ರಿಸುವ ಏಕರೂಪದ ರಾಷ್ಟ್ರೀಯ ಕಾನೂನು ರಚನೆಯಾಗದಿರುವುದಾಗಿದೆ. ಸಂವಿಧಾನದಡಿಯಲ್ಲಿ ಈ ವಿಷಯವು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವುದರಿಂದ ಆಯಾ ರಾಜ್ಯಗಳಲ್ಲಿ ಈ ಕುರಿತಂತೆ ವಿಭಿನ್ನ ಕಾನೂನು ಚೌಕಟ್ಟುಗಳಿರುವುದು ಕಂಡುಬರುತ್ತದೆ.

ಬಕ್ರೀದ್‌ನಂದು ನಡೆಯುವ ಗೋವುಗಳ ಅಮಾನುಷ ಹತ್ಯೆಯನ್ನು ನಿಲ್ಲಿಸುವಂತೆ ಕೋರಿ ತಮಿಳುನಾಡಿನ ಹಿಂದೂ ಮಕ್ಕಳ್ ಕಟ್ಚಿಯ ಕೆ. ಸೂರ್ಯಪ್ರಕಾಂತ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಬಕ್ರೀದ್‌ನಂದು ಕೊಯಮತ್ತೂರಿನ ವಿವಿಧ ಪ್ರದೇಶಗಳಲ್ಲಿ ಗೋವುಗಳ ಹತ್ಯೆಗೆಂದೇ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಲಾಗಿದೆ ಎಂಬುದಾಗಿ ದೂರು ನೀಡಿದ್ದರು. ನ್ಯಾಯಮೂರ್ತಿಗಳು, ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ 2023ರ ನಿಯಮಗಳನ್ನು ಪರಿಶೀಲಿಸಿ ಮೇಕೆ ಮತ್ತು ಕುರಿಗಳಂತಹ ಪ್ರಾಣಿಗಳ ಹತ್ಯೆಗೆ ಪರವಾನಗಿ ಹೊಂದಿದ ಶೆಡ್ ಮತ್ತು ಕಟ್ಟಡಗಳನ್ನು ಹೊರತುಪಡಿಸಿ ಇನ್ನಿತರ ಯಾವ ಸ್ಥಳಗಳಲ್ಲಿ ಪ್ರಾಣಿವಧೆಗೆ ಅವಕಾಶ ನೀಡಕೂಡದು, ಗೋವು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣ ನಿಷೇಧಿಸಬೇಕು ಎಂಬುದಾಗಿ ಬಕ್ರೀದ್‌ನ ಮುನ್ನಾ ದಿನವಾದ ಮೇ 27, 2026 ರಂದು ಆದೇಶ ಹೊರಡಿಸಿದ್ದರು. ಗೋವುಗಳ ಬಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂಬುದಾಗಿ ಸೂಚಿಸಿದ್ದರು. ರಾಜ್ಯಾದ್ಯಂತ ಗೋವುಗಳ ಹತ್ಯೆಯನ್ನು ನಿಷೇಧಿಸಲು 1976ರ ಆಗಸ್ಟ್ 30ರಂದು ಹೊರಡಿಸಲಾಗಿದ್ದ ಸರ್ಕಾರಿ ಆದೇಶ ಜಾರಿಗೊಳಿಸುವಂತೆ ಸೂಚನೆಯನ್ನು ನೀಡಿದ್ದರು. ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಿಸಿ ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಸಹಕಾರಿಯಾಗುವ ಉದ್ದೇಶದಿಂದ ನ್ಯಾಯಮೂರ್ತಿಗಳು ಈ ಆದೇಶ ಹೊರಡಿಸಿದ್ದರು.

ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರ ರಜಾ ದಿನದ ಪೀಠವು, ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರು/ಪೊಲೀಸ್ ಪಡೆಯ ಮುಖ್ಯಸ್ಥರಿಗೆ ಈ ಕುರಿತಂತೆ ನಿರ್ದೇಶನ ನೀಡುತ್ತಾ, ಬಕ್ರೀದ್ ಅಥವಾ ಇನ್ನಾವುದೇ ದಿನದಂದು ರಾಜ್ಯದಲ್ಲಿ ಗೋವು ಅಥವಾ ಕರುಗಳನ್ನು ಹತ್ಯೆ ಮಾಡದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇಬ್ಬರು ಹಿರಿಯ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು, ಕೋರ್ಟ್ ಆದೇಶ ಪಾಲನೆಯಾಗಬೇಕು, ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗಬಾರದು ಎಂಬುದಾಗಿ ನಿರ್ದೇಶನ ನೀಡಿತ್ತು. ಈ ಕುರಿತಂತೆ ಸರ್ಕಾರದಿಂದ ವರದಿಯನ್ನು ಪಡೆಯುವಂತೆಯೂ ನಿರ್ದೇಶಿಸಿತ್ತು. ತೀರ್ಪನ್ನು ನೀಡುವ ವೇಳೆ ನ್ಯಾಯಮೂರ್ತಿಗಳು ಗೋವುಗಳ ಮಹತ್ವವನ್ನು ತಿಳಿಸುತ್ತಾ ಗೋವುಗಳು ಹಾಲನ್ನು ನೀಡುವ ಹಾಗೂ ಭಾರ ಎಳೆಯುವ ಜಾನುವಾರುಗಳ ಹತ್ಯೆಯ ನಿಷೇಧಕ್ಕೆ ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಸಂವಿಧಾನ ರಚನಾ ಸಭೆಯ ಚರ್ಚೆಗಳ ಸಮಯದಲ್ಲಿಯೂ, ಗೋವು ಪೂಜ್ಯ ಪ್ರಾಣಿಯಾಗಿದ್ದು, ಶ್ರೀಕೃಷ್ಣನ ಕಾಲದಿಂದಲೂ ನಮ್ಮ ನಾಗರಿಕತೆಯೊಂದಿಗೆ ಸಂಬಂಧವನ್ನು ಹೊಂದಿದೆ, ಹಿಂದಿನ ಹಲವು ಮುಸ್ಲಿಂ ರಾಜರುಗಳು ತಮ್ಮ ಆಳ್ವಿಕೆಯಲ್ಲಿ ಗೋಹತ್ಯೆಯನ್ನು ನಿಷೇಧಿಸಿದ್ದರು, ಬಕ್ರೀದ್‌ನಲ್ಲಿ ಎಲ್ಲಾ ಮುಸ್ಲೀಮರು ಗೋವುಗಳನ್ನು ಬಲಿ ನೀಡುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ನೆನಪಿಸಿದ್ದರು.

ಈ ವರ್ಷ ದೆಹಲಿ ಸರ್ಕಾರ ಸಹ ಬಕ್ರೀದ್‌ಗೂ ಮುನ್ನ ಹಸುಗಳು, ಕರುಗಳು ಮತ್ತು ಒಂಟೆಗಳ ಬಲಿ ಅಥವಾ ಅಕ್ರಮ ಮಾರಾಟವನ್ನು ನಿಷೇಧಿಸುವ ಕಟ್ಟುನಿಟ್ಟಿನ ಆದೇಶವನ್ನು ನೀಡಿತ್ತು. ಎಲ್ಲಾ ಪ್ರಾಣಿ ಬಲಿಗಳನ್ನು ನಿರ್ದಿಷ್ಟ ನಿರ್ಬಂಧಗಳೊಂದಿಗೆ ತೆರೆದ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಮಾಡದೇ ಅದಕ್ಕೆಂದೇ ಗೊತ್ತುಪಡಿಸಿದ ಇಲ್ಲವೇ ಪರವಾನಗಿ ಪಡೆದ ಸ್ಥಳಗಳಲ್ಲಿ ಮಾತ್ರ ನಡೆಸಬೇಕೆಂದು ಸೂಚಿಸಿತ್ತು. ಹಾಗೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂಬುದಾಗಿ ಸಚಿವ ಕಪಿಲ್ ಮಿಶ್ರಾ ಹೇಳಿಕೆಯನ್ನು ನೀಡಿದ್ದರು. ದನಗಳ ಸಾಗಾಣಿಕೆ ಹಾಗೂ ಅಕ್ರಮ ಮಾರಾಟ ಮತ್ತು ಹತ್ಯೆಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ಸ್ಥಳೀಯ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಇದೇ ರೀತಿಯ ಅಧಿಕಾರಿಗಳ ತಂಡವನ್ನು ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳು ಸಹ ಮಾಡಿತ್ತು.

ಮಹಾರಾಷ್ಟ್ರ ಈ ವರ್ಷ ಬಕ್ರೀದ್‌ಗೂ ಮುನ್ನ ತನ್ನ ಜಾನುವಾರು ವಧೆ ಕಾನೂನುಗಳನ್ನು ಗಮನಾರ್ಹವಾಗಿ ಬಿಗಿಗೊಳಿಸಿತ್ತು. ದನಗಳ ಅಕ್ರಮ ಸಾಗಾಣಿಕೆ, ಅನಧಿಕೃತ ಕಸಾಯಿಖಾನೆಗಳು ಮತ್ತು ಗೋಮಾಂಸ ಕಳ್ಳ ಸಾಗಾಣಿಕೆ ಜಾಲಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿತ್ತು. ಪಶ್ಚಿಮ ಬಂಗಾಳ ಸರ್ಕಾರವು ಈ ವರ್ಷ ಬಕ್ರೀದ್‌ಗೂ ಮುನ್ನ ಜಾನುವಾರು ಹತ್ಯೆಯನ್ನು ನಿಯಂತ್ರಿಸುವ ಹೊಸ ನಿರ್ದೇಶನಗಳನ್ನು ಹೊರಡಿಸಿತ್ತು. ಈ ಆದೇಶಗಳನ್ನು ಕಲ್ಕತ್ತಾ ಹೈಕೋರ್ಟ್ ಸಹ ಎತ್ತಿಹಿಡಿದು ಗೋಹತ್ಯೆ ಬಕ್ರೀದ್ ಅಥವಾ ಇಸ್ಲಾಂನ ಭಾಗವಲ್ಲ ಎಂಬುದಾಗಿ ಹೇಳಿತ್ತು. ಅಸ್ಸಾಂನಲ್ಲಿನ ಹಿಮಾಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ ಅಸ್ಸಾಂ ಗೋಸಂರಕ್ಷಣಾ ಕಾಯ್ದೆ, 2021ರ ನಿಬಂಧನೆಗಳನ್ನು ಬಲವಾಗಿ ಜಾರಿಗೊಳಿಸಿತ್ತು. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ್, ಹರಿಯಾಣ, ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಂತಹ ರಾಜ್ಯಗಳು ದೇಶದಲ್ಲಿ ಅತ್ಯಂತ ಕಠಿಣವಾದ ಗೋಹತ್ಯೆ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದ್ದವು. ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅಕ್ರಮ ಗೋಹತ್ಯೆಗೆ ಜೀವಾವಧಿ ಶಿಕ್ಷೆಯವರೆಗೆ ವಿಸ್ತರಿಸಬಹುದಾದ ಶಿಕ್ಷೆ ಇರುವುದನ್ನು ಸರ್ಕಾರ ಎಚ್ಚರಿಸಿತ್ತು. ಹರಿಯಾಣ ತನ್ನ ಕಠಿಣ ಗೋಸಂರಕ್ಷಣಾ ಕಾನೂನಿನ ಅಡಿಯಲ್ಲಿ ಹಸುಗಳು, ಕರುಗಳು ಮತ್ತು ಎತ್ತುಗಳ ವಧೆ, ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿತ್ತು. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಪೊಲೀಸರು ಗಡಿ ತಪಾಸಣೆ ಮತ್ತು ಜಾನುವಾರು ಚಲನೆಯ ಮೇಲ್ವಿಚಾರಣೆಯನ್ನು ತೀವ್ರಗೊಳಿಸಿದ್ದರು. ಸ್ಥಳೀಯ ಆಡಳಿತಗಳು ಜನರು ಗೊತ್ತುಪಡಿಸಿದ ಸ್ಥಳಗಳಲ್ಲಿ ಮಾತ್ರ ಬಲಿ ನೀಡಬೇಕೆಂದು ಮತ್ತು ಅದರ ತ್ಯಾಜ್ಯಗಳು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡದಂತೆ ಮರೆಯಾಗಿರಬೇಕು ಎಂಬ ಸಲಹೆಗಳನ್ನು ನೀಡಿತ್ತು. ಕರ್ನಾಟಕದಲ್ಲಿ ದೇಶದ ಅತ್ಯಂತ ಕಠಿಣ ಜಾನುವಾರು ಹತ್ಯೆ ವಿರೋಧಿ ಕಾನೂನುಗಳಲ್ಲಿ ಒಂದಾದ ಕರ್ನಾಟಕ ವಧೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020ರ ಜಾರಿಗೊಳಿಸುವಿಕೆಯನ್ನು ಅಧಿಕಾರಿಗಳು ಚುರುಕುಗೊಳಿಸಿದ್ದರು.

ಇಷ್ಟೆಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರೂ ಪ್ರತಿವರ್ಷದಂತೆ ಈ ವರ್ಷವೂ ಬಕ್ರೀದ್‌ನಂದು ದೇಶಾದ್ಯಂತ ರಾಜಾರೋಷವಾಗಿ ಸಾರ್ವಜನಿಕ ಸ್ಥಳಗಳಲ್ಲಿಯೇ ಲಕ್ಷಾಂತರ ಗೋವುಗಳ ಹತ್ಯೆ ಹೇಗಾಯಿತು? ಬಹುತೇಕ ನಗರಗಳಲ್ಲಿ ಜಾನುವಾರುಗಳ ರಕ್ತದ ಹೊಳೆ ಹೇಗೆ ಹರಿಯಿತು? ರಕ್ತದ ಮಡುವಿನಲ್ಲಿಯೇ ಮತಾಂಧರು ಹೋಳಿ ಆಡಿದ್ದಾರೂ ಹೇಗೆ? ಸಾವಿರಾರು ಗೋವುಗಳು ಪೊಲೀಸರ ಕಣ್ತಪ್ಪಿಸಿ ಆಯಾ ಪ್ರದೇಶಗಳಿಗೆ ಒಮ್ಮೆಲೆ ಬಂದದ್ದಾದರೂ ಹೇಗೆ? ಗೋರಕ್ಷಕರಿಗೆ ಕಂಡುಬರುವ ಅಕ್ರಮ ಗೋವುಗಳ ಸಾಗಾಣಿಕೆ ಮತ್ತು ಸಂಗ್ರಹಣೆ ಪೊಲೀಸ್ ಇಲಾಖೆಗಳಿಗೇಕೆ ಕಂಡುಬರುವುದಿಲ್ಲ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದ ಹೊರತು ಗೋವುಗಳ ಹತ್ಯೆಯನ್ನು ಯಾವುದೇ ರೀತಿಯಲ್ಲೂ ತಡೆಯಲು ಸಾಧ್ಯವೇ ಇಲ್ಲ. ದೇಶದ ಈಗೀರುವ ಕೇಂದ್ರೀಯ ಹಾಗೂ ರಾಜ್ಯದ ಯಾವುದೇ ಕಾನೂನು ಸಹ ಈ ಅಕ್ರಮ ದಂಧೆಗೆ ಕಡಿವಾಣ ಹಾಕಲು ಶಕ್ತವಾಗುವುದಿಲ್ಲ. ದಿನದಿಂದ ದಿನಕ್ಕೆ ಗೋಹತ್ಯೆ ಎನ್ನುವುದು ಮತಾಂಧರಿಗೆ ಪ್ರತಿಷ್ಠೆಯ ಮತ್ತು ಸಂಸ್ಕೃತಿಯ ಪ್ರದರ್ಶನದ ವಿಚಾರವಾಗಿದೆ. ಮತ್ತೊಂದೆಡೆ ಇದೇ ಮತಾಂಧರು ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಬೇಕು ಎಂಬುದಾಗಿ ದೇಶದ ಹಲವು ಕಡೆಗಳಲ್ಲಿ ರಸ್ತೆಗಿಳಿದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದು ಸಹ ಇವರುಗಳ ಕುತಂತ್ರದ ಒಂದು ಭಾಗವಾಗಿದ್ದು, ಸರ್ಕಾರ ಮತ್ತು ದೇಶವಾಸಿಗಳು ಎಚ್ಚರದಿಂದಿರಬೇಕು.

ಕಾಕ್ರೋಚ್ ಪಕ್ಷ: ಮೀಮ್‌ನಿಂದ ರಾಜಕೀಯ ಅಜೆಂಡಾದವರೆಗೆ

▸ ಪ್ರೇಮಶ್ರೀ ಜೋಡಿದಾರ್



ಒಂದು ಮೀಮ್ ಆಗಿ ಪ್ರಾರಂಭವಾದ ಕಾಕ್ರೋಚ್ ಜನತಾ ಪಾರ್ಟಿಯ ಕಾರ್ಯತಂತ್ರ ಕಂಡಷ್ಟೇ ಅಲ್ಲ. ಮೇಲ್ನೋಟಕ್ಕೆ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಲು ಯುವಕರಿಗೆ ವೇದಿಕೆಯನ್ನು ಒದಗಿಸುವಂತೆ ಕಂಡರೂ, ಇದರ ಹಿಂದಿರುವ ಉದ್ದೇಶವು ರಾಜಕೀಯ ಅಜೆಂಡಾವನ್ನು ಹೊಂದಿರುವುದರ ಕುರಿತು ಸಹ ಚರ್ಚೆಗಳು ಚಾಲ್ತಿಯಲ್ಲಿವೆ. ಸಿಜೆಪಿಯನ್ನು ಆರಂಭಿಸಿದ ಅಭಿಜೀತ್ ಡಿಪ್ಕೆ ಹಿಂದೆ ಆಮ್ ಆದ್ಮಿ ಪಾರ್ಟಿಯ ಸಾಮಾಜಿಕ ಜಾಲತಾಣದ ಮ್ಯಾನೇಜರ್ ಆಗಿ ಕೆಲಸ ಮಾಡಿದವನು. ಇಷ್ಟೇ ಅಲ್ಲದೇ, ಈತ ದೆಹಲಿ ಗಲಭೆ ಮತ್ತು ಭಾರತ್ ತುಕಡೇ ಘೋಷಣೆಗಳ ಆರೋಪದಡಿ ಯುಎಪಿಎ ಅಡಿಯಲ್ಲಿ ಬಂಧಿತನಾಗಿರುವ ಉಮರ್ ಖಾಲಿದ್‌ನ ಬೆಂಬಲಿಗ. ಹಾಗಾಗಿ ಈ ಅಭಿಯಾನ ಯುವಜನತೆಯನ್ನು ತಪ್ಪುದಾರಿಗೆಳೆಯುವ ಅಜೆಂಡಾವನ್ನು ಹೊಂದಿದೆಯೇ? ಈಗಾಗಲೇ ನಮ್ಮ ನೆರೆಹೊರೆ ದೇಶಗಳಲ್ಲಿ ನಡೆದ ಜೆನ್‌ಜಿಗಳ ಪ್ರತಿಭಟನೆಗಳ ಮಾದರಿಯಲ್ಲೇ ದೇಶದ ಸ್ಥಿರತೆಯನ್ನು ಕೆಡಿಸುವ ಅಪಾಯಕಾರಿ ಪ್ರಯತ್ನವೇ?

ದಿಕ್ಕು ತಪ್ಪಿಸುವ ಹುನ್ನಾರ

ಸಿಜೆಪಿ ಪಕ್ಷದ ಮೆಂಬರ್ ಆಗಲು ಜೆನ್‌ಜಿಗಳಿಗೆ ಈ ಪೇಜ್‌ನಲ್ಲಿ ಇಟ್ಟಿದ್ದ ಅರ್ಹತೆಗಳನ್ನು ನೋಡಿದರೆ ಗಾಬರಿ ಹುಟ್ಟುತ್ತದೆ. ಅಂದರೆ ಮೆಂಬರ್ ಆಗುವ ವ್ಯಕ್ತಿ ಅತ್ಯಂತ ಸೋಮಾರಿಯಾಗಿರಬೇಕು, ಆತ ಕೆಲಸವಿಲ್ಲದ ನಿರುದ್ಯೋಗಿಯಾಗಿರಬೇಕು, ದಿನಕ್ಕೆ ಕನಿಷ್ಠ 11 ಗಂಟೆಗಳ ಕಾಲ ಆನ್‌ಲೈನ್‌ನಲ್ಲಿರಬೇಕು ಎನ್ನುವ ಮಾನದಂಡಗಳು ಭಾರತದ ಶೇ.50ಕ್ಕೂ ಹೆಚ್ಚಿರುವ ಯುವಜನತೆಯನ್ನು ಹಾಳು ಮಾಡುವ ಕುತಂತ್ರವೇ ಎನ್ನುವ ಅನುಮಾನಗಳು ಹುಟ್ಟುತ್ತವೆ. ಸಿಜೆಐ ಸೂರ್ಯಕಾಂತ್ ಅವರು ನಕಲಿ ಪದವಿ ಪ್ರಮಾಣಪತ್ರಗಳನ್ನು ಇಟ್ಟುಕೊಂಡವರ, ಪಿಐಎಲ್, ಸಾಮಾಜಿಕ ಜಾಲತಾಣ ಮತ್ತು ಆರ್‌ಟಿಐಗಳ ದುರ್ಬಳಕೆ ಮಾಡುವವರ ಬಗ್ಗೆ ನೀಡಿದ್ದ ಹೇಳಿಕೆಯೊಂದನ್ನು ಉದ್ದೇಶಪೂರ್ವಕವಾಗಿ ತಿರುಚಿ, ಅದು ಇಡೀ ಜೆನ್‌ಜಿ ಯುವಕರು ಮತ್ತು ನಿರುದ್ಯೋಗಿಗಳ ವಿರುದ್ಧ ನೀಡಿದ ಹೇಳಿಕೆ ಎಂಬಂತೆ ಅದರಲ್ಲಿ ಬಿಂಬಿಸಲಾಗಿತ್ತು. ಆರಂಭದಲ್ಲಿ ಯಾವುದೇ ಪಕ್ಷದ ಪರವಿಲ್ಲದ, ತಟಸ್ಥ ವೇದಿಕೆಯಂತೆ ಈ ಪೇಜ್ ಕಾಣಿಸಿಕೊಂಡಿತ್ತು. ತದನಂತರ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣವನ್ನು ಅನ್‌ಫಾಲೋ ಮಾಡಲು ಕರೆ ನೀಡಲಾಯಿತು. ಆದರೆ ಕೇವಲ ಬಿಜೆಪಿಯ ಸಾಮಾಜಿಕ ಜಾಲತಾಣವನಷ್ಟೇ ಯಾಕೆ ಅನ್‌ಫಾಲೋ ಮಾಡಲು ಸೂಚಿಲಾಯಿತು? ಕೇವಲ ನಾಲ್ಕೈದು ದಿನಗಳಲ್ಲಿ ಮಿಲಿಯನ್‌ಗಟ್ಟಲೆ ಫಾಲೋವರ್ಸ್ ಪಡೆಯುವುದು ಮತ್ತು ವೆಬ್‌ಸೈಟ್ ತೆರೆಯುವುದು ಪ್ರಬಲ ಬೆಂಬಲವಿಲ್ಲದೆ ಅಸಾಧ್ಯ.



ಜೆನ್‌ಜಿಗಳೇ ಬಂಡವಾಳ

ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಜೆನ್‌ಜಿ ಸಮುದಾಯವು ಹಲವು ರೀತಿಯ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿವೆ. ಹಾಗೆಯೇ ಈ ಜೆನ್‌ಜಿಗಳ ಸಮಸ್ಯೆಗಳೇ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಗೆ ಪ್ರಮುಖ ಬಂಡವಾಳವಾಗಿವೆ. ಮುಖ್ಯವಾಗಿ ಉನ್ನತ ಶಿಕ್ಷಣ ಪಡೆದರೂ ಕಾಡುವ ನಿರುದ್ಯೋಗದ ಅಭದ್ರತೆ, ಜೊತೆಗೆ ದುಬಾರಿ ಜೀವನಶೈಲಿಯ ಒತ್ತಡದಿಂದಾಗಿ ಯುವ ಜನತೆಯಲ್ಲಿ ಆಳವಾದ ಆಕ್ರೋಶವು ಮನೆ ಮಾಡಿದೆ. ಈ ಆಕ್ರೋಶವು ಸಾಂಪ್ರದಾಯಿಕ ರಾಜಕೀಯ ಧೋರಣೆಗಳ ಮೇಲಿನ ಅಸಮಾಧಾನ ಮತ್ತು ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ಕಡಿತದ ಭೀತಿಯನ್ನು ಇನ್ನಷ್ಟು ಹೆಚ್ಚಿದೆ. ಇದರ ಬಗ್ಗೆ ಧ್ವನಿ ಎತ್ತಲು ಹೊಸ ಮತ್ತು ತಟಸ್ಥ ವೇದಿಕೆ ಸಿಕ್ಕಾಗ ಅವರು ಸುಲಭವಾಗಿ ಆಕರ್ಷಿತರಾಗುತ್ತಾರೆ. ಈ ಸೂಕ್ಷ್ಮ ಪರಿಸ್ಥಿತಿಯನ್ನು ಅರಿತಿರುವ ರಾಜಕೀಯ ಪಕ್ಷಗಳು, ಯುವಕರ ಈ ನೈಜ ಸಮಸ್ಯೆಗಳನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ. ಹಿಂದೆ ಬಾಂಗ್ಲಾದೇಶ, ಶ್ರೀಲಂಕಾ ಮತ್ತು ನೇಪಾಳದಲ್ಲಿ ಯುವಜನತೆ ಸರ್ಕಾರಗಳ ವಿರುದ್ಧ ಬೀದಿಗಿಳಿದು ದಂಗೆಯೆಬ್ಬಿಸಿದ್ದರು. ಈ ದಂಗೆಗಳ ಹಿಂದೆ ಅಲ್ಲಿನ ವಿರೋಧ ಪಕ್ಷಗಳು ಮತ್ತು ಕೆಲವು ವಿದೇಶಿ ಶಕ್ತಿಗಳು ವ್ಯವಸ್ಥಿತವಾಗಿ ಕುತಂತ್ರವನ್ನು ನಡೆಸಿದವು ಎನ್ನುವ ಚರ್ಚೆಗಳಿವೆ. ಭಾರತದಲ್ಲಿಯೂ ಸಹ ವಿವಿಧ ರಾಜಕೀಯ ಪಕ್ಷಗಳು, ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ವಿರೋಧಿಸಲು ಅದೇ ತಂತ್ರವನ್ನು ಯಾಕೆ ಅಳವಡಿಸಿರಬಾರದು ಎನ್ನುವ ಸಂಶಯಗಳೂ ಇಲ್ಲದಿಲ್ಲ. ಅದಕ್ಕೆ ಪೂರಕವೆಂಬಂತೆ ಮಹುವಾ ಮೊಯಿತ್ರಾ ವಿರೋಧ ಪಕ್ಷದಲ್ಲಿ ನಾವು ಪ್ರತಿದಿನ ಯಾವ ಸವಾಲುಗಳನ್ನು ಎದುರಿಸುತ್ತಿದ್ದೇವೆ ಎಂಬುದನ್ನು ಅರಿತುಕೊಳ್ಳಬೇಕು ಮತ್ತು ಎಲ್ಲಾ ಕಾಕ್ರೋಚ್‌ಗಳು ಒಂದಾಗಬೇಕೆಂದು ಹೇಳಿಕೆ ನೀಡಿದರು. ಶಶಿ ತರೂರ್, ಯುವಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬಾರದು ಎಂದು ಬೆಂಬಲಿಸಿದರು. ಕನಿಮೋಳಿ, ನಾಲ್ಕೇ ದಿನದಲ್ಲಿ 15 ಮಿಲಿಯನ್ ಯುವಕರು ಸೈನ್ ಅಪ್ ಆಗುತ್ತಿದ್ದಾರೆಂದರೆ ಇದು ಕೇವಲ ಕಾಕ್ರೋಚ್ ಸಮಸ್ಯೆಯಲ್ಲ, ದೇಶ ಏನೋ ಹೇಳಲು ಪ್ರಯತ್ನಿಸುತ್ತಿದೆ. ಅದನ್ನು ನಾವೆಲ್ಲರೂ ಕೇಳಲೇಬೇಕು ಎಂದರು. ಮೆಹಬೂಬ ಮುಫ್ತಿ ಭಾರತಕ್ಕೆ ನಿಜವಾದ ಕ್ರಾಂತಿ ಬೇಕು, ಜೆನ್‌ಜಿ ಯುವಕರು ಬದಲಾವಣೆಯನ್ನು ಪ್ರಾರಂಭಿಸುತ್ತಿದ್ದಾರೆಂದು ಬಣ್ಣಿಸಿದರು. ಅಂದರೆ ವಿರೋಧ ಪಕ್ಷಗಳೇ ಈ ಆಂದೋಲನವನ್ನು ಪ್ರಾಯೋಜಿಸುತ್ತಿದೆಯೇ ಎಂಬ ಅನುಮಾನ ಹುಟ್ಟಿಸುತ್ತವೆ.

ಆಡಳಿತ ಪಕ್ಷದ ಮೇಲೆ ಎಷ್ಟೇ ವಿರೋಧವಿದ್ದರೂ, ಕೇವಲ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ಈ ಆಂದೋಲನದ ಹಿಂದಿರುವ ವಿದೇಶಿ ಕೃತಕ ಟ್ರಾಫಿಕ್ (ಬಾಟ್ ಕ್ಯಾಂಪೇನ್) ಅನ್ನು ಅವರು ಪರಿಶೀಲಿಸಲಿಲ್ಲ. ಬಾಂಗ್ಲಾದೇಶ, ನೇಪಾಳದ ಮಾದರಿಯಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರದ ಸಾಧ್ಯತೆಗಳಿದ್ದರೂ, ವಿರೋಧ ಪಕ್ಷಗಳು ಇಂತಹ ದೇಶವಿರೋಧಿ ಆಂದೋಲನಗಳಿಗೆ ಬೆಂಬಲ ನೀಡಿದ್ದು ದೊಡ್ಡ ದುರಂತ. ಸಾಮಾನ್ಯವಾಗಿ ಜಿರಳೆಗಳು ಕೊಳಕು, ತ್ಯಾಜ್ಯ ಅಥವಾ ಹಾಳಾದ ವಸ್ತು ಇರುವ ಸ್ಥಳಗಳಿಗೆ ಆಕರ್ಷಿತವಾಗುತ್ತವೆ. ಅದೇ ರೀತಿ ಅನಪೇಕ್ಷಿತ ಅಂಶಗಳು ವ್ಯವಸ್ಥೆಯಲ್ಲಿ ಕಾಣಿಸಿಕೊಂಡಾಗ, ಅವುಗಳ ಉಪಸ್ಥಿತಿಯು ವ್ಯವಸ್ಥೆಯಲ್ಲಿನ ಲೋಪದೋಷಗಳು ಮತ್ತು ದೌರ್ಬಲ್ಯಗಳನ್ನು ಸೂಚಿಸುತ್ತದೆ. ಆದ್ದರಿಂದ ಅವುಗಳನ್ನು ತೆಗೆದುಹಾಕುವುದರ ಜೊತೆಗೆ ಅವುಗಳಿಗೆ ಅವಕಾಶ ಮಾಡಿಕೊಡುವ ಮೂಲ ಕಾರಣಗಳನ್ನು ಗುರುತಿಸಿ, ಸ್ವಚ್ಛಗೊಳಿಸುವ ಕಾರ್ಯ ಆಗಬೇಕಾಗಿದೆ. ಇಲ್ಲಿ ಅರ್ಥ ಮಾಡಿಕೊಳ್ಳಬೇಕಾದ ಪ್ರಮುಖ ಅಂಶವೆಂದರೆ ಭಾರತದ ಜೆನ್‌ಜಿಗಳು ಕುರುಡಾಗಿ ಹಿಂಬಾಲಿಸುವ ಕುರಿಗಳಲ್ಲ, ಅವರು ಪ್ರಬುದ್ಧರು. ಈ ಆಂದೋಲನದ ಹಿಂದಿರುವ ರಾಜಕೀಯ ತಂತ್ರ, ನಿರ್ದಿಷ್ಟ ಪಕ್ಷಗಳ ಒಲವನ್ನು ಗಮನಿಸಿದ ಅವರು ಅದನ್ನು ತಿರಸ್ಕರಿಸುವ ಪ್ರಯತ್ನ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಎಲ್ಲವೂ ಸತ್ಯವಾಗುವುದಿಲ್ಲ.

ಅತಿ ರಾಸಾಯನಿಕದಿಂದ ಕೃಷಿ ರಕ್ಷಿಸಲು ಕೇಂದ್ರ ಕ್ರಮ

ರಾಷ್ಟ್ರವ್ಯಾಪಿ ಖೇತ್ ಬಚಾವ್ರೋ ಆರಂಭ

• **ರೈಸನ್(ಮ.ಪ್ರ.):** ಕೃಷಿ ಕ್ಷೇತ್ರ ಮತ್ತು ಭೂಮಿಯನ್ನು ಅತಿಯಾದ ರಾಸಾಯನಿಕದಿಂದ ಭೂಮಾತೆ ಮತ್ತು ಕೃಷಿಯನ್ನು ರಕ್ಷಿಸಿ ಹೊಲಗಳನ್ನು ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಮಹತ್ವದ 'ಖೇತ್ ಬಚಾವ್ರೋ ಅಭಿಯಾನ'ವನ್ನು ಆರಂಭಿಸಿದ್ದು, ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್ ಚೌಹಾಣ್ ಅವರು ಸೋಮವಾರ ಮಧ್ಯಪ್ರದೇಶದ ರೈಸನ್ ಜಿಲ್ಲೆಯ ರಾಮಸಿಯಾ ಗ್ರಾಮದಲ್ಲಿ ಚಾಲನೆ ನೀಡಿದರು.

'ಖೇತ್ ಬಚಾವ್ರೋ ಅಭಿಯಾನ್' ಭೂಮಾತೆಯನ್ನು ರಕ್ಷಿಸುವ ರಾಷ್ಟ್ರೀಯ ಸಂಕಲ್ಪವಾಗಿದೆ. ಈ ಅಭಿಯಾನವು ಜೂ.1ರಿದ 30ರವರೆಗೆ ದೇಶಾದ್ಯಂತ ನಡೆಯಲಿದ್ದು, ಕೃಷಿ ವಿಜ್ಞಾನಿಗಳು, ಕೃಷಿ ವಿಶ್ವವಿದ್ಯಾಲಯಗಳ ತಜ್ಞರು, ಕೃಷಿ ವಿಜ್ಞಾನ ಕೇಂದ್ರ ಅಧಿಕಾರಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಳ್ಳಿಗಳಿಗೆ ಭೇಟಿ ನೀಡಿ ರೈತರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಚೌಹಾಣ್ ತಿಳಿಸಿದರು.

ಇದರಲ್ಲಿ ಸಮತೋಲಿತ ರಸಗೊಬ್ಬರ ಬಳಕೆ, ಮಣ್ಣಿನ ಪರೀಕ್ಷೆ, ಮಣ್ಣಿನ ಆರೋಗ್ಯ ಕಾರ್ಡ್‌ಗಳ ಬಳಕೆ, ನೈಸರ್ಗಿಕ ಕೃಷಿ, ಜಲಸಂರಕ್ಷಣೆ, ವೈಜ್ಞಾನಿಕ ಕೃಷಿ ವಿಧಾನಗಳ ಅನುಸರಣೆಯನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ.''ಈ ಭೂಮಿ ನಮ್ಮ ತಾಯಿ ಮತ್ತು ಭೂಮಿಯ ಆರೋಗ್ಯ ರಕ್ಷಿಸುವುದು ನಮ್ಮೆಲ್ಲರ ಸಮಗ್ರ ಹೊಣೆಗಾರಿಕೆ. ಮಣ್ಣಿನ ರಕ್ಷಣೆಯಾದರೆ , ಕೃಷಿ ಅಭಿವೃದ್ಧಿ ಹೊಂದುತ್ತದೆ. ರೈತರು ಬಲಿಷ್ಠರಾಗುತ್ತಾರೆ ಮತ್ತು ರಾಷ್ಟ್ರವೂ ಅಭಿವೃದ್ಧಿ ಹೊಂದುತ್ತದೆ ಎಂದು ಅವರು ವಿವರಿಸಿದರು.



ರೈತರಿಗೆ ಮನವಿ: ಅವ್ಯಾಹತವಾಗಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಬಳಸಬೇಡಿ. ಬದಲಿಗೆ ವೈಜ್ಞಾನಿಕ ಮಣ್ಣಿನ ಪರೀಕ್ಷೆಯ ಆಧಾರದ ಮೇಲೆ ಮಣ್ಣಿನ ವಾಸ್ತವಿಕ ಅಗತ್ಯಗಳಿಗೆ ತಕ್ಕಂತೆ ಗೊಬ್ಬರ ಬಳಸಿ ಎಂದು ಅವರು ರೈತರಿಗೆ ಮನವಿ ಮಾಡಿಕೊಂಡರು. ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡ ಒಬ್ಬ ದೂರದೃಷ್ಟಿಯ ನಾಯಕನಾಗಿ ಪ್ರಧಾನಿ ನರೇಂದ್ರ ಮೋದಿಯವರು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದಾರೆ ಎಂದರು.

ಅತಿಯಾದ ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಸಿಯುತ್ತದೆ. ಇದರಿಂದಾಗಿ ಮಣ್ಣಿನಲ್ಲಿ ಅಗತ್ಯವಾಗಿ ಇರಬೇಕಾದ ಅಸಂಖ್ಯಾತ ಸೂಕ್ಷ್ಮ ಜೀವಿಗಳ ನಾಶವಾಗುತ್ತದೆ. ಇದರಿಂದ ಕೃಷಿ ಉತ್ಪಾದನೆಯ ಮೇಲೆ ನೇರ ಪರಿಣಾಮ ಬೀರಿ ಕೃಷಿ ವೆಚ್ಚವನ್ನು ಹೆಚ್ಚುವಂತೆ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿಯಾನದ ವೇಳೆ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವ ಬಗ್ಗೆ, ಸಮತೋಲಿತ ಪೋಷಕಾಂಶ ನಿರ್ವಹಣೆ, ನೈಸರ್ಗಿಕ ಕೃಷಿ, ಆಧುನಿಕ ಬಿತ್ತನೆ ತಂತ್ರಗಳು , ಜಲಸಂರಕ್ಷಣೆ ಮತ್ತು ಆಧುನಿಕ ಕೃಷಿ ಪದ್ಧತಿಗಳ ಅನುಸರಣೆಯ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಉಗ್ರ ಜಾಲಕ್ಕೆ ಯುವಕರ ಸೆಳೆತ

• **ಲಕ್ನೋ:** ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಹಾಗೂ ಪಾಕಿಸ್ತಾನ ಮೂಲದ ಕುಖ್ಯಾತ ಗ್ಯಾಂಗ್ ಸ್ಟರ್ ಶಹಜಾದ್ ಭಟ್ಟಿ ಸಂಪರ್ಕ ಹೊಂದಿರುವ ಉಗ್ರ ಜಾಲದೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆಜಂಗಢ ಜಿಲ್ಲೆಯ ಶಂಕಿತ ಉಗ್ರನೊಬ್ಬನನ್ನು ಬಂಧಿಸಿದೆ.

ಬಂಧಿತನನ್ನು ಆಜಂಗಢ ಜಿಲ್ಲೆಯ ನಿಜಾಮಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾದಾದ್ ಪುರ ಗ್ರಾಮದ ಮೊಹಮ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಭಾರತದಲ್ಲಿನ ಯುವಕ ರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರವಾದದತ್ತ ಸೆಳೆದು ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಪ್ರಯತ್ನಗಳ ಕುರಿತು ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎಟಿಎಸ್ ಕಾರ್ಯಾಚರಣೆ ನಡೆಸಿದೆ. ಎಟಿಎಸ್ ಪ್ರಕಾರ, ಪಾಕಿಸ್ತಾನ, ಐಎಸ್‌ಐ ಮತ್ತು ವಿವಿಧ ಉಗ್ರ ಸಂಘಟನೆಗಳು ಸೇರಿಕೊಂಡು ಶಹಜಾದ್ ಭಟ್ಟಿ ಉಗ್ರ ಜಾಲದ ಮೂಲಕ ಭಾರತೀಯ ಯುವಕರನ್ನು ಸಂಪರ್ಕಿಸುತ್ತಿದ್ದವು. ಸಾಮಾಜಿಕ ಜಾಲತಾಣಗಳ ಮೂಲಕ ಅವರನ್ನು ಮತಾಂಧಗೊಳಿಸಿ, ಭವಿಷ್ಯದಲ್ಲಿ

» ಪಾಕ್ ಬೆಂಬಲಿತ ಉಗ್ರ ಜಾಲದ ಸಂಪರ್ಕ ಆರೋಪ

» ಉತ್ತರ ಪ್ರದೇಶದ ಆಜಂಗಢದ ಯುವಕನ ಬಂಧನ

ಉಗ್ರ ಚಟುವಟಿಕೆಗಳಿಗೆ ಬಳಸುವ ಉದ್ದೇಶದಿಂದ ಸ್ಲೀಪರ್ ಸೆಲ್‌ಗಳಾಗಿ ರೂಪಿಸುವ ಯತ್ನ ನಡೆಸಲಾಗುತ್ತಿತ್ತು.

ಮಹಿಳಾ ರಾಜಕಾರಣಿಗೆ ಬೆದರಿಕೆ: ಎಟಿಎಸ್ ತನಿಖೆಯ ಪ್ರಕಾರ, ಶಹಜಾದ್ ಭಟ್ಟಿ ಜೊತೆಗೆ ಅಜ್ಮಲ್ ಗುರ್ಜರ್ ಹಾಗೂ ರಝಾ ಪಾಕಿಸ್ತಾನಿ ಎಂಬ ಇಬ್ಬರು ಸಹಚರರು ಶೇಖ್‌ನನ್ನು ನಿರ್ವಹಿಸುತ್ತಿದ್ದರು. ಈ ಜಾಲವು ಶೇಖ್‌ಗೆ ಮತ್ತೊಂದು ರಾಜ್ಯದ ಮಹಿಳಾ ರಾಜಕೀಯ ನಾಯಕರಿಗೆ ಬೆದರಿಕೆ ಒಡ್ಡುವ ಪರೀಕ್ಷಾತ್ಮಕ ಕಾರ್ಯಾಚರಣೆ (ಟ್ರಯಲ್ ಮಿಷನ್) ನೀಡಿತ್ತು ಎನ್ನಲಾಗಿದೆ.

ಶಸ್ತ್ರಾಸ್ತ್ರ ವಶ: ಬಂಧಿತನಿಂದ 9 ಎಂಎಂ ಪಿಸ್ತೂಲ್, ನಾಲ್ಕು ಜೀವಂತ ಕಾರ್ತೂಸ್‌ಗಳು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಚಿನ್ನ ಕೇವಲ ಲೋಹವಲ್ಲ

ಭಾರತದಿಂದ ವಾರ್ಷಿಕ 700-800 ಟನ್ ಬಂಗಾರ ಆಮದು



ಭಾರತದ ಆರ್ಥಿಕತೆ ಮತ್ತು ಸಂಸ್ಕೃತಿಯಲ್ಲಿ ಹಳದಿ ಲೋಹವಾದ ಚಿನ್ನ ಅಪರೂಪದ ಮತ್ತು ವಿಶಿಷ್ಟ ಸ್ಥಾನ ಹೊಂದಿದೆ. ಅನೇಕ ಸಂದರ್ಭಗಳಲ್ಲಿ ಅತ್ಯಧಿಕ ಮೌಲ್ಯದ ಆಸ್ತಿಯಾಗಿ ಪರಿಗಣಿಸಲಾಗುತ್ತದೆ. ವಾರ್ಷಿಕವಾಗಿ ಸುಮಾರು 700- 800 ಟನ್ ಚಿನ್ನ ಆಮದು ಮಾಡಿಕೊಳ್ಳುವ ಭಾರತ, ವಿಶ್ವದ ಅತಿದೊಡ್ಡ ಗ್ರಾಹಕ. ಆದಾಗ್ಯೂ ಭಾರತದ ಸ್ವಂತ ಗಣಿಗಳು ವರ್ಷಕ್ಕೆ 1-2 ಟನ್‌ಗಳಷ್ಟು ಮಾತ್ರ ಚಿನ್ನ ಉತ್ಪಾದಿಸುತ್ತವೆ. ಇದರಿಂದಾಗಿ ಭಾರತ ತನ್ನ ಚಿನ್ನದ ಅಗತ್ಯದ ಶೇ.90ಕ್ಕಿಂತ ಹೆಚ್ಚು ಆಮದಿನ ಮೇಲೆ ಅವಲಂಬಿತವಾಗಿದೆ. ಹೆಚ್ಚುತ್ತಿರುವ ಜಾಗತಿಕ ಅನಿಶ್ಚಿತತೆಯ ನಡುವೆ ವಿದೇಶಿ ವಿನಿಮಯ ಸಂರಕ್ಷಿಸುವ ಸಲುವಾಗಿ ಅನಿವಾರ್ಯವಲ್ಲದ ಚಿನ್ನದ ಖರೀದಿಗಳನ್ನು ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ನಾಗರಿಕರಿಗೆ ಇತ್ತೀಚೆಗೆ ಕರೆ ನೀಡಿದ್ದರು. ಈ ಹಿನ್ನೆಲೆ ಭಾರತದ ಚಿನ್ನ ಆಮದು ಪ್ರಮಾಣ ಮತ್ತು ವಿದೇಶಿ ವಿನಿಮಯಗಳ ನಡುವಿನ ಸಂಬಂಧವೇನು? ಎಂಬಿತ್ಯಾದಿಗಳ ವಿಚಾರಗಳ ಮಾಹಿತಿ ಇಲ್ಲಿದೆ.

ವಿದೇಶಿ ವಿನಿಮಯ ಮೀಸಲು ಹೆಚ್ಚಳ

ಕಚ್ಚಾ ತೈಲ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ನಂತರ ಭಾರತದ ಅತಿದೊಡ್ಡ ಆಮದು ವೆಚ್ಚಗಳಲ್ಲಿ ಚಿನ್ನ ಒಂದಾಗಿದೆ. ಉತ್ಪಾದನೆ ಮತ್ತು ರಫ್ತುಗಳನ್ನು ನೇರವಾಗಿ ಪೂರೈಸುವ ಕೈಗಾರಿಕಾ ಆಮದುಗಳಿಗಿಂತ ಭಿನ್ನವಾಗಿ, ಹೆಚ್ಚಿನ ಚಿನ್ನದ ಆಮದುಗಳು ಆಭರಣಗಳ ಬೇಡಿಕೆ, ಉಳಿತಾಯ ಮತ್ತು ಹೂಡಿಕೆಯ ಖರೀದಿಯಿಂದ ನಡೆಸಲ್ಪಡುತ್ತವೆ. ಅಂದರೆ ಭಾರತ ಪ್ರತಿ ತಿಂಗಳು ಚಿನ್ನ ಆಮದು ಮಾಡಿಕೊಳ್ಳಲು ಶತಕೋಟಿ ಡಾಲರ್‌ಗಳನ್ನು ಖರ್ಚು ಮಾಡುತ್ತದೆ. ಇದು ಚಾಲ್ತಿ ಖಾತೆ ಕೊರತೆ ಮತ್ತು ವಿದೇಶಿ ವಿನಿಮಯ ಮೀಸಲುಗಳ ಮೇಲೆ ಒತ್ತಡವನ್ನು ಸೃಷ್ಟಿಸುತ್ತದೆ. ತೈಲ ಬೆಲೆಗಳು ಏರುತ್ತಿರುವ ಮಧ್ಯೆ ಇದು ಕಳವಳಕಾರಿ ಅಂಶವಾಗಿ ಹೊರಹೊಮ್ಮುತ್ತದೆ. ಚಿನ್ನದ ಆಮದು ಭಾರತದ ಒಟ್ಟು ಆಮದಿನ ಸುಮಾರು ಶೇ.9ದಷ್ಟಿದೆ. ಇದು ದೇಶದ ಅತಿದೊಡ್ಡ ವಿದೇಶಿ ವಿನಿಮಯ ಹೊರಹರಿವುಗಳಲ್ಲಿ ಒಂದಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ನಾವು ವಿದೇಶಿ ವಿನಿಮಯವನ್ನು ಉಳಿಸಲು ಆದ್ಯತೆ ನೀಡಬೇಕಿದೆ.

ಆರ್ಥಿಕತೆ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಕರೆನ್ಸಿ ಮೌಲ್ಯ ಕುಸಿತ: ಚಾಲ್ತಿ ಕೊರತೆ ಹೆಚ್ಚಾದಾಗ, ವಿದೇಶಿ ಕರೆನ್ಸಿಗೆ(ಉದಾಹರಣೆಗೆ ಅಮೆರಿಕ ಡಾಲರ್) ಬೇಡಿಕೆ ಹೆಚ್ಚಾಗಿ, ಭಾರತೀಯ ರೂಪಾಯಿ ಮೌಲ್ಯ ಕುಸಿಯುವುತ್ತದೆ.

ವಿದೇಶಿ ಮೀಸಲು ಹಣದ ಬಳಕೆ: ಈ ಕೊರತೆ ಸರಿದೂಗಿಸಲು ಸರ್ಕಾರ ತನ್ನಲ್ಲಿರುವ ವಿದೇಶಿ ವಿನಿಮಯ ಮೀಸಲು ಹಣ ಬಳಸಬೇಕಾಗುತ್ತದೆ ಅಥವಾ ವಿದೇಶದಿಂದ ಸಾಲ ಪಡೆಯಬೇಕಾಗುತ್ತದೆ

ಆಮದು ಕಡಿತದಿಂದ ವಿದೇಶೀ ವಿನಿಮಯ ಉಳಿತಾಯ ಹೇಗೆ?


ಚಿನ್ನದ ಆಮದಿನಲ್ಲಿ ಶೇ.10ರಷ್ಟು ಕಡಿತ ಚಾಲ್ತಿ ಖಾತೆಯನ್ನು ಜಿಡಿಪಿಯ ಸುಮಾರು ಶೇ.0.3ರಷ್ಟು ಸುಧಾರಿಸಬಹುದು. ಇದು ಬಾಹ್ಯ ಒತ್ತಡದ ಮೇಲೆ ಅಲ್ಪಮಟ್ಟಿನ ಪರಿಹಾರ ಬೀರುತ್ತದೆ. ಚಿನ್ನದ ಬೆಲೆಗಳು 2026 ಕ್ಯು1 ಮಟ್ಟದಲ್ಲಿಯೇ ಉಳಿದರೆ, ಭೌತಿಕ ಚಿನ್ನದ ಬೇಡಿಕೆಯಲ್ಲಿ ಶೇ.10ರಷ್ಟು ಕಡಿತ ವರ್ಷಕ್ಕೆ ಸುಮಾರು 13 ಶತಕೋಟಿ ಡಾಲರ್ ವಿದೇಶಿ ವಿನಿಮಯ ಉಳಿತಾಯಕ್ಕೆ ಕಾರಣವಾಗುತ್ತದೆ.

ದೇಶೀಯವಾಗಿ ಚಿನ್ನ ಉತ್ಪಾದನೆ ಕಡಿಮೆ

ಚಿನ್ನದ ಗಣಿಗಾರಿಕೆಯು ದೇಶದ ಒಟ್ಟು ಪೂರೈಕೆಯಲ್ಲಿ ಶೇ.1ಕ್ಕಿಂತಲೂ ಕಡಿಮೆ ಕೊಡುಗೆ ನೀಡುತ್ತದೆ. ಕೆಲವೇ ಕೆಲವು ಕಾರ್ಯನಿರತ ಗಣಿಗಳಿದ್ದು, ಅವುಗಳಲ್ಲಿ ಕರ್ನಾಟಕದ ಹಟ್ಟಿ ಅತ್ಯಂತ ಗಮನಾರ್ಹವಾದದ್ದು. ಆದಾಗ್ಯೂ, ರಾಷ್ಟ್ರೀಯ ಬೇಡಿಕೆಗೆ ಹೋಲಿಸಿದರೆ ಇದರ ಉತ್ಪಾದನೆಯು ಬಹಳ ಕಡಿಮೆಯಾಗಿದೆ. ಇದು ಮೂಲಭೂತ ಅಸಮತೋಲನವನ್ನು ಸೃಷ್ಟಿಸುತ್ತದೆ. ಭಾರತವು ಹೆಚ್ಚಿನ ಮಟ್ಟದಲ್ಲಿ ಚಿನ್ನವನ್ನು ಬಳಸುತ್ತದೆ. ಆದರೆ, ತನ್ನದೇ ಆದ ನೈಸರ್ಗಿಕ ಪೂರೈಕೆ ಹೊಂದಿಲ್ಲ.

ಆಮದುಗಳ ಪ್ರಾಬಲ್ಯ

ಭಾರತದ ಶೇ.85-90ರಷ್ಟು ಚಿನ್ನವು ವಿದೇಶದಿಂದ ಬರುತ್ತದೆ. ಈ ಅಂತರವನ್ನು ಪೂರೈಸಲು ಭಾರತವು ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿದೆ. ಭಾರತದಲ್ಲಿ ಬಳಸುವ ಸುಮಾರು ಶೇ.85-90ದಷ್ಟು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಅಂದರೆ ವಾರ್ಷಿಕವಾಗಿ ಸುಮಾರು 700-800 ಟನ್. ಮೌಲ್ಯದ ದೃಷ್ಟಿಯಿಂದ, ಭಾರತವು ಒಂದು ವರ್ಷದಲ್ಲಿ 50 ಶತಕೋಟಿ ಡಾಲರ್ ಮೌಲ್ಯದ ಚಿನ್ನ ಆಮದು ಮಾಡಿಕೊಳ್ಳುತ್ತದೆ. ಇದು ಈ ಅವಲಂಬನೆಯ ಪ್ರಮಾಣ ಎಷ್ಟು ಹೆಚ್ಚಿದೆ ಎನ್ನುವುದನ್ನು ತೋರಿಸುತ್ತದೆ.



ಸ್ವಿಸ್ ಅತಿದೊಡ್ಡ ಚಿನ್ನ ಪೂರೈಕೆದಾರ

ಸ್ವಿಟ್ಜರ್ಲೆಂಡ್ ಭಾರತದ ಅತಿದೊಡ್ಡ ಚಿನ್ನದ ಪೂರೈಕೆದಾರನಾಗಿದ್ದು, ಆಮದಿನ ಸುಮಾರು ಶೇ.35-40ರಷ್ಟು ಕೊಡುಗೆ ನೀಡುತ್ತದೆ. ಆದಾಗ್ಯೂ, ಸ್ವಿಟ್ಜರ್ಲೆಂಡ್ ಸ್ವತಃ ಪ್ರಮುಖ ಚಿನ್ನದ ಗಣಿಗಾರಿಕೆ ದೇಶವಲ್ಲ. ಬದಲಿಗೆ, ಇದು ಜಾಗತಿಕ ಸಂಸ್ಕರಣಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಗಣಿಗಾರಿಕೆ ಮಾಡಲಾದ ಚಿನ್ನವನ್ನು ಸ್ವಿಟ್ಜರ್ಲೆಂಡ್‌ಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಶುದ್ಧೀಕರಿಸಲಾಗುತ್ತದೆ. ಉತ್ತಮ ಗುಣಮಟ್ಟದ ಚಿನ್ನವಾಗಿ ಪರಿವರ್ತಿಸಲಾಗುತ್ತದೆ. ಈ ಸಂಸ್ಕರಿಸಿದ ಚಿನ್ನವನ್ನು ನಂತರ ಭಾರತಕ್ಕೆ ರಫ್ತು ಮಾಡಲಾಗುತ್ತದೆ.



ಹಲವು ದೇಶಗಳ ಮೇಲೆ ಅವಲಂಬನೆ

ಭಾರತವು ಚಿನ್ನಕ್ಕಾಗಿ ಒಂದೇ ದೇಶವನ್ನು ಅವಲಂಬಿಸಿಲ್ಲ. ಸ್ವಿಟ್ಜರ್ಲೆಂಡ್ ಹೊರತಾಗಿ, ಪ್ರಮುಖ ಪೂರೈಕೆದಾರರಲ್ಲಿ ಯುಎಇ, ದಕ್ಷಿಣ ಆಫ್ರಿಕಾ, ಪೆರು ಮತ್ತು ಆಸ್ಟ್ರೇಲಿಯಾ ಸೇರಿವೆ. ವಾಸ್ತವವಾಗಿ, ಭಾರತವು ಹಲವು ದೇಶಗಳಿಂದ ಚಿನ್ನವನ್ನು ಆಮದು ಮಾಡಿಕೊಳ್ಳುತ್ತದೆ. ಒಂದು ಪ್ರದೇಶದಲ್ಲಿ ಅಡೆತಡೆಗಳು ಸಂಭವಿಸಿದರೂ ಪೂರೈಕೆ ಸ್ಥಿರವಾಗಿರುತ್ತದೆ. ಈ ವೈವಿಧ್ಯಮಯ ಸೋರ್ಸಿಂಗ್ ಅಪಾಯವನ್ನು ಕಡಿಮೆ ಮಾಡುತ್ತದೆ. ದೇಶಕ್ಕೆ ಚಿನ್ನದ ಸ್ಥಿರವಾದ ಒಳಹರಿವನ್ನು ಖಾತ್ರಿಪಡಿಸುತ್ತದೆ.

ಭಾರತಕ್ಕೆ ಹೇಗೆ ತಲುಪುತ್ತದೆ, ವಿನಿಮಯ ವ್ಯವಸ್ಥೆ ಹೇಗಿದೆ?

ಭಾರತದಲ್ಲಿ ಚಿನ್ನದ ಆಮದುಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ. ಅಧಿಕೃತ ಬ್ಯಾಂಕುಗಳು ಮತ್ತು ನಾಮನಿರ್ದೇಶಿತ ಏಜೆನ್ಸಿಗಳಿಗೆ ಮಾತ್ರ ಚಿನ್ನವನ್ನು ಆಮದು ಮಾಡಿಕೊಳ್ಳುವ ಅವಕಾಶವಿದೆ. ಆಮದು ಮಾಡಿಕೊಂಡ ನಂತರ, ಚಿನ್ನವನ್ನು ಆಭರಣ ವ್ಯಾಪಾರಿಗಳು, ಚಿನ್ನ ವ್ಯಾಪಾರಿಗಳು ಮತ್ತು ವ್ಯಾಪಾರಿಗಳಿಗೆ ಮಾರಾಟ ಮಾಡಲಾಗುತ್ತದೆ. ಗ್ರಾಹಕರನ್ನು ತಲುಪುವ ಮೊದಲು ಅದನ್ನು ಆಭರಣಗಳು, ನಾಣ್ಯಗಳು ಅಥವಾ ಬಾರ್‌ಗಳಾಗಿ ಪರಿವರ್ತಿಸಲಾಗುತ್ತದೆ. ಗಣಿಗಾರಿಕೆ ದೇಶದಿಂದ ಪ್ರಾರಂಭಿಸಿ, ಸಂಸ್ಕರಣ ಕೇಂದ್ರಕ್ಕೆ ಚಲಿಸುತ್ತದೆ. ಬ್ಯಾಂಕುಗಳ ಮೂಲಕ ಭಾರತವನ್ನು ಪ್ರವೇಶಿಸುತ್ತದೆ ಮತ್ತು ಅಂತಿಮವಾಗಿ ಆಭರಣ ವ್ಯಾಪಾರಿಗಳ ಮೂಲಕ ಗ್ರಾಹಕರನ್ನು ತಲುಪುತ್ತದೆ.

ಕಿರುಸುದ್ದಿ

ಜೆಇಇ ಪ್ರವೇಶ ಪರೀಕ್ಷೆ: ಶುಭಂಗೆ ಪ್ರಥಮ ಸ್ಥಾನ

• **ಹೊಸದಿಲ್ಲಿ:** ಐಐಟಿ ದಿಲ್ಲಿ ವಲಯದ ಶುಭಂ ಕುಮಾರ್ 360 ಅಂಕಗಳಿಗೆ 330 ಅಂಕಗಳನ್ನು ಪಡೆಯುವ ಮೂಲಕ ಜೆಇಇ-ಅಡ್ವಾನ್ಸ್ಡ್ 2026ರ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಬೀರ್ ಚಿಲ್ಲರ್ 329 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಜತಿನ್ ಚಹಾರ್ 319 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಐಐಟಿ ದಿಲ್ಲಿ ವಲಯದವರೇ ಆದ ಆರೋಹಿ ದೇಶಪಾಂಡೆ 280 ಅಂಕಗಳನ್ನು ಗಳಿಸಿ, ಅಖಿಲ ಭಾರತ ಮಟ್ಟದಲ್ಲಿ 77ನೇ ಶ್ರೇಯಾಂಕದೊಂದಿಗೆ ಮಹಿಳಾ ಅಭ್ಯರ್ಥಿಗಳ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಮೇ 17ರಂದು ನಡೆದ ಎರಡೂ ಪತ್ರಿಕೆಗಳ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,87,389 ಅಭ್ಯರ್ಥಿಗಳಲ್ಲಿ 1,79,694 ಅಭ್ಯರ್ಥಿಗಳು ಹಾಜರಾಗಿದ್ದರು. ಒಟ್ಟು 56,880 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು, ಇದರಲ್ಲಿ 46,773 ಪುರುಷ ಮತ್ತು 10,107 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ.

ವಾಣಿಜ್ಯ ಎಲ್‌ಪಿಜಿ ದರ 42 ರೂ. ಹೆಚ್ಚಳ

• **ಹೊಸದಿಲ್ಲಿ:** 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಬೆಲೆ ಸೋಮವಾರದಿಂದಲೇ ಜಾರಿಗೆ ಬಂದಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಪರಿಷ್ಕರಣೆಯ ನಂತರ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 3,071.50 ರೂ.ನಿಂದ 3,113.50 ರೂ.ಗೆ ಏರಿಕೆಯಾಗಿದೆ.

ಮಲೇಷ್ಯಾ ಮಕ್ಕಳಿಗಿಲ್ಲ ಸಾಮಾಜಿಕ ಮಾಧ್ಯಮ

• **ಕೋಲಲಾಂಪುರ್:** 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಈ ಮೂಲಕ ಮಕ್ಕಳಿಗೆ ಇರುವಂತಹ ಸಾಮಾಜಿಕ ಮಾಧ್ಯಮದ ಮೇಲಿನ ವ್ಯಸನ ಕಡಿಮೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಿಯಮ ಪಾಲಿಸಲು ವಿಫಲವಾದ ಕಂಪನಿಗಳು 10 ಮಿಲಿಯನ್ ರಿಂಗ್‌ಗಿಟ್ ವರೆಗೆ(23 ಕೋಟಿ ರೂ.) ದಂಡ ಪಾವತಿಸಬೇಕಾಗುತ್ತದೆ. ಯಾರ ಮಕ್ಕಳು ಕಾನೂನನ್ನು ಉಲ್ಲಂಘಿಸುತ್ತಾರೋ ಅವರ ಪೋಷಕರಿಗೆ ದಂಡ ವಿಧಿಸಲಾಗುವುದಿಲ್ಲ. ಈ ಹೊಸ ನಿಯಮದ ಪ್ರಕಾರ 16 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟಿಕ್ ಟಾಕ್ ಹಾಗೂ ಯೂಟ್ಯೂಬ್ ಸೇರಿದಂತೆ ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಖಾತೆ ತೆರೆಯಲು ಅವಕಾಶವಿಲ್ಲ.

ಸುಪ್ರೀಂ ಕೋರ್ಟ್‌ಗೆ ಐದು ಹೊಸ ಜಡ್ಜ್‌ಗಳ ನೇಮಕ

• **ಹೊಸದಿಲ್ಲಿ:** ಸುಪ್ರೀಂ ಕೋರ್ಟ್‌ಗೆ ಸೋಮವಾರ ಐವರು ಹೊಸ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದ್ದು, ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆ ಸೋಮವಾರ ಮುಂಜಾನೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ವೆಂಕಟ ಸುಬ್ರಮಣಿ ಮೋಹನ ಮತ್ತು ವಿವಿಧ ಹೈಕೋರ್ಟ್‌ಗಳ ನಾಲ್ಕು ಮುಖ್ಯ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ. ಇವರಲ್ಲಿ ಮುಂಬೈ ಹೈಕೋರ್ಟ್ ನ್ಯಾಯಮೂರ್ತಿ ಚಂದ್ರಶೇಖರ್ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ್ಯಾಯಮೂರ್ತಿ ಶೀಲ್ ನಾಗು, ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಸಚದೇವ ಮತ್ತು ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಪಲ್ಲಿ ಸೇರಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಈಗ ಕೇವಲ ಒಂದು ನ್ಯಾಯಮೂರ್ತಿ ಹುದ್ದೆ ಖಾಲಿ ಉಳಿದಿದೆ. ಕಳೆದ ತಿಂಗಳು ಸರ್ಕಾರ ಸುಪ್ರೀಂ ಕೋರ್ಟ್‌ನ ಮಂಜೂರಾದ ನ್ಯಾಯಮೂರ್ತಿಗಳ ಸಂಖ್ಯೆಯನ್ನು(ಸಿಜೆಐ ಸೇರಿದಂತೆ) 34ರಿಂದ 38ಕ್ಕೆ ಹೆಚ್ಚಿಸಲು ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ಹೆಚ್ಚಳದಿಂದಾಗಿ ಒಟ್ಟು ಆರು ಹುದ್ದೆಗಳು ಖಾಲಿ ಇದ್ದವು.

ಸುಪ್ರೀಂ ಕೋರ್ಟ್ ಕೊಲಿಜಿಯಂ ಮೇ27ರಂದು ಈ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು. ಈ ಶಿಫಾರಸು ನಡೆದ ನಾಲ್ಕು ದಿನಗಳ ಒಳಗಾಗಿ ಕೇಂದ್ರ ಸರ್ಕಾರ ನೇಮಕ ಆದೇಶಗಳನ್ನು ಹೊರಡಿಸಿದೆ.

ಮೇನಲ್ಲಿ 1.94 ಲ.ಕೋ. ರೂ. ಜಿಎಸ್‌ಟಿ ಸಂಗ್ರಹ

• **ಹೊಸದಿಲ್ಲಿ:** ದೇಶದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವು ಮೇ ತಿಂಗಳಲ್ಲಿ 1.94 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಕಳೆದ ವರ್ಷದ ಇದೇ ಅವಧಿಯೊಂದಿಗೆ ಹೋಲಿಸಿದರೆ ಶೇ.3.2ರಷ್ಟು ಏರಿಕೆ ದಾಖಲಾಗಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಏಪ್ರಿಲ್ ತಿಂಗಳಲ್ಲಿ ದಾಖಲೆ ಮಟ್ಟದ 2.42 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾದ ಬಳಿಕ ಮೇ ತಿಂಗಳಲ್ಲಿ ಸಂಗ್ರಹದಲ್ಲಿ ಇಳಿಕೆ ಕಂಡುಬಂದಿದೆ. ಆದರೆ ವಾರ್ಷಿಕ ಆಧಾರದ ಮೇಲೆ ತೆರಿಗೆ ಆದಾಯದಲ್ಲಿ ಏರಿಕೆ ಮುಂದುವರಿದಿರುವುದು ಆರ್ಥಿಕ ಚಟುವಟಿಕೆಗಳು ಸ್ಥಿರವಾಗಿರುವುದನ್ನು ಸೂಚಿಸುತ್ತದೆ.

ಕಳೆದ ವರ್ಷದ ಮೇ ತಿಂಗಳಲ್ಲಿ 1.88 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದರೆ, ಈ ಬಾರಿ ಅದು 1.94 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ತಜ್ಞರ ಪ್ರಕಾರ, ಏಪ್ರಿಲ್ ತಿಂಗಳಲ್ಲಿ ವಾರ್ಷಿಕ ಲೆಕ್ಕಪತ್ರ ಮುಕ್ತಾಯ ಹಾಗೂ ತೆರಿಗೆ ಪಾವತಿಗಳ ಪರಿಣಾಮವಾಗಿ ಸಂಗ್ರಹ ಹೆಚ್ಚಾಗಿದ್ದರಿಂದ, ಅದರ ನಂತರದ ತಿಂಗಳಲ್ಲಿ ಸಹಜ ಕುಸಿತ ಕಂಡುಬಂದಿದೆ.

ಆದಾಗ್ಯೂ, ದೇಶೀಯ ಬಳಕೆ, ಸೇವಾ ವಲಯದ ಚಟುವಟಿಕೆಗಳು ಹಾಗೂ ತೆರಿಗೆ ಅನುಸರಣೆ (ಕಾಂಪ್ಲಯನ್ಸ್) ಸುಧಾರಣೆಯಿಂದ ಜಿಎಸ್‌ಟಿ ಆದಾಯವು ಬಲಿಷ್ಠ ಮಟ್ಟದಲ್ಲೇ ಮುಂದುವರಿದಿದೆ. ಕೇಂದ್ರ ಹಣಕಾಸು ಸಚಿವಾಲಯದ ಅಂಕಿಅಂಶಗಳು, ಆರ್ಥಿಕ ಚೇತರಿಕೆ ಮತ್ತು ತೆರಿಗೆ ನೆಲೆಯ ವಿಸ್ತರಣೆಯ ಪರಿಣಾಮವಾಗಿ ಜಿಎಸ್‌ಟಿ ಆದಾಯದಲ್ಲಿ ಸ್ಥಿರ ಬೆಳವಣಿಗೆ ಮುಂದುವರಿಯುತ್ತಿರುವುದನ್ನು ತೋರಿಸಿವೆ.

ಅಮೆರಿಕ ಜತೆ ವ್ಯಾಪಾರ ಒಪ್ಪಂದ ಅಂತಿಮ ಹಂತ

• **ಹೊಸದಿಲ್ಲಿ:** ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತದ ಬಹುತೇಕ ಪ್ರಮುಖ ಅಂಶಗಳನ್ನು ಭಾರತ ಮತ್ತು ಅಮೆರಿಕ ಅಂತಿಮಗೊಳಿಸಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸೋಮವಾರ ಪ್ರಕಟಿಸಿದ್ದಾರೆ.

ಪ್ರಸ್ತುತ ಮಾತುಕತೆ ಸಣ್ಣಪುಟ್ಟ ತಾಂತ್ರಿಕ ಮತ್ತು ಕಾನೂನು ಒಕ್ಕೂಟದ ಹೊಂದಾಣಿಕೆಗಳ ಮೇಲೆ ಕೇಂದ್ರೀಕೃತವಾಗಿವೆ. ಅಮೆರಿಕದ ಮುಖ್ಯ ಸಂಧಾನಕಾರ ಬ್ರೆಂಡನ್ ಲಿಂಚ್ ನೇತೃತ್ವದ ನಿಯೋಗ ಗುರುವಾರದವರೆಗೆ ಹೊಸದಿಲ್ಲಿಯಲ್ಲಿ ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ಭಾರತೀಯ ತಂಡದೊಂದಿಗೆ ಮಾತುಕತೆ ನಡೆಸಲಿದೆ. ಈ ಸಭೆ, ಮಧ್ಯಂತರ ಒಪ್ಪಂದದ ಪಠ್ಯವನ್ನು ಅಂತಿಮಗೊಳಿಸುವ ಮತ್ತು ಮಾರುಕಟ್ಟೆ ಪ್ರವೇಶ, ಕಸ್ಟಮ್ಸ್, ಹೂಡಿಕೆ ಉತ್ತೇಜನ ಹಾಗೂ ಆರ್ಥಿಕ ಭದ್ರತೆಯ ಕುರಿತು ಮಾತುಕತೆಗಳನ್ನು ಮುಂದುವರಿಸುವ ಗುರಿ ಹೊಂದಿದೆ, ಎಂದು ಸಚಿವರು ತಿಳಿಸಿದ್ದಾರೆ.

ಉಭಯ ದೇಶಗಳು ಫೆ.3ರಂದು ಒಪ್ಪಂದದ ಮೊದಲ ಹಂತದ ಚೌಕಟ್ಟನ್ನು ಘೋಷಿಸಿದ್ದವು ಮತ್ತು ಫೆ.7ರಂದು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದವು. ಮೂಲ ಚೌಕಟ್ಟಿನ ಪ್ರಕಾರ, ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ.50ರಿಂದ ಶೇ.18 ಕ್ಕೆ ಇಳಿಸಲು ಒಪ್ಪಿಕೊಂಡಿತ್ತು. ಪ್ರತಿಯಾಗಿ ಭಾರತ, ಅಮೆರಿಕದ ಕೈಗಾರಿಕಾ, ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿಮೆ ಮಾಡುವ ಪ್ರಸ್ತಾಪ ಮಂಡಿಸಿತ್ತು. ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ ಅಮೆರಿಕದಿಂದ 500 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಉತ್ಪನ್ನಗಳನ್ನು ಖರೀದಿಸುವ ಉದ್ದೇಶವನ್ನು ಭಾರತ ವ್ಯಕ್ತಪಡಿಸಿತ್ತು.

ಇನ್ನೆರಡು ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ: ಐಎಂಡಿ

• **ಹೊಸದಿಲ್ಲಿ:** ನೈಋತ್ಯ ಮುಂಗಾರು ಇನ್ನೆರಡರಿಂದ ಮೂರು ದಿನಗಳಲ್ಲಿ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ. ಸಾಮಾನ್ಯವಾಗಿ ಮುಂಗಾರು ಜೂನ್ 1ರಂದು ಕೇರಳ ಪ್ರವೇಶಿಸುತ್ತದೆ. ಆದರೆ ಈ ಬಾರಿ ಆಗಮನದಲ್ಲಿ ಸ್ವಲ್ಪ ವಿಳಂಬವಾಗಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಕೇರಳದ ಕೆಲವು ಭಾಗಗಳು, ತಮಿಳುನಾಡು, ಲಕ್ಷದ್ವೀಪ ದ್ವೀಪಗಳು ಹಾಗೂ ಅರಬ್ಬೀ ಸಮುದ್ರದ ನೈಋತ್ಯ ಮತ್ತು ಆಗ್ನೇಯ ಭಾಗಗಳಿಗೆ ಮುಂಗಾರು ಆಗಮಿಸುವ ವಾತಾವರಣವಿದೆ ಎಂದು ಅದು ಹೇಳಿದೆ. ಇದೇ ಅವಧಿಯಲ್ಲಿ ಬಂಗಾಳ ಕೊಲ್ಲಿಯ ನೈಋತ್ಯ, ಪಶ್ಚಿಮ-ಮಧ್ಯ, ಪೂರ್ವ-ಮಧ್ಯ ಹಾಗೂ ಈಶಾನ್ಯ ಭಾಗಗಳಲ್ಲಿಯೂ ಮುಂಗಾರು ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಹಿಂದೆ ಐಎಂಡಿ ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಅಂದಾಜಿಸಿತ್ತು.

ಪ್ರಧಾನಿ ಮೋದಿಯವರಿಗೆ ಮ್ಯಾನ್ಮಾರ್ ಅಧ್ಯಕ್ಷ ಯು ಭರವಸೆ

ಭಾರತದ ಹಿತಾಸಕ್ತಿ ರಕ್ಷಣೆಗೆ ಬದ್ಧ

• **ಹೊಸದಿಲ್ಲಿ:** ಮ್ಯಾನ್ಮಾರ್‌ನ ಭೂಭಾಗವನ್ನು ಭಾರತದ ಭದ್ರತಾ ಹಿತಾಸಕ್ತಿಗಳಿಗೆ ಧಕ್ಕೆ ತರಲು ಬಳಸಲು ಅನುಮತಿಸುವುದಿಲ್ಲ ಎಂದು ದ್ವಿಪಕ್ಷೀಯ ಮಾತುಕತೆಯ ಸಂದರ್ಭದಲ್ಲಿ ಮ್ಯಾನ್ಮಾರ್ ಅಧ್ಯಕ್ಷ ಯು ಮಿನ್ ಆಂಗ್ ಲೈಂಗ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಭರವಸೆ ನೀಡಿದ್ದಾರೆ.

ವಾಣಿಜ್ಯ, ಹೂಡಿಕೆ, ರಕ್ಷಣೆ, ಇಂಧನ, ಆರೋಗ್ಯ, ಶಿಕ್ಷಣ ಮತ್ತು ಕೃತಕ ಬುದ್ಧಿಮತ್ತೆ(ಎಐ) ವಲಯಗಳಲ್ಲಿ ಬಾಂಧವ್ಯ ವೃದ್ಧಿಸಲು ಉಭಯ ನಾಯಕರು ವ್ಯಾಪಕ ಚರ್ಚೆ ನಡೆಸಿದರು. ಪರಮಾಧಿಕಾರ ಹೊಂದಿರುವ ಭೂಭಾಗಗಳನ್ನು ಪರಸ್ಪರರ ಭದ್ರತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಿಗೆ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯುವ ಅಗತ್ಯವನ್ನು ಉಭಯ ದೇಶಗಳು ಒತ್ತಿಹೇಳಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ. ಪ್ರಧಾನಿ ಮೋದಿ, ಮ್ಯಾನ್ಮಾರ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ಡಿಸೆಂಬರ್ ಮತ್ತು ಜನವರಿಯಲ್ಲಿ ನಡೆದ ಸಂಸದೀಯ ಚುನಾವಣೆಗಳ ನಂತರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎರಡು ತಿಂಗಳ ಒಳಗಾಗಿ ಆಂಗ್ ಲೈಂಗ್, ಐದು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಶಾಂತಿ



ಪ್ರಕ್ರಿಯೆಯ ಭಾಗವಾಗಿ ಪ್ರಧಾನಿ ಮೋದಿ, ಸಭೆಯಲ್ಲಿ ಆಂಗ್ ಸಾನ್ ಸೂಕಿ ಅವರ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಮ್ಯಾನ್ಮಾರ್ ದೇಶ, ಭಾರತದ ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್ ಮತ್ತು ಮಣಿಪುರ ಸೇರಿದಂತೆ ಒಟ್ಟು 1,640 ಕಮೀ ಉದ್ದದ ಗಡಿ ಹಂಚಿಕೊಂಡಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೂ ಭಾನುವಾರ ಅಧ್ಯಕ್ಷರನ್ನು ಭೇಟಿ ಮಾಡಿದ್ದರು. ಈ ನಿಯೋಗ, ವ್ಯಾಪಾರ ಸಂಬಂಧಿ ಮಾತುಕತೆಗಳಿಗಾಗಿ ಇಂದು ಮುಂಬೈಗೆ ಪ್ರಯಾಣಿಸಲಿದೆ.

ಬಕ್ರೀದ್ ವೇಳೆ ಪ್ರಾಣಿ ವಧೆಗೆ ಅಸಮಾಧಾನಗೊಂಡಿದ್ದ ಬಿಲಾಲ್

ಹಿಂದು ಧರ್ಮ ಸ್ವೀಕರಿಸಿದ ಮುಸ್ಲಿಂ

• **ಭೋಪಾಲ್:** ಸನಾತನದ ಧರ್ಮದ ಶ್ರೇಷ್ಠತೆ ಮತ್ತು ಪರಂಪರೆಗೆ ಎಷ್ಟು ಮೌಲ್ಯವಿದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬ ಸನಾತನ ಹಿಂದು ಧರ್ಮ ಸ್ವೀಕರಿಸಿ ಸನಾತನಿಯಾಗಿ ಬದಲಾಗಿದ್ದಾನೆ. ಬಕ್ರೀದ್ ವೇಳೆ ಪ್ರಾಣಿ ಬಲಿ ಅಭ್ಯಾಸದ ಬಗ್ಗೆ ತನಗಿದ್ದ ದೀರ್ಘಕಾಲದ ಅಸಮಾಧಾನದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆತ ಹೇಳಿದ್ದಾನೆ.

ಖರ್ಕಿಯಾದ ನಿವಾಸಿಯಾಗಿದ್ದ ಹಿಂದೆ ಬಿಲಾಲ್, ಪ್ರಸಿದ್ಧ ಮಹಾದೇವಗಢ ದೇವಾಲಯದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಔಪಚಾರಿಕವಾಗಿ ಹಿಂದು ಧರ್ಮ ಸ್ವೀಕರಿಸಿದ್ದಾನೆ. ಬಳಿಕ ಆತ ತನ್ನ ಹೆಸರನ್ನು ವಿಶಾಲ್ ಎಂದು ಬದಲಾಯಿಸಿಕೊಂಡಿದ್ದಾನೆ.

ಚಿಕ್ಕ ವಯಸ್ಸಿನಿಂದಲೇ ರಾಜೇಶ್ ಸಾರಂಗ್ ಎಂಬ ವ್ಯಕ್ತಿ ಕೈಕೆಳಗೆ ಉದ್ಯೋಗದಲ್ಲಿದ್ದ ವಿಶಾಲ್‌ಗೆ ಅವರ ಸನ್ನಡತೆ ಮತ್ತು ತನ್ನನ್ನು ಅವರು ಕುಟುಂಬ ಸದಸ್ಯನಂತೆ ನೋಡಿಕೊಳ್ಳುತ್ತಿದ್ದ ರೀತಿ ಹಿಂದು ಧರ್ಮದ ಮೇಲಿದ್ದ ಒಲವನ್ನು ಮತ್ತಷ್ಟು ಹೆಚ್ಚಿದೆ. ಕುಟುಂಬದಂತಹ ವಾತ್ಸಲ್ಯ ಹಿಂದು ಪದ್ಧತಿಗಳು ಮತ್ತು ಸಂಪ್ರದಾಯಗಳಿಂದ ಪ್ರಭಾವಿತನಾಗಲು ಕಾರಣವಾಯಿತು ಎಂದು ವಿಶಾಲ್ ಹೇಳಿದ್ದಾನೆ.

ಸರ್ವೇ ಭವಂತು ಸುಖಿನಃದಿಂದ ಪ್ರಭಾವಿತ: ಇಸ್ಲಾಂ ತೊರೆಯುವ ತನ್ನ ನಿರ್ಧಾರದ ಬಗ್ಗೆ ಮಾತನಾಡಿದ ವಿಶಾಲ್, ಎಲ್ಲಾ ಜೀವಿಗಳ ಬಗ್ಗೆ ಸಹಾನುಭೂತಿಯನ್ನು ಉತ್ತೇಜಿಸುವ ಸರ್ವೇ ಭವಂತು ಸುಖಿನಃ(ಎಲ್ಲಾ ಜೀವಿಗಳು ಸಂತೋಷವಾಗಿರಲಿ) ತತ್ವದಿಂದ ತಾನು ವಿಶೇಷವಾಗಿ ಪ್ರಭಾವಿತನಾಗಿದ್ದೇನೆ ಎಂದೂ ಹೇಳಿದ್ದಾನೆ. ಹಿಂದು ಧರ್ಮ ಸ್ವೀಕರಿಸುವ ಇಚ್ಛೆ ಬಗ್ಗೆ ತಾನು ಸಾರಂಗ್ ಅವರಿಗೆ ತನ್ನ ಬಯಕೆಯನ್ನು ವ್ಯಕ್ತಪಡಿಸಿದ್ದೆ. ಅವರನ್ನು ಹಿಂದುಯೇತರರ ಘರ್ ವಾಪಸಿಗೆ ಅನುಕೂಲವಾಗುವಂತೆ ತಿಳಿದಿರುವ ಖಾಂಡ್ವಾದ ದೇವಾಲಯಕ್ಕೆ ತನ್ನನ್ನು ಕರೆದೊಯ್ಯುವಂತೆ ವಿನಂತಿಸಿದ್ದೇನೆ ಎಂದು ವಿಶಾಲ್ ಹೇಳಿದ್ದಾನೆ.

ಶಿವಾರಾಧನೆಗೈದ ವಿಶಾಲ್: ಹಿಂದು ಧರ್ಮ ಸ್ವೀಕರಿಸುವ ಸಮಾರಂಭದ ಭಾಗವಾಗಿ, ವಿಶಾಲ್ ಶಿವ ದೇವರನ್ನು ಪೂಜಿಸಿದ್ದಾನೆ. ದೇವಾಲಯದಲ್ಲಿ ಯಜ್ಞದಲ್ಲಿ (ಅಗ್ನಿ ಆಚರಣೆ) ಭಾಗವಹಿಸಿದ್ದು, ಬಳಿಕ ತನ್ನ ಕೇಶ ಮುಂಡನ ಮಾಡಿಸಿಕೊಂಡಿದ್ದಾನೆ.

ಕಿರುಸುದ್ದಿ

ವಿಚಾರ ಸಂಕಿರಣ ಇಂದು

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಡಾ. ಆರ್.ಸಿ.ಹಿರೇಮಠ ಅಧ್ಯಯನ ಪೀಠ, ಕರ್ನಾಟಕ ಸಂಘ, ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್ ವತಿಯಿಂದ 'ಶಾಂತಕವಿಗಳ ಸಾಹಿತ್ಯ' ವಿಷಯದ ರಾಷ್ಟ್ರೀಯ ವಿಚಾರ ಸಂಕಿರಣ ಜೂ.2ಕ್ಕೆ ಆರ್.ಸಿ.ಹಿರೇಮಠ ಅಧ್ಯಯನ ಪೀಠದ ವಿಶ್ವನಿಕೇತನ ಭವನದಲ್ಲಿ ನಡೆಯಲಿದೆ. ಕವಿವಿ ಕುಲಪತಿ ಡಾ.ಎ.ಎಂ.ಖಾನ್ ಉದ್ಘಾಟಿಸಲಿದ್ದು, ಸಾಹಿತಿ ಡಾ.ಶಾಮಸುಂದರ ಬಿದರಕುಂದಿ, ಶಾಂತಕವಿ ಟ್ರಸ್ಟ್ ಅಧ್ಯಕ್ಷ ಬಾಬುರಾವ್ ಸಕ್ಕರಿ ಪಾಲ್ಗೊಳ್ಳಲಿದ್ದಾರೆ. ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಪ್ರೊ.ಕೃಷ್ಣ ನಾಯಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಚಾರ ಸಂಕಿರಣದಲ್ಲಿ ಡಾ. ಜಿ.ಎಂ.ಹೆಗಡೆ ಉಪನ್ಯಾಸ ನೀಡಲಿದ್ದು, ಡಾ. ಪ್ರಕಾಶ ಗರುಡ, ರಾಘವ ಕಮ್ಮಾರ, ಪ್ರೊ.ಮೃತ್ಯುಂಜಯ ಅಗಡಿ, ಪ್ರೊ.ಎ.ಎಂ. ಕಡಕೋಳ ಅನೇಕರು ಪಾಲ್ಗೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.

ಸಂಗೀತ ಸಮ್ಮೇಳನ ನಾಳೆ

ಧಾರವಾಡ: ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸ್ಥಾಪಿಸಿದ ನಾದಲಹರಿ ಸಂಗೀತ ಸಾಂಸ್ಕೃತಿಕ ಟ್ರಸ್ಟ್ ಉದ್ಘಾಟನಾ ನಿಮಿತ್ತ ಸಂಗೀತ ಸಮ್ಮೇಳನ ಜೂ.3ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಕುಲಸಚಿವ ಡಾ.ಮೃತ್ಯುಂಜಯ ಅಗಡಿ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಿವಿ ಸಂಗೀತ ವಿಭಾಗ, ಪದ್ಮವಿಭೂಷಣ ಡಾ.ಗಂಗೂಬಾಯಿ ಹಾನಗಲ್ ಜೊತೆಗೆ ನಾದಲಹರಿ ಸಂಗೀತ ಸಾಂಸ್ಕೃತಿಕ ಟ್ರಸ್ಟ್ ಸಹಯೋಗದಲ್ಲಿ ಸಮ್ಮೇಳನ ಜರುಗಲಿದೆ. ಮನಸೂರಿನ ರೇವಣ ಸಿದ್ದೇಶ್ವರ ಮಹಾಸಂಸ್ಥಾನ ಮಠದ ಬಸವರಾಜ ದೇವರು ಸಾನ್ನಿಧ್ಯ ವಹಿಸಲಿದ್ದು, ಕವಿವಿ ಕುಲಪತಿ ಪ್ರೊ. ಎ.ಎಂ.ಖಾನ್ ಉದ್ಘಾಟಿಸುವರು. ಗಾಯಕ ಪದ್ಮಶ್ರೀ ಎಂ.ವೆಂಕಟೇಶಕುಮಾರ ಅತಿಥಿಗಳಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ನಂತರ ಖ್ಯಾತ ಗಾಯಕ ಪಂ. ಸೋಮನಾಥ ಮರಡೂರ, ಕಿರಾಣಾ ಘರಾಣೆಯ ಪ್ರಸಿದ್ಧ ಗಾಯಕ ಪಂ.ಸುಧಾಕರ ಚವ್ಹಾಣ ಅವರ ಗಾಯನಕ್ಕೆ ಪಂ. ಸಾತಲಿಂಗಪ್ಪ ದೇಸಾಯಿ ಕಲ್ಲೂರ ಮತ್ತು ಶ್ರೀಧರ ಮಾಂಡ್ರೆ ತಬಲಾ ಸಾಥ್ ನೀಡುವುದಾಗಿಯೂ ಹೇಳಿದರು. ಅಲ್ಲದೇ, ಡಾ.ಪರಶುರಾಮ ಕಟ್ಟಿಸಂಗವಿ, ಬಸವರಾಜ ಹಿರೇಮಠ ಸಾಥ್ ನೀಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರೊ. ಜೆ.ಎಂ. ಚಂದುನವರ, ಮೊಶಿನ್ ಖಾನ್, ಮಲ್ಲೇಶ ಹೂಗಾರ ಇದ್ದರು.

ಎಚ್‌ಸಿಜಿ ಪಾನ್ ಸ್ಪಾಟ್ ಜಾಗೃತಿ ಅಭಿಯಾನ

ಹುಬ್ಬಳ್ಳಿ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕೆಎಲ್‌ಇ ತಂತ್ರಜ್ಞಾನ ಸಂಸ್ಥೆ ಹಾಗೂ ಎಚ್‌ಸಿಜಿ ಎನ್.ಎಂ.ಆರ್ ಕ್ಯಾನ್ಸರ್ ಸೆಂಟರ್ ಸಹಯೋಗದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಿತು. ಎಚ್‌ಸಿಜಿ ಪಾನ್ ಸ್ಪಾಟ್ ಎಂಬ ಜಾಗೃತಿ ಅಭಿಯಾನ ಪ್ರಾರಂಭಿಸಿತು. ತಂಬಾಕು ಸಂಬಂಧಿತ ಕ್ಯಾನ್ಸರ್‌ಗಳ ಕುರಿತು ತಜ್ಞರ ಮಾತುಕತೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಉಚಿತ ಬಾಯಿ ಕ್ಯಾನ್ಸರ್ ತಪಾಸಣೆ ಮತ್ತು ಆರೋಗ್ಯ ತಪಾಸಣೆ ನಡೆಸಲಾಯಿತು. ಎಚ್ ಸಿಜಿ ಎನ್.ಎಂ.ಆರ್ ಕ್ಯಾನ್ಸರ್ ಕೇಂದ್ರದ ಸಲಹೆಗಾರ ವಿಕಿರಣ ಆಂಕೊಲಾಜಿಸ್ಟ್ ಡಾ. ಆದರ್ಶ್ ಹೆಗ್ಡೆ, ಕೆಎಲ್‌ಇ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ. ಮನು ಟಿ.ಎಮ್. ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಸನ್ನ ಎಚ್. ಬಮ್ಮಿಗಟ್ಟಿ ಇದ್ದರು.



ಶಾಸಕ ಮಾನೆಗೆ ಸಚಿವ ಸ್ಥಾನ ನೀಡಲು ಆಗ್ರಹ

ಹುಬ್ಬಳ್ಳಿ: ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕು ಎಂದು ಸಮಸ್ತ ಮರಾಠಾ ಸಮಾಜ ಸೇವಾ ಸಂಘದ ಅಧ್ಯಕ್ಷ ದಯಾನಂದ ಚವ್ಹಾಣ ಆಗ್ರಹಿಸಿದರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಮಯದಲ್ಲಿ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ 23 ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತರಾಗಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ ಎಂದರು. ಶಾಸಕ ಮಾನೆ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಮ್ಮ ಸಂಘ ಒತ್ತಾಯ ಮಾಡುತ್ತದೆ ಎಂದು ಹೇಳಿದರು. ವಿಶ್ವಾಸರಾವ್ ಜಾಧವ, ಬಾಲಾಜಿ ಸಾವಳೇಕರ, ರಾಮಚಂದ್ರ ಜಾಧವ, ಬಸವರಾಜ ಶಿಂಧೆ, ಶೇಖರ ನಲವಡೆ ಇದ್ದರು.

ಬಸನಗೌಡ ಪಾಟೀಲ ನಿಧನ

ಕುಂದಗೋಳ: ತಾಲೂಕಿನ ತೀರ್ಥ ಗ್ರಾಮದ ಆಧ್ಯಾತ್ಮಿಕ ಜೀವಿಗಳು ಹಾಗೂ ಪ್ರಗತಿಪರ ಸಾವಯವ ಕೃಷಿಕರು,ಧಾರವಾಡ ಜಿಲ್ಲಾ ಬಿಜೆಪಿ ವಕ್ತಾರ ಗುರು ಪಾಟೀಲ ಅವರ ತಂದೆ ಬಸನಗೌಡ ಸಂಗನಗೌಡ ಪಾಟೀಲ(90) ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಶಾಸಕ ಎಂ.ಆರ್.ಪಾಟೀಲ, ಮಾಜಿ ಶಾಸಕರಾದ ಮಲ್ಲಿಕಾರ್ಜುನ ಅಕ್ಕಿ, ಎಸ್.ಐ.ಚಿಕ್ಕನಗೌಡ್ರ ಮುಖಂಡರಾದ ಬಸವರಾಜ ಕುಂದಗೋಳಮಠ, ಡಾ.ಎಚ್.ಸಿ.ಪಾಟೀಲ, ಛಾಯಪ್ಪ ಹೊಸಮನಿ, ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.





ಹುಬ್ಬಳ್ಳಿ: ಇಲ್ಲಿಯ ಉಣಕಲ್ ವೃತ್ತದ ಸಿದ್ದೇಶ್ವರ ಅನುದಾನಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಹಿನ್ನೆಲೆ ಮಕ್ಕಳಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕನಕ ದಾಸ ಶಿಕ್ಷಣ ಸಮಿತಿ ಉಪಾಧ್ಯಕ್ಷ ಶಾಂತಣ್ಣ ಕಡಿವಾಳ, ಜೇಂಟ್ಸ್ ಗ್ರೂಪ್ ಕಾರ್ಯದರ್ಶಿ ವಿ.ಜಿ. ಪಾಟೀಲ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಪೆನ್ನ ವಿತರಿಸಿ ಸ್ವಾಗತಿಸಿದರು.

ದಿ ಎಸ್‌ಎಸ್‌ಕೆ ಬ್ಯಾಂಕ್‌ಗೆ ₹98.13 ಲಕ್ಷ ಲಾಭ

ಹುಬ್ಬಳ್ಳಿ: ಇಲ್ಲಿನ ದಾಜೀಬಾನಪೇಟೆಯಲ್ಲಿನ ದಿ ಎಸ್‌ಎಸ್‌ಕೆ ಕೋ-ಆಪ್ ಬ್ಯಾಂಕ್ ಲಿ ನ ಸನ್ 2025-26 ನೇ ಸಾಲಿನಲ್ಲಿ ಒಟ್ಟು ರೂ 98,12,829.98 ಲಾಭ ಗಳಿಸಿದ್ದು ಬ್ಯಾಂಕ್ ರೂ. 3,19,59,700 ಗಳಷ್ಟು ಶೇರು ಬಂಡವಾಳವನ್ನು ಹೊಂದಿದ್ದು ಹಾಗೂ ರೂ 7,88,40,415.42 ಗಳಷ್ಟು ನಿಧಿ (ರಿಸರ್ವ್) ಕ್ರೂಢೀಕರಿಸಿ ರೂ 43,16,63,982.78 ಮೊತ್ತದ ಠೇವಣಿ ಹೊಂದಿರುತ್ತದೆ. ಅಲ್ಲದೆ ರೂ 29,41,69,835.47 ಗಳಷ್ಟು ಸಾಲ ವ ಮುಂಗಡವನ್ನು ವಿತರಿಸಿದ್ದು ರೂ. 20,61,02,885.11 ಮೊತ್ತ ಸರ್ಕಾರಿ ಭದ್ರತಾ ಪತ್ರಗಳಲ್ಲಿ ಹಾಗೂ ವಿವಿಧ ಸರಕಾರಿ ಬ್ಯಾಂಕ್‌ಗಳ ಠೇವಣಿ ರೂಪದಲ್ಲಿ ಹೂಡಿಕೆ ಮಾಡಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್ ಒಟ್ಟು ರೂ. 73,73,510.98 ಗಳಷ್ಟು ನಿವ್ವಳ ಲಾಭ ಗಳಿಸಿ ಪ್ರಗತಿ ಸಾಧಿಸಿದೆ. ಎಲ್ಲ ವಾಣಿಜ್ಯ ಬ್ಯಾಂಕ್‌ಗಳಂತೆಯೇ ನಮ್ಮ ಬ್ಯಾಂಕ್ ಸಹ ತನ್ನ ಸದಸ್ಯರುಗಳಿಗೆ ಹಾಗೂ ಗ್ರಾಹಕರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಆಧುನಿಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಿ ಕೊಂಡಿದ್ದು, ಬರುವ ಆರ್ಥಿಕ ವರ್ಷದಲ್ಲಿ ಜಾರಿಗೊಳಿಸಲು ಸನ್ನದ್ದವಾಗಿದೆ. ಈ ದಿಸೆಯಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೇವೆ ನೀಡುವುದರಲ್ಲಿ ಸಹಕಾರಿ ಪಟ್ಟಣ ಬ್ಯಾಂಕ್‌ಗಳಲ್ಲಿಯೇ ನಮ್ಮ ಬ್ಯಾಂಕ್ ಮುಂಚುಣಿಯಲ್ಲಿದೆ ಎಂದು ಬ್ಯಾಂಕ್ ಚೇರಮನ್ನ ವಿಠ್ಠಲ.ಪಿ.ಲದವಾ ಪ್ರಕಟಣೆಯಲ್ಲಿ ತಿಳಿಸಿದರು.





ಹುಬ್ಬಳ್ಳಿ: ಇಲ್ಲಿಯ ಕೆಎಂಸಿಆರ್‌ಐ ನಿರ್ದೇಶಕ ಡಾ.ಈಶ್ವರ ಹೊಸಮನಿ ಇವರು ಸುದ್ದೀರ್ಘವಾಗಿ 30 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುತ್ತಾರೆ. ಇವರನ್ನು ಎಲ್ಲ ಸಿಬ್ಬಂದಿಗಳ ಪರವಾಗಿ ಸಂಘದ ಅಧ್ಯಕ್ಷ ಕಾಶಿನಾಥ ಎಚ್., ಎಲ್ಲ ಸಿಬ್ಬಂದಿಗಳ ಸೇರಿ ಡಾ.ಈಶ್ವರ ಹೊಸಮನಿ ಅವರನ್ನು ಸನ್ಮಾನಿಸಿ ಬೀಳ್ಕೊಡುವಲಾಯಿತು.

ಶಾಲಾ ಆವರಣದಲ್ಲಿ ಮಕ್ಕಳ ಕಲರವ | ಸಿಹಿ, ಪುಸ್ತಕ ವಿತರಣೆ

ತಾಲೂಕಿನಲ್ಲಿ ಶಾಲಾ ಆರಂಭೋತ್ಸವ



ಹುಬ್ಬಳ್ಳಿ: ಬೆಳಿಗ್ಗೆಯೇ ಎದ್ದು, ಸಮವಸ್ತ್ರ ಧರಿಸಿ ಹೊಸ ಹುಮ್ಮಸ್ಸಿನಿಂದ ಬಂದು ಕಾದು ಕುಳಿತಿದ್ದ ಮಕ್ಕಳು ಒಂದೆಡೆ, ಬಹಳ ದಿನಗಳ ನಂತರ ಸಿಕ್ಕಿದ್ದ ಸಹಪಾಠಿಗಳ ಜತೆಗಿನ ಮಕ್ಕಳ ಮಾತುಕತೆ ಇನ್ನೊಂದೆಡೆ, ಇಷ್ಟು ದಿನ ಮಕ್ಕಳಿಲ್ಲದೇ ಬರಿದಾಗಿದ್ದ ಶಾಲಾ ಆವರಣ ಸೋಮವಾರ ಮಕ್ಕಳ ಕಲರವಗಳಿಂದ ಕೂಡಿತ್ತು.

ಶಾಲಾ ಶೈಕ್ಷಣಿಕ ವರ್ಷದ ಆರಂಭವನ್ನು ಒಂದು ಉತ್ಸವವನ್ನಾಗಿ ನಡೆಸುವ ಸಲುವಾಗಿ ಶಾಲಾ ಶಿಕ್ಷಣ ಇಲಾಖೆ ನಗರ ಹಾಗೂ ತಾಲೂಕಿನಾದ್ಯಂತ ಶಾಲಾ ಆರಂಭೋತ್ಸವ ಸಮಾರಂಭದಲ್ಲಿ ಕಂಡು ಬಂದ ದೃಶ್ಯಗಳು. ಬೇಸಿಗೆರಜಾಮುಗಿದುಸೋಮವಾರದಿಂದ ಆರಂಭವಾದ ಶಾಲೆ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿಯಲ್ಲಿ ಮಕ್ಕಳನ್ನು ಶಾಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲು ಎಲ್ಲ ಶಾಲೆಗಳಲ್ಲಿ ಬಲೂನ್ ಕಟ್ಟಿ, ರಂಗೋಲಿ ಹಾಕಿ, ಸರಸ್ವತಿ ಪೂಜೆ ಮಾಡುವ ಮೂಲಕ ಶಾಲೆಗಳನ್ನು ಪ್ರಾರಂಭಿಸಲಾಯಿತು.

ಮಕ್ಕಳಿಗೆ ಕೆಲವು ಕಡೆ ಚಾಕಲೇಟ್, ಸಿಹಿ ವಿತರಿಸಿ ಸ್ವಾಗತ ಮಾಡಿಕೊಂಡರೆ, ಕೆಲವು ಶಾಲೆಗಳಲ್ಲಿ ಹೂ ಮಾಲೆ ಹೂ ಹಾಕಿ, ಗುಲಾಬಿ ಹೂ ಕೊಟ್ಟು, ಹಣೆಗೆ ಕುಂಕುಮವಿಟ್ಟು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಲ್ಲಿ ವಿಭಿನ್ನವಾಗಿ ಕಾರ್ಯಕ್ರಮಗಳು ನಡೆದವು. ನಗರದ ಲ್ಯಾಮಿಂಗ್ಟನ್ ಸ್ಕೂಲ್‌ನಲ್ಲಿ ಚಾಕಲೇಟ್ ವಿತರಿಸಿ ಮಕ್ಕಳನ್ನು ಸ್ವಾಗತಿಸಲಾಯಿತು. ಆದರ್ಶನಗರ ರೋಟರಿ ಶಾಲೆಯಲ್ಲಿ ಬಲೂನ್ ಕಟ್ಟಿ, ಸರಸ್ವತಿ ಪೂಜೆ ನೆರವೇರಿಸಲಾಯಿತು. ಅದೇ ರೀತಿ ಗೋಪನಕೊಪ್ಪ, ಕೇಶ್ವಾಪುರ, ವಿದ್ಯಾನಗರ, ಗೋಕುಲ ರಸ್ತೆಯ ಸರಕಾರಿ ಶಾಲೆ, ತಾಲೂಕಿನ ಕುಸುಗಲ್, ಬ್ಯಾಹಟ್ಟಿ, ಸುಳ್ಳ, ಕಿರೇಸೂರ, ಹೆಬಸೂರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಅದ್ದೂರಿಯಾಗಿ ಮಕ್ಕಳನ್ನು ಸ್ವಾಗತಿಸಲಾಯಿತು.

ಛಬ್ಬಿಗ್ರಾಮದಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕುಂಕುಮ ಹಚ್ಚಿ ಆರತಿ ಬೆಳಗಿ ಹೂವು ಹಾಕಿ, ಸ್ವೀಟ್ ಹಂಚಿ ಬರಮಾಡಿಕೊಳ್ಳಲಾಯಿತು. ಬೂದಾನಿ ದೇವೇಂದ್ರಪ್ಪ ಕಾಗೇನವರ, ಅಧ್ಯಕ್ಷ ಮಂಜು ನೆರ್ತಿ, ಬಸನಗೌಡ ಪಾಟೀಲ್, ಮಂಜುನಾಥ ಬಸಾಪುರ, ಮೈಲಾರಪ್ಪ ಬಾರ್ಕೆರ್, ಪ್ರಧಾನ ಗುರುಮಾತೆ ಎಲ್.ವಿ.ನರಗುಂದ ಇದ್ದರು.

ತಹಶೀಲ್ದಾರ್ ಗಸ್ತೆ ಭಾಗಿ

ಇಲ್ಲಿನ ಘಂಟಿಕೇರಿಯ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಹುಬ್ಬಳ್ಳಿ ಶಹರದ ತಾಲೂಕ ಮಟ್ಟದ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು. ಹುಬ್ಬಳ್ಳಿ ತಹಶೀಲ್ದಾರ ಮಹೇಶ ಗಸ್ತೆ ಅವರು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧಾರವಾಡ ಡಯಟ್ ಪ್ರಾಚಾರ್ಯ ಉಪನಿರ್ದೇಶಕ(ಅಭಿವೃದ್ಧಿ) ಬಸವರಾಜ ನಾಲತವಾಡ ಅಧ್ಯಕ್ಷತೆಯನ್ನು ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್. ಪಡ್ನೇಸಿ, ಕ್ಷೇತ್ರ ಸಮನ್ವಯಾಧಿಕಾರಿ ಅನಸೂಯಾ ಯಕ್ಕುಂಡಿ ಅವರು ಶಾಲಾ ಪ್ರಾರಂಭೋತ್ಸವದಲ್ಲಿ ಸರಕಾರದ ವಿವಿಧ ಯೋಜನೆಗಳು ಹಾಗೂ ಪ್ರಾಥಮಿಕ ಶಿಕ್ಷಣ ಸಬಲೀಕರಣ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ 4 ಶಾಲೆಗಳ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಗಳ ಎಲ್ಲ ಸಿಬ್ಬಂದಿ ವರ್ಗ ಹಾಗೂ 215 ಪಾಲಕರು ಮತ್ತು ಪೋಷಕರು ಹಾಗೂ ನಾಲ್ಕು ಶಾಲೆಯಿಂದ 280 ಮಕ್ಕಳು, ಇಸಿಓ ಹಾಗೂ ಬಿಆರ್‌ಪಿ ಮತ್ತು ಬಿಐಇಆರ್‌ಟಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಬಿಆರ್‌ಪಿ ಬಿ.ವೈ. ಅಂಬಿಗೇರ ವಂದಿಸದರು. ಶೀಲಾ ಪಿ.ಸಿ. ನಿರೂಪಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿ, ಪುಸ್ತಕ ವಿತರಿಸಲಾಯಿತು.

ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ: ವೀರಶೈವ, ಲಿಂಗಾಯತ ಒಂದೇ. ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲವರು ಸಮಾಜವನ್ನು ಒಡೆಯಲು ಹೊರಟಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ವೀರಶೈವ ಲಿಂಗಾಯತ ಸೇವಾ ಸಮಿತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಭವನದಲ್ಲಿ ಭಾನುವಾರ ಏರ್ಪಡಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮಾಜ ಸೇರ್ಪಡೆಯಾದರೆ ಸಮಾಜದ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ಸಿಗಲಿವೆ. ಈ ನಿಟ್ಟಿನಲ್ಲಿ ರಾಜ್ಯ, ಕೇಂದ್ರ ಸರ್ಕಾರದಮೇಲೆ ಒತ್ತಡ ಹಾಕುವ ಕೆಲಸ ಆಗಬೇಕು ಎಂದರು.

ಒಗ್ಗಟ್ಟು ಒಡೆಯುವ ಮೂಲಕ ಸಮಾಜದ ಮುಖಂಡರನ್ನು ಮುಗಿಸುವಕೆಲಸವಾಗುತ್ತಿದೆ. ಈ ಬಗ್ಗೆ ಜಾಗರೂ-ಕರಾಗಿರಬೇಕು. ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜದವರ ಸಂಖ್ಯೆ ಕಡಿಮೆಯಾ-ಗುತ್ತಿದೆ. ಈ ಬಗ್ಗೆ ಚಿಂತನೆ ನಡೆಸಬೇಕು' ಎಂದರು.

ಬಸವಣ್ಣನವರು ವೀರಶೈವ ಲಿಂಗಾಯತ ಸಮಾಜದ ಆದರ್ಶಪ್ರಾಯವಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂ-ದುಳಿದವರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕು ಎಂದು ಹೇಳಿದರು.

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜ ಸಾಗುತ್ತಿದೆ. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ, ಉನ್ನತ ಸ್ಥಾನಕ್ಕೇರಬೇಕು. ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಬೇಕು ಎಂದರು.

ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ದೀಪಾ ಗೌರಿ, ತಾರಾದೇವಿ ವಾಲಿ, ಗಿರೀಶ ಪಟ್ಟಣಶೆಟ್ಟಿ, ಎಸ್.ಎಂ.ಶಿವಳ್ಳಿಮಠ, ಮಲ್ಲಿಕಾರ್ಜುನ ರಡೇರ, ಶಂಕರ ಕೋಳಿವಾಡ ಇದ್ದರು. ವೀರಶೈವ ಲಿಂಗಾಯತ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಸಾವುಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು.



ಸಾಧಕರ ಸಾಧನೆ ಇನ್ನೊಬ್ಬರಿಗೆ ಪ್ರೇರಣೆಯಾಗಲಿ: ಪ್ರಸಾದ

ಹುಬ್ಬಳ್ಳಿ: ಸಾಧಕರ ಸಾಧನೆ ಇನ್ನೊಬ್ಬರಿಗೆ ಪ್ರೇರಣೆಯಾಗಲಿ, ಸಮಾಜಕ್ಕೆ ಇಷ್ಟು ಕೊಡುಗೆ ನೀಡಲಿ ಎಂಬ ಉದ್ದೇಶದಿಂದ ಸಾಧಕರ ಸನ್ಮಾನಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಉದ್ಯಮಿ ವಿ.ಎಸ್.ವಿ. ಪ್ರಸಾದ ತಿಳಿಸಿದರು.

ಗ್ಲೋಬಲ್ ರಿಸರ್ಚ್ ಫೌಂಡೇಶನ್ ಹಾಗೂ ಎಲ್‌ಎಲ್‌ಸಿ ಶೈಕ್ಷಣಿಕ ಸಂಸ್ಥೆಯಿಂದ ವತಿಯಿಂದ ನ್ಯಾಷನಲ್ ಪ್ರೆಸ್ಟೀಜ್ ಅವಾರ್ಡ್-2026 ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಹೆಚ್ಚಿನ ಸಾಧನೆ ಮಾಡುವ ಮೂಲಕ ಸಮಾಜಕ್ಕೆಇನ್ನಷ್ಟುಕೊಡುಗೆನೀಡುವಂತಾಗಲಿ ಎಂಬ ಧ್ಯೇಯದೊಂದಿಗೆ ಏರ್ಪಡಿಸಲಾಗುವ ವೃತ್ತಿಪರತೆ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯವಾಗಿದೆ ಎಂದರು.

ಈ ಸಂಸ್ಥೆಯು ಅಸಾಧಾರಣ ನಾಯಕತ್ವ, ನಾವೀನ್ಯತೆ, ಪರಿಣತಿ ಮತ್ತು ತಮ್ಮ ವೃತ್ತಿಪರ ಕ್ಷೇತ್ರಗಳು ಮತ್ತು ಸಮಾಜಕ್ಕೆ ಅತ್ಯುತ್ತಮ ಕೊಡುಗೆನೀಡುವವ್ಯಕ್ತಿಗಳಿಗೆಗೌರವಡಾಕ್ಟರೇಟ್ ಪದವಿಗಳನ್ನು ನೀಡುತ್ತಿದೆ ಎಂದರು.

ಕರ್ನಾಟಕದ ಕೆಎಲ್‌ಇ ಸಂಸ್ಥೆ ಮಾಜಿ ನಿರ್ದೇಶಕ ಪರಣ್ಣ ಮುನವಳ್ಳಿ, ಉದ್ದಿಮೆದಾರ ವೀರೇಂದ್ರ ಕೌಜಲಗಿ, ಮಜೇಥಿಯಾ ಫೌಂಡೇಶನ್ ಸಂಸ್ಥಾಪಕ ಡಾ.ಜಿತೇಂದ್ರ ಮಜೇಥಿಯಾ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಅಧಿಕಾರಿ ಮುರುಗೇಶ ಚನ್ನಣ್ಣವರ, ಪ್ರೇಮಜಿ ಫೌಂಡೇಶನ್ ಸಂಸ್ಥಾಪಕ ಗುರುರಾಜ ಹೂಗಾರ, ಎಂ.ಎಂ ಜೋಶಿ ಆಸ್ಪತ್ರೆ ಶ್ರೀನಿವಾಸ ಜೋಶಿ, ಡಾ.ಅಭಯ ಜೋಶಿ ಸೇರಿದಂತೆ ಈ ಕಾರ್ಯಕ್ರಮದಲ್ಲಿ 28 ರಾಜ್ಯಗಳ ಸುಮಾರು 150ಕ್ಕೂ ಹೆಚ್ಚು ಸಾಧಕರನ್ನು ಸತ್ಕರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಖ್ಯಾತ ಬಾಲಿವುಡ್ ನಟ,ನಿರ್ಮಾಪಕ ಅರ್ಬಾಜಖಾನ್, ಬಾಲಿವುಡ್ ನಟಿ ಅಮೀಷಾ ಪಟೇಲ್, ಖ್ಯಾತ ನಟರಾದ ಕರಣ ಮೆಹರಾ, ಅಶ್ನೂರ್ ಕೌರ್, ಹೌತನ್ ಪೂನಿವಾಲಾ,ಸಂಸ್ಥಾಪಕ ಅಧ್ಯಕ್ಷ ಶ್ರೀಧರ ದಾವಸ್ಕರ್, ಸಿಇಓ ಐಶ್ವರ್ಯಾ ದಾವಸ್ಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



ಸಮಾಜ, ರಾಷ್ಟ್ರಕ್ಕೆ ಕೊಡುಗೆ ನೀಡಿ: ಶಂಕರಣ್ಣ

ಹುಬ್ಬಳ್ಳಿ: ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯುವುದರ ಜೊತೆಗೆ ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ಕೊಡುಗೆ ನೀಡಬೇಕು ಎಂದು ಕೆಎಲ್‌ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಾಧ್ಯಕ್ಷ ಶಂಕರಣ್ಣ ಮುನವಳ್ಳಿ ತಿಳಿಸಿದರು.

ಇಲ್ಲಿಯ ವಿದ್ಯಾನಗರ ಬಿವಿಬಿ ಕಾಲೇಜ್ ಆವರಣದಲ್ಲಿರುವ ಬಿಟಿ ಸಭಾಂಗಣದಲ್ಲಿ ಕೆಎಲ್‌ಇ ಸಂಸ್ಥೆ ಪ್ರೇರಣಾ ಕಾಲೇಜ್ 2026-27 ನೇ ಸಾಲಿನ ಕಾಲೇಜ್ ಪ್ರಾರಂಭೋತ್ಸವ (ಓರಿಯಂಟೇಶನ್) ಸಮಾರಂಭದಲ್ಲಿ ಭಾಗಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಾಲಕರಿಗೆ, ಶಿಕ್ಷಕರಿಗೆ ಹಾಗೂ ಹಿರಿಯರಿಗೆ ಗೌರವ ನೀಡಬೇಕು. ಚೆನ್ನಾಗಿ ಅಧ್ಯಯನ ಮಾಡುವ ಮೂಲಕ ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದರು.

ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಪಿ.ಜಿ. ತೆವರಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಳ್ಳಬೇಕು. ಶಿಸ್ತು ಜೀವನದಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ. ಸ್ಥಿರತೆ, ಕುತೂಹಲ, ಸ್ಪಷ್ಟತೆಯಿಂದ ಮಾತ್ರ ವಿಜ್ಞಾನವನ್ನು ಕಲಿಯಲು ಸಾಧ್ಯ. ಆಸಕ್ತಿಯಿಂದ ಕಲಿತ ಅಂದು ಕೊಂಡಿರುವುದನ್ನು ಸಾಧಿಸಿ ಎಂದು ಹೇಳಿದರು.

ಸಮಾರಂಭ ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆ ನಿರ್ದೇಶಕ ಎಂ.ಎಂ. ಕವಟಗಿಮಠ ಮಾತನಾಡಿ, ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಇದನ್ನು ನಿಷ್ಠೆಯಿಂದ ಪೂರೈಸಿ. ಶಿಕ್ಷಣದೊಂದಿಗೆ ಸಂಸ್ಕಾರವನ್ನು ಅಳವಡಿಸಿಕೊಂಡು, ಒಬ್ಬ ಒಳ್ಳೆಯ ವಿದ್ಯಾರ್ಥಿಯಾಗಿ, ನಾಡಿನ ಹೆಮ್ಮೆಯ ಪ್ರಜೆಯಾಗುವ ಮೂಲಕ ನಿಮ್ಮ ಪಾಲಕರ ಕನಸನ್ನು ನನಸು ಮಾಡಿ ಎಂದು ತಿಳಿಸಿದರು.

ಕೆಎಲ್‌ಇ ಸಂಸ್ಥೆಯನಿರ್ದೇಶಕ ಮಂಜುನಾಥ ಮುನವಳ್ಳಿ ಮಾತನಾಡಿದರು. ಪ್ರಾಚಾರ್ಯ ಪ್ರೊ. ಕುಮಾರಸ್ವಾಮಿ ಮೇವುಂಡಿ ಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ತೇಜಸ್ವಿನಿ ನಾರಾಯಣಕರ, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಶಾರದಾ ಮೆಟಗುಡ್ಡ, ಮಹಾವಿದ್ಯಾಲಯದ ಸಂಯೋಜಕ ಪ್ರೊ. ಅಜಿತ್‌ಚೊಂಚಣ್ಣವರ ಇದ್ದರು.



ಪ್ರವೇಶಾತಿ ಹೆಚ್ಚಳಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ: ಏಕನಾಥ

ಅಳ್ನಾವರ: ಪ್ರಸಕ್ತ ಶೈಕ್ಷಣಿಕ ವರ್ಷದ ಮೊದಲ ದಿನದಂದು ಹೂವು, ಸಿಹಿ ತಿಂಡಿ ನೀಡಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುವ ಮೂಲಕ ತಾಲೂಕಿನಾದ್ಯಂತ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ತಾಲೂಕಿನ ಕಡಬಗಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕ ಪೋಷಕರ ಸಭೆ ಬಹಳ ಅದ್ದೂರಿಯಾಗಿ ನಡೆಯಿತು.

ಸಿಂಗಾರಗೊಂಡ ಶಾಲೆಗೆ ಮಕ್ಕಳು ಉತ್ಸಾಹದಿಂದ ಆಗಮಿಸಿದರು. ಈ ಸಮಾರಂಭಕ್ಕೆ ಎಸ್‌ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಪಾಲಕ ಪೋಷಕರು ಆಗಮಿಸಿ ಹಾಜರಾತಿ ಮತ್ತು ದಾಖಲಾತಿ ಹೆಚ್ಚಳಕ್ಕೆ ಶ್ರಮಿಸುವದಾಗಿ ಹೇಳಿದರು.

ವಿವಿದ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದ ಬಾಲಕಿಯರು ನೃತ್ಯ, ಹಾಡು ಪದ್ರಶೀಸಿ ಮೆಚ್ಚಿಗೆಗೆ ಪಾತ್ರರಾದರು. ಕಡಬಗಟ್ಟಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಾಧ್ಯಾಪಕ ಏಕನಾಥ ಹೋನಗೇಕರ ಮಾತನಾಡಿ, ಶಾಲೆಗೆ ಒಂದನೇ ತರಗತಿಗೆ ಪ್ರವೇಶಾತಿ ಹೆಚ್ಚಳಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯವಿದ್ದು, ಪ್ರತಿ ಮನೆಗೂ ಬೇಟ್ಟಿ ನೀಡಿ ತಮ್ಮ ಮಕ್ಕಳನ್ನು ಗ್ರಾಮದ ಸರ್ಕಾರಿ ಶಾಲೆಗೆ ದಾಖಲಿಸಲು ಮನವೊಲಿಸುವ ಪ್ರಯತ್ನಕ್ಕೆ ತಮ್ಮೊಂದಿಗೆ ಕೈಜೋಡಿಸಲು ಪಾಲಕ ಪೋಷಕರಲ್ಲಿ ಮನವಿ ಮಾಡಿದರು.



ರಾಜ್ಯ ಮಟ್ಟದ ಕ್ರೀಡಾಕೂಟ



ನವಲಗುಂದ: ಸರ್ಕಾರಿ ನೌಕರರು ವೃತ್ತಿಯೊಂದಿಗೆ, ಕ್ರೀಡೆಗಳಲ್ಲೂ ತೊಡಗಿಕೊಳ್ಳಬೇಕು, ಕ್ರೀಡೆ ಮನುಷ್ಯನನ್ನು ದೈಹಿಕವಾಗಿ, ಮಾನಸಿಕವಾಗಿ ಸದೃಡಗೊಳಿಸುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಪಾನಘಂಟಿ ಅವರು ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ, 110 ಕೆಜಿ ಭಾರ ಎತ್ತುವ ಸ್ಪರ್ಧೆಯಲ್ಲಿ 2ನೇ ಸ್ಥಾನ ಪಡೆದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ, ನವಲಗುಂದದ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಉದ್ಯೋಗಿ ಚಿದಾನಂದ ಸಂಕನಗೌಡ್ರ ಇವರನ್ನು ಸನ್ಮಾನಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚಿದಾನಂದ ಸಂಕನಗೌಡ್ರ ಇವರು ಈ ಗೆಲುವು ನನ್ನ ಗೆಲುವಲ್ಲ, ತಮ್ಮೆಲ್ಲರ ಗೆಲುವು, ಗೆಲುವಿಗೆ ಸಿಕ್ಕ ಕೀರ್ತಿ ತಮಗೆ ಸಲ್ಲಬೇಕು. ನನ್ನ ಗೆಲುವಿಗೆ ಸ್ಫೂರ್ತಿಯಾದ ತಮಗೆಲ್ಲರಿಗೂ ಧನ್ಯವಾದಗಳು ಎಂದರು. ಈ ವೇಳೆ ನ್ಯಾಯಾಲಯದ ಎಲ್ಲ ಸಿಬ್ಬಂದಿ ಹಾಜರಿದ್ದರು.

ಪರಿಶ್ರಮದಿಂದ ಯಶಸ್ಸು ಸಾಧ್ಯ

ಧಾರವಾಡ: ನಿರಂತರ ಪರಿಶ್ರಮ, ಅರ್ಪಣಾ ಮನೋಭಾವ ಹಾಗೂ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ, ಯಶಸ್ಸು ಸಾಧ್ಯವಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಚಾರ್ಯ ಡಾ.ನಳನಿ ಬೆಂಗೇರಿ ಹೇಳಿದರು. ಕರ್ನಾಟಕ ಕಾಲೇಜಿನ ಸಮಾಜಶಾಸ್ತ್ರ ಅಧ್ಯಯನ ವಿಭಾಗವು ಕಾಲೇಜಿನ ಬಿಬಿಎ ಸಭಾಂಗಣದಲ್ಲಿ ಆಯೋಜಿಸಿದ ಅಂತಿಮ ವರ್ಷದ ಸಮಾಜಶಾಸ್ತ್ರ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೂರವಿರಬೇಕು. ಅಲ್ಲದೇ, ಅಧ್ಯಯನ ಪೂರಕವಾಗಿ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.ಪ್ರಾಚಾರ್ಯ ಡಾ.ಐ.ಸಿ. ಮುಳಗುಂದ ಮಾತನಾಡಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಸಂವಹನ ಕೌಶಲ್ಯಗಳು, ಭಾಷಾ ಪ್ರಾವೀಣ್ಯತೆ ಭವಿಷ್ಯದಲ್ಲಿ ಬಹಳ ಸಹಕಾರಿ ಆಗಲಿದೆ ಎಂದರು. ಈ ವೇಳೆ ವಿಭಾಗದ ಉಪನ್ಯಾಸಕ ಡಾ.ಅನುಷಾ. ಕೆ. ಪ್ರೊ.ಅಶ್ವಿನಿ ಬಡಿಗೇರ ಸೇರಿದಂತೆ ವಿದ್ಯಾರ್ಥಿ ಕಾರ್ಯದರ್ಶಿಗಳು, ವಿದ್ಯಾರ್ಥಿಗಳು ಇದ್ದರು.



ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ವಿತರಣೆ



ಕುಂದಗೋಳ: ಲೋಕೋಪಯೋಗಿ ಇಲಾಖೆಯ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ಜನ್ಮದಿನದ ನಿಮಿತ್ತ ತಾಲೂಕಿನ ಸಂಶಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಒಳರೋಗಿಗಳಿಗೆ ಹಣ್ಣುಗಳನ್ನು ವಿತರಿಸಿ, ಶಾಲಾ ಮಕ್ಕಳಿಗೆ ನೋಟ್‌ಬುಕ್ ಹಾಗೂ ಪೆನ್‌ಗಳನ್ನು ನೀಡಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ವೇಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಾಯ್.ಜಿ. ಪಾಟೀಲ, ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಬಸವರಾಜ ನಾಯ್ಕರ, ಮುಖಂಡರಾದ ಹಾಲಪ್ಪ ತಡಾಳ, ಲೋಕೇಶ ಸರಾವರಿ, ಇರ್ಷಾದ ಮುಲ್ಲಾ, ಡಾ. ಸುರೇಶ ಕಳಸಣ್ಣವರ, ಪಕ್ಕೀರೇಶ ಬೆನಕನಹಳ್ಳಿ, ಮಂಜು ಕುಂದಗೋಳಮಠ, ಹಸನ್ ಜಮಾಲಖಾನವರ, ಉಸ್ಮಾನ್ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಶಾಲೆ ಪ್ರಾರಂಭ: ಮಕ್ಕಳಿಗೆ ಗುಲಾಬಿ ನೀಡಿ ಸ್ವಾಗತ

ನವಲಗುಂದ: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಂಗವಾಗಿ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3ರಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು,

ದೀರ್ಘಾವಧಿಯ ಬೇಸಿಗೆ ರಜೆಯ ನಂತರ ಶಾಲೆಗೆ ಮರಳಿದ ವಿದ್ಯಾರ್ಥಿಗಳನ್ನು ಶಾಲೆ ಮುಖ್ಯ ದ್ವಾರದಲ್ಲಿ ತಳಿರು-ತೋರಣಗಳಿಂದ ಮತ್ತು ಬಣ್ಣ ಬಣ್ಣದ ಬಲೂನ್‌ಗಳಿಂದ ಶೃಂಗರಿಸಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಾಲೆಗೆ ಆಗಮಿಸಿದ ಪುಟ್ಟ ಕಂದಮ್ಮಗಳಿಗೆ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಪ್ರೀತಿಯಿಂದ ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿದರು.

ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ ಎಲ್‌ಕೆಜಿ, ಯುಕೆಜಿ ಹಾಗೂ 1ರಿಂದ 7ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳ ಉಚಿತ ದಾಖಲಾತಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಮೊದಲ ದಿನವೇ ವಿದ್ಯಾರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳನ್ವಯ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪ್ರಾಥಮಿಕ ಶಿಕ್ಷಣ ಸಂಯೋಜಕ ಎಸ್.ಎಂ.ಬೆಂಚಿಕೇರಿ, ಎಸ್‌ಡಿಎಂಸಿ ಅಧ್ಯಕ್ಷ ಕಾಶೀಮಸಾಬ ಮಚಲಿಬಂದರ, ಮಾಜಿ ಅಧ್ಯಕ್ಷ ಅಡಿವೆಪ್ಪ ಶಿರಸಂಗಿ, ಪ್ರಧಾನ ಗುರು ಮಾತೆ ಎಂ.ಸಿ.ಚನ್ನಪ್ಪಗೌಡ್ರ, ಸಾಮಾಜಿಕ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ, ಬಶೀರಅಹ್ಮದ ಹುನಗುಂದ, ಮಲ್ಲಿಕಾರ್ಜುನಸ್ವಾಮಿ ಮಠಪತಿ, ಬಸವರಾಜ ಮಲ್ಲದಾಸರ, ಸಹ ಶಿಕ್ಷಕರಾದ ಎಂ.ಎಚ್ ಚಿಕನಾಳ, ಆರ್.ಬಿ.ಹಳ್ಳಿಕೇರಿ, ಸುರೇಶ ಭಜಂತ್ರಿ, ಕೆ.ಎಫ್.ಬಂತಿ, ಎಂ.ಎನ್ ವಗ್ಗರ, ಎಸ್‌ಡಿಎಂಸಿ ಸದಸ್ಯರಾದ ಮಂಜುನಾಥ ತೇಲಿ, ಬಸವರಾಜ ಮಡಿವಾಳರ, ಶಿವಾನಂದ ಜಾಲಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಕಿರುಸುದ್ದಿ

ಜಿಎಸ್‌ಪಾಗೆ ಸಚಿವ ಸ್ಥಾನ ಸಿಗುವಂತೆ ಅಲೈದೇವರಿಗೆ ಹರಕೆ



ರೋಣ: ರಾಜ್ಯದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗುವ ಮುದ್ಗಲ್ ಮೊಹರಂ ಹಬ್ಬ ತನ್ನದೆ ಆಗಿರುವ ಇತಿಹಾಸವನ್ನು ಹೊಂದಿದ್ದು. ಹಿಗಾಗಿ ಮುದ್ಗಲ್ ಅಲೈದೇವರಿಗೆ ಶಾಸಕ ಜಿ.ಎಸ್.ಪಾಟೀಲರಿಗೆ ಈ ಬಾರಿ ಸಚಿವ ಸ್ಥಾನ ಸಿಗುವಂತೆ ಆಶೀರ್ವದಿಸಬೇಕು ಎಂದು ಹರಕೆ ಬೇಡಿಕೊಳ್ಳಲಾಗಿದೆ ಎಂದು ತಾಪಂ ಮಾಜಿ ಸದಸ್ಯ ಅಂದಪ್ಪ ಬಿಚ್ಚೂರ ಹೇಳಿದರು. ಅವರು ಸೋಮವಾರ ನಿಡಗುಂದಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಾವು ಪ್ರತಿ ವರ್ಷ ಮೊಹರಂ ಹಬ್ಬಕ್ಕೆ ಅಲ್ಲಿನ ಮಸೀದಿಗಳಿಗೆ ತೆರಳಿ ಅಲೈದೇವರುಗಳ ದರ್ಶನ ಪಡೆದುಕೊಂಡು ಬರುತ್ತೆವೆ. ಈ ಬಾರಿ ಕೂಡ ದೇವರ ದರ್ಶನಕ್ಕೆ ತೆರಳುತ್ತಿದ್ದು, ಶಾಸಕ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ಸಿಗುವಂತೆ ದೇವರು ಆಶೀರ್ವದಿಸಬೇಕು ಎಂದು ಹರಕೆ ಹೊರಲಾಗಿದ್ದು,ದೇವರಿಗೆ ಸಕ್ಕರೆ ನೈವ್ಯದ್ಯೆಯನ್ನು ಅರ್ಪಿಸುವುದಾಗಿ ತಿಳಿಸಿದರು. ಗ್ರಾಪಂ ಮಾಜಿ ಸದಸ್ಯ ಪಕ್ಕೀರಪ್ಪ ಕುಕನೂರ ಮಾತನಾಡಿ. ಶಾಸಕ ಜಿ.ಎಸ್.ಪಾಟೀಲ ಸಮಾಜಮುಖಿ, ಜಾತ್ಯಾತೀತ ತತ್ವಗಳನ್ನು ಹೊಂದಿರುವ ನಾಯಕರಾಗಿದ್ದಾರೆ. ನಾಲ್ಕು ಬಾರಿ ಗೆದ್ದಿರುವ ಜಿ.ಎಸ್.ಪಾಟೀಲರಿಗೆ ಪಕ್ಷದ ವರಿಷ್ಠರು ಸಚಿವ ಸ್ಥಾನ ನಿಡಬೇಕು ಎನ್ನುವುದು ನಮ್ಮ ಆಗ್ರಹವಾಗಿದ್ದು. ಹಿಗಾಗಿ ನಾವು ನಂಬಿಕೊಂಡಿರುವ ಮುದ್ಗಲ್ ಅಲೈದೇವರುಗಳಿಗೆ ಮೊಹರಂ ಹಬ್ಬದಲ್ಲಿ 51 ಕೆಜಿ ಸಕ್ಕರೆ ನೈವೈದ್ಯೆ ಸಮರ್ಪಿಸಲಾಗುವುದು ಎಂದು ನಾವಿಬ್ಬರು ಹರಕೆ ಹೊತ್ತಿದ್ದೆವೆ. ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎಂದು ತಮ್ಮ ಆಶಾಭಾವನೆ ವ್ಯಕ್ತಪಡಿಸಿದರು. ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷರು,ಉಪಾದ್ಯಕ್ಷರು,ಸದಸ್ಯರುಗಳು,ಪಕ್ಷದ ಮುಖಂಡರುಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.

ಆರ್‌ಸಿಬಿ ವಿಜಯೋತ್ಸವ ಆಚರಣೆ



ಮುಂಡಗೋಡ: ಐಪಿಎಲ್ ನ 19ನೇ ಆವೃತ್ತಿಯಲ್ಲಿ ಫೈನಲ್ ಪಂದ್ಯಾವಳಿಯಲ್ಲಿ ಗುಜರಾತ ಟೈಟನ್ಸ್ ವಿರುದ್ಧ ಆರ್‌ಸಿಬಿ ಸತತ 2ನೇ ಚಾಂಪಿಯನ್ ಆದ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಆರ್‌ಸಿಬಿ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.ರವಿವಾರ ರಾತ್ರಿ ಫೈನಲ್ ಪಂದ್ಯವು ಗುಜರಾತ ವಿರುದ್ಧ ಆರ್‌ಸಿಬಿ ವಿಜಯ ಸಾಧಿಸಿದಂತೆ ಅಭಿಮಾನಿಗಳ ಹರ್ಷೋದ್ಗಾರ ಮುಗಲಿ ಮುಟ್ಟಿತು. ಪಟ್ಟಣದ ಶಿವಾಜಿ ಸರ್ಕಲ್, ಕಂಬಾರಗಟ್ಟಿ, ಅಂಬೇಡ್ಕರ್ ಓಣಿ, ಆನಂದನಗ ಸೇರಿದಂತೆ ತಾಲೂಕಿನಾದ್ಯಂತ ಪಟಾಕಿ ಸಿಡಿಸಿದರು. ಪಟ್ಟಣದ ಶಿವಾಜಿ ಸರ್ಕಲ್ ರಾತ್ರಿ 12.30ರವರೆಗೆ ವಿಜಯೋತ್ಸವ ಆಚರಿಸಿದರು. ನಂತರ ಪೊಲೀಸರು ಅಭಿಮಾನಗಳನ್ನು ಚದುರಿಸಿದರು. ಸತತ 2ನೇ ಬಾರಿ ಚಾಂಪಿಯನ್ ಆರ್ ಸಿಬಿ ತಂಡ ಗೆಲ್ಲುವು ಸಾಧಿಸಿದ ಹಿನ್ನೆಲೆಯಲ್ಲಿ ಕ್ರೀಡಾ ಅಭಿಮಾನಗಳ ಪಟ್ಟಣದ ವ್ಯಾಪ್ತಿಯಲ್ಲಿ ಆರ್‌ಸಿಬಿ ಅಭಿಮಾನಿಗಳು ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಗದಗ ಮಾರುಕಟ್ಟೆ ಧಾರಣೆ (ಕ್ವಿಂಟಲ್)

ಗೆಜ್ಜೆ ಶೇಂಗಾ	4869-8157
ಅಲಸಂದೆ	6566-6809
ಕಡಲೆ	4347-6297
ಉದ್ದು	3812-5117
ಹವೀಜ	9270-9270
ಹುರಳಿಕಾಳು	3644-4222
ಜೋಳ	1717-4629
ಗೋವಿನಜೋಳ	1611-1769
ಸಾಸುವೆ	4718-4718
ಕುಸುಬೆ	3863-5361
ಸೊಯಾಬಿನ	4712-4712
ಸೂರ್ಯಕಾಂತಿ	7077-7082
ಶೇಂಗಾ	12650-12650
ತೊಗರಿ	4244-4344
ಗೋಧಿ	1377-5768



ಶಿರಹಟ್ಟಿ: ಪಟ್ಟಣದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ, ಕಲಿಕೆಗೆ ಸ್ವಾಗತಿಸಲಾಯಿತು.

ಪ್ರತಿಭಾ ಪುರಸ್ಕಾರ, ಗಾಣಿಗ ವಧು ವರರ ಸಮಾವೇಶ

ರೋಣ: ಗಾಣಿಗ ಸಮಾಜದ ವಿದ್ಯಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ವಧು ವರರ ಸಮಾವೇಶವನ್ನು ಜೂ.13 ಹಾಗೂ 14ರಂದು ಗದಗ ನಗರದ ಗಾಣಿಗ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ತಾಲೂಕಾದ್ಯಕ್ಷ ಬಸವರಾಜ ನವಲಗುಂದ ಹೇಳಿದರು. ಅವರು ಭಾನುವಾರ ಪಿಡಬ್ಲ್ಯುಡಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.13ರಂದು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು. 14ರಂದು ಸಮಾಜದ ವಧು ವರರ ಸಮಾವೇಶವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದ ಅವರು ಪ್ರತಿಭಾ ಪುರಸ್ಕಾರ,ವಧು-ವರರ ಸಮಾವೇಶಕ್ಕೆ ಹೆಸರು ನೊಂದಾಯಿಸಿಕೊಳ್ಳಲು ಜೂ.10 ಕಡೆಯ ದಿನವಾಗಿರುತ್ತದೆ ಎಂದರು.ಯುವ ಘಟಕದ ಜಿಲ್ಲಾಧ್ಯಕ್ಷ ಅಭಿಷೇಕ ನವಲಗುಂದ ಮಾತನಾಡಿ, ಗಾಣಿಗ ಸಮಾಜದ ಬಂದುಗಳ ತಮ್ಮ ಕುಟುಂಬ ಸಮೇತ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಕ್ಷಿಸುವ ಮೂಲಕ ಗುಣ ಮಟ್ಟದ ಶಿಕ್ಷಣ ಪಡೆಯುತ್ತ ದಾಪುಗಾಲು ಹಾಕಬೇಕು ಎಂದ ಅವರು ಹೆಚ್ಚಿನ ಮಾಹಿತಿ ಅಥವಾ ಹೆಸರು ನೊಂದಾಯಿಸಿಕೊಳ್ಳಲು 9900881184,709078519 ಗೆ ಸಂಪರ್ಕಿಸಲು ಸೂಚಿಸಿದರು. ಈ ವೇಳೆ ಸಿದ್ದಣ್ಣ ನವಲಗುಂದ, ಮಲ್ಲಪ್ಪ ಆದಿ, ಅಚ್ಚಪ್ಪ ಅಚ್ಚನಗೌಡ್ರ, ಮಹಾಂತೇಶ ಗಾಣಿಗೇರ ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.



ರೋಣ: ಗಾಣಿಗ ಸಮಾಜದ ವಿದ್ಯಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ವಧು ವರರ ಸಮಾವೇಶವನ್ನು ಜೂ.13 ಹಾಗೂ 14ರಂದು ಗದಗ ನಗರದ ಗಾಣಿಗ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ತಾಲೂಕಾದ್ಯಕ್ಷ ಬಸವರಾಜ ನವಲಗುಂದ ಹೇಳಿದರು. ಅವರು ಭಾನುವಾರ ಪಿಡಬ್ಲ್ಯುಡಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಸಿದ್ದಣ್ಣ ನವಲಗುಂದ, ಮಲ್ಲಪ್ಪ ಆದಿ, ಅಚ್ಚಪ್ಪ ಅಚ್ಚನಗೌಡ್ರ, ಮಹಾಂತೇಶ ಗಾಣಿಗೇರ ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.

ಎತ್ತಿನಗಾಡಿ ಮೆರವಣಿಗೆ | ಪುಷ್ಪವೃಷ್ಟಿಯೊಂದಿಗೆ ಮಕ್ಕಳಿಗೆ ಭವ್ಯ ಸ್ವಾಗತ

ಸಂಭ್ರಮದ ಶಾಲಾರಂಭೋತ್ಸವ

ಗದಗ: ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ತಾಲೂಕಿನ ಅಸುಂಡಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಯಲ್ಲಿ ಶಾಲಾರಂಭೋತ್ಸವ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಹಾಗೂ ಸಂಭ್ರಮದಿಂದ ಜರುಗಿತು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮತ್ತು ಉತ್ಸಾಹ ಮೂಡಿಸುವ ಉದ್ದೇಶದಿಂದ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಭವ್ಯ ಮೆರವಣಿಗೆ ನಡೆಸಲಾಯಿತು. ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಶಾಲೆಗೆ ಕರೆತರಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಮಕ್ಕಳನ್ನು ಹರ್ಷೋದ್ಗಾರಗಳೊಂದಿಗೆ ಸ್ವಾಗತಿಸಿದರು.

ಶಾಲೆಯ ಮುಖ್ಯ ದ್ವಾರದಲ್ಲಿ ಅತಿಥಿಗಳು ಹಾಗೂ ಶಿಕ್ಷಕರು ಸೇರಿ ಮಕ್ಕಳ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಶಾಲೆಗೆ ಆತ್ಮೀಯವಾಗಿ ಬರಮಾಡಿಕೊಂಡರು. ಮಕ್ಕಳಿಗಾಗಿ ವಿಶೇಷವಾಗಿ ನಿರ್ಮಿಸಲಾಗಿದ್ದ ಸೆಲ್ಫಿ ಕಾರ್ನರ್ ವಿದ್ಯಾರ್ಥಿಗಳು ಮತ್ತು ಪಾಲಕರ ಗಮನ ಸೆಳೆಯಿತು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ ಮಾತನಾಡಿ, ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಸರ್ಕಾರ ಮತ್ತು ಸಂವಿಧಾನದ ಆಶಯವೂ ಎಲ್ಲ ಮಕ್ಕಳಿಗೆ ಗುಣಮಟ್ಟದ ಹಾಗೂ ಸಮಾನ ಶಿಕ್ಷಣ ಒದಗಿಸುವುದಾಗಿದೆ ಎಂದು ಹೇಳಿದರು.

ಮಕ್ಕಳಿಗೆ ಸುರಕ್ಷಿತ, ಸಂತೋಷದಾಯಕ ಮತ್ತು ಪ್ರೇರಣಾದಾಯಕ ವಾತಾವರಣದಲ್ಲಿ ಶಿಕ್ಷಣ ದೊರೆಯಬೇಕು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಶಾಲೆಯ ಬಗ್ಗೆ ಪ್ರೀತಿ ಮತ್ತು ಅಭಿಮಾನ ಮೂಡಬೇಕು. ಅದಕ್ಕಾಗಿ ಪಾಲಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಶಾಲಾರಂಭದ ದಿನ ಮೂಡುವ ಸಂತಸ ಮಕ್ಕಳಲ್ಲಿ ವರ್ಷಪೂರ್ತಿ ಕಲಿಕೆ ಉತ್ಸಾಹವನ್ನು ಉಳಿಸಬಲ್ಲದು ಎಂದರು.



ನಿವೃತ್ತ ಉಪನಿರ್ದೇಶಕ ಎ.ಎನ್.ನಾಗರಳ್ಳಿ ಮಾತನಾಡಿ, ಸರ್ಕಾರಿ ಶಾಲೆಗಳ ಉಳಿವಿಗೆ ಪಾಲಕರು, ಹಳೆಯ ವಿದ್ಯಾರ್ಥಿಗಳು ಮತ್ತು ಸಮಾಜದ ಎಲ್ಲ ವರ್ಗದವರು ಕೈಜೋಡಿಸಬೇಕು. ಅಸುಂಡಿ ಶಾಲೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ಈ ಶಾಲೆಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಭಿವೃದ್ಧಿ) ಕೆ.ಡಿ.ಬಡಿಗೇರ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಹೊಸ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ಪಡೆದ ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಮನೆ ಮಾಡಿತ್ತು. ಶಾಲಾ ಆರಂಭೋತ್ಸವವು ಮಕ್ಕಳಲ್ಲಿ ಹೊಸ ಶೈಕ್ಷಣಿಕ ವರ್ಷದ ಬಗ್ಗೆ ಉತ್ಸಾಹ ಮೂಡಿಸುವುದರ ಜೊತೆಗೆ ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಿದ ಕಾರ್ಯಕ್ರಮವಾಗಿ ಗಮನ ಸೆಳೆಯಿತು.

ಶಿವಕುಮಾರ ಕುರಿ ಸ್ವಾಗತಿಸಿದರು. ಅಸುಂಡಿ ಶಾಲಾ ಮಕ್ಕಳಿಂದ ನಾಡಗೀತೆ ಪ್ರಸ್ತುತ ಪಡಿಸಿದರು. ವಿ.ವಿ.ನಡುವಿನಮನಿ ವಂದಿಸಿದರು. ಡಿ.ಎಚ್. ಪರಂಗಿ ನಿರೂಪಿಸಿದರು.



ಎತ್ತಿನಗಾಡಿ, ಟ್ರ್ಯಾಕ್ಟರ್‌ಗಳಲ್ಲಿ ಮೆರವಣಿಗೆ

ದೇಶಾಭಿಮಾನ, ನೆಲದ ಸಂಸ್ಕೃತಿ ಎಲ್ಲರೂ ಅಳವಡಿಸಿಕೊಳ್ಳಿ: ಶ್ರೀಗಳು



ನರಗುಂದ: ಇಂಡಿಯಾದ ಪಠ್ಯ ಪುಸ್ತಕಗಳು ಪ್ರತಿ ಶತಮಾನಗಳ ಇತಿಹಾಸವನ್ನು ತಿಳಿಸುವುದಿಲ್ಲ, ಪ್ರತಿ ಮಕ್ಕಳಲ್ಲೂ ವಿವೇಕಾನಂದರ ಆದರ್ಶ ಎದ್ದು ಕಾಣುವಂತಹ ಶಿಕ್ಷಣ ಈ ಸಿಬಿಎಸ್‌ಇ ಶಾಲೆಯಲ್ಲಿ ಕಾಣಬೇಕಾಗಿದೆ ಎಂದು ಗದಗ ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಶ್ರೀಗಳು ಹೇಳಿದರು.

ಸೋಮವಾರ ಪಟ್ಟಣದ ವಿವೇಕಾನಂದ ಪಬ್ಲಿಕ್ ಸ್ಕೂಲ್‌ನ ನೂತನ ಸಿಬಿಎಸ್‌ಇ ಪಠ್ಯಕ್ರಮ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ದೇಶಾಭಿಮಾನ ಮತ್ತು ನೆಲದ ಸಂಸ್ಕೃತಿ ಎಲ್ಲರೂ ಅಳವಡಿಸಿಕೊಳ್ಳಬೇಕು. ವಿಷಯವನ್ನು ತಿಳಿಯದೇ ಒಬ್ಬರೂ ಬ್ಯಾ ಅಂದರೆ ಎಲ್ಲರೂ ಬ್ಯಾ ಅನ್ನುತ್ತಾರೆ. ಇದು ನಮ್ಮಲ್ಲಿನ ವ್ಯವಸ್ಥೆಯಾಗಿದೆ. ಅನೇಕ ಸಮಸ್ಯೆಗಳ ಮೂಲವೇ ವ್ಯವಸ್ಥೆಯಲ್ಲಿದೆ ಎಂದರು.

ಸಂಸ್ಥೆ ಚೇರಮನ್ನರಾದ ಮಾಜಿ ಶಾಸಕ ಬಿ.ಆರ್.ಯಾವಗಲ್ಲ ಮಾತನಾಡಿ, ಎಲ್ಲರೂ ವಿವೇಕಾನಂದರಾಗಲು ಸಾಧ್ಯವಿಲ್ಲ, ಸಾಧ್ಯವಾದಷ್ಟು ನಾವೆಲ್ಲರೂ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳೋಣ. ಸಮಾಜದ ಉನ್ನತಿಗೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡೋಣವೆಂದು ಹೇಳಿದರು.

ಈ ವೇಳೆ ಶಿವಪ್ರಿಯಾನಂದ ಸ್ವಾಮೀಜಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ವಿವೇಕ ಯಾವಗಲ್ಲ, ಡಾ.ಗುರುನಾಥ ಹೂಗಾರ ಸೇರಿದಂತೆ ಅನೇಕರು ಮಾತನಾಡಿದರು.

ಪಂಚಗೃಹ ಗುಡ್ಡದ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಶ್ರೀಗಳು, ಪತ್ರೀವನಮಠದ ಗುರುಸಿದ್ಧವೀರ ಶಿವಾಚಾರ್ಯ ಶ್ರೀಗಳು, ವೀರಕ್ತಮಠದ ಶಿವಕುಮಾರ ಶ್ರೀಗಳು, ನಿಜಗುಣ ಶ್ರೀಗಳು, ರಾಜು ಕಲಾಲ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ, ಕಾಂಗ್ರೆಸ್ ತಾಲೂಕಾಧ್ಯಕ್ಷ ಪ್ರವೀಣ ಯಾವಗಲ್ಲ, ಚಂಬಣ್ಣ ಕೋರಿ, ಬಿ.ಜಿ.ನಂದಿ, ಎಸ್.ಬಿ.ಹೊಸಮನಿ, ಜಿ.ಎಸ್.ಗಂಗಲ್, ಜಿ.ಟಿ.ದೊಡಮನಿ, ಎಸ್.ಬಿ.ಯಲ್ಲರಡ್ಡಿಯವರ, ಡಾ.ಕೆ.ಎಚ್ ಖ್ಯಾಡದ, ಪ್ರಾಂಶುಪಾಲ ಸತೀಶ್ಚಂದ್ರ.ಎಚ್.ವಿ, ಶರಣು ಅಂಗಡಿ ಇತರರಿದ್ದರು.

ನಿವೃತ್ತಿಯ ಜೀವನ ಸುಖಕರವಾಗಿರಲಿ

ಗಜೇಂದ್ರಗಡ: ಪ್ರಮಾಣಿಕ ಭ್ರಷ್ಟಾಚಾರ ರಹಿತವಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಕಾರ್ಯದರ್ಶಿಗಳ ಗ್ರೇಡ್-1 ಅವರ ಮುಂದಿನ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಹೇಳಿದರು.

ಪಟ್ಟಣದ ತಾಪಂ ಕಚೇರಿ ಚಿಂತನ ಸಭಾಂಗಣದಲ್ಲಿ ತಾಪಂ ವತಿಯಿಂದ ಇತ್ತೀಚೆಗೆ ನಡೆದ ವಯೋನಿವೃತ್ತಿ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ, ವಯೋನಿವೃತ್ತಿ ಅಧಿಕಾರಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.


ಎಸ್.ಆರ್. ಸಂಕನೂರ ಅವರು 10 ವರ್ಷಗಳ ಅಭಿವೃದ್ಧಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ ಭ್ರಷ್ಟಚಾರ ರಹಿತವಾಗಿ ಶಿಸ್ತು, ದಿಟ್ಟತನಕ್ಕೆ ನನ್ನ ಸಲಾಂ. ನಿವೃತ್ತಿ ನಂತರ ಜೀವನ ಸಾಗಿಸಲು ನಿರಂತರ ಓದುವ ಹವ್ಯಾಸ ಇರಬೇಕು. ಕೃಷಿ ಜೊತೆಗೆ ಉಪಕಸಬು ಮಾಡಿ ಸಂತೋಷದಿಂದ ಜೀವನ ಸಾಗಿಸಬೇಕು ಎಂದರು.

ತಾಪಂ ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ ಮಾತನಾಡಿ, ಎಸ್.ಆರ್. ಸಂಕನೂರು, ಎಸ್.ಎಸ್. ತೊಂಡಿಹಾಳ, ನಿಂಗನಗೌಡ ಉಗಲಾಟ ಅವರು ಪ್ರಮಾಣಿಕವಾಗಿ ಕೆಲಸ ಮಾಡಿದವರು. ಸಿಬ್ಬಂದಿಗಳ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರ ಕೆಲಸವನ್ನು ಮಾಡುತ್ತಿದ್ದವರು. ಇವರ ವಯೋನಿವೃತ್ತಿ ಜೀವನ ಸುಖ ಶಾಂತಿ ಸಮೃದ್ಧಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ನಿವೃತ್ತಿ ಹೊಂದಿದ್ದ ಎಸ್.ಆರ್.ಸಂಕನೂರು, ಎಸ್.ಎಸ್. ತೊಂಡಿಹಾಳ, ನಿಂಗನಗೌಡ ಉಗಲಾಟ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಯಾವುದೇ ಸಮಸ್ಯೆಗಳಿಗೆ ಎದರದೆ ದಿಟ್ಟತನ, ಧೈರ್ಯದಿಂದ ಕೆಲಸ ಮಾಡಿದ ತೃಪ್ತಿ ನಮಗಿದೆ ಎಂದರು.

ಈ ಸಂದರ್ಭದಲ್ಲಿ ಪಿಡಿಒಗಳಾದ ಹುಲ್ಲಪ್ಪ ಹಳ್ಳಿಕೇರಿ, ಎಸ್.ಎಸ್.ರಿತ್ತಿ, ನಿವೃತ್ತ ಪಿಡಿಒ ಎಸ್.ಬಿ.ಕಡಬಲಕಟ್ಟಿ, ವಯೋನಿವೃತ್ತಿ ಹೊಂದಿದ್ದ ಅಧಿಕಾರಿಗಳ ಕುರಿತು ಅನಿಸಿಕೆ ಹಂಚಿಕೊಂಡರು.

ಈ ವೇಳೆ ಸಹಾಯಕ ನಿರ್ದೇಶಕ ಶರಣಪ್ಪ ನರೇಗಲ, ತಾಪಂ ಯೋಜನಾಧಿಕಾರಿ ಅರವಿಂದ ಬಂಡಿ, ಸಹಾಯಕ ಲೆಕ್ಕಾಧಿಕಾರಿ ಡಾ.ಸಿ.ಬಿ.ಮಾಳಗಿ, ತಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ನರೇಗಾ ಸಿಬ್ಬಂದಿ, ತಾಪಂ ಸಿಬ್ಬಂದಿ, ಗ್ರಾ ಪಂ ಸಿಬ್ಬಂದಿ ಇದ್ದರು.



ವಿಜಯಾನಂದಗೆ ಸಚಿವ ಸ್ಥಾನ ನೀಡಲು ಒತ್ತಾಯ

ಮುಂಡರಗಿ: ವೀರಶೈವ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರು, ಹಾಗೂ ಕಾಂಗ್ರೆಸ್ ಪಕ್ಷದಿಂದ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವಂತಹ ಡಾ.ವಿಜಯಾನಂದ ಕಾಶಪ್ಪನವರಗೆ ಸಚಿವ ಸ್ಥಾನ ನೀಡಬೇಕು ಎಂದು ಮುಂಡರಗಿ ತಾಲೂಕು ಪಂಚಮಸಾಲಿ ಸಮಾಜ (ಸಂಘ)ದ ಅಧ್ಯಕ್ಷ ಕೊಟ್ರಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಅವರ ತಂದೆಯವರಾದ ಎಸ್.ಆರ್.ಕಾಶಪ್ಪನವರ ಕಾಲದಿಂದಲೂ ನಿಷ್ಠಾವಂತಹ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಕುಟುಂಬವಾಗಿದ್ದು, ಹಾಗೇ ರಾಜ್ಯದಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಸಂಘಟನೆಗಾಗಿ ಶ್ರಮಿಸುವದರೊಂದಿಗೆ ರಾಜ್ಯದ ಸರ್ವ ಜಾತಿ ಜನಾಂಗದೊಂದಿಗೆ ಪ್ರೀತಿ ವಿಶ್ವಾಸ, ನಂಬಿಕೆಯಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಾ ಬಂದಿದ್ದಾರೆ, ಇಂತಹ ನಿಷ್ಠಾವಂತಹ ವಿಜಯನಾಥ ಕಾಶಪ್ಪನವರ ಅವರಿಗೆ ರಾಜ್ಯ ಸರ್ಕಾರದ ಮಂತ್ರಿಮಂಡಳದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಪುರಸಭೆ ಮಾಜಿ ಸದಸ್ಯ ನಾಗರಾಜ ಹೊಂಬಳಗಟ್ಟಿ ಮಾತನಾಡಿ, ರಾಜ್ಯದಲ್ಲಿ ಲಿಂಗಾಯತಸಮುದಾಯದಲ್ಲಿಅತೀಹೆಚ್ಚುಜನಸಂಖ್ಯೆಯನ್ನುಹೊಂದಿರುವದು ಪಂಚಮಸಾಲಿ ಸಮಾಜದವರು. ಆದ್ದರಿಂದ ಮಂತ್ರಿಮಂಡಳದಲ್ಲಿ ಲಿಂಗಾಯತ ಕೋಟಾ ಅಡಿಯಲ್ಲಿ ಪಂಚಮಸಾಲಿ ಸಮಾಜದವರಿಗೆ ಹೆಚ್ಚಿನ ಪ್ರಧಾನ್ಯತೆ ನೀಡಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿಗಳ ಮಂತ್ರಿಮಂಡಳದಲ್ಲಿ ಡಾ.ವಿಜಯನಾಥ ಕಾಶಪ್ಪನವರಿಗೆ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವದರ ಮೂಲಕ ಪಂಚಮಸಾಲಿ ಸಮಾಜಕ್ಕೆ ಸಮಾಜಿಕ ನ್ಯಾಯ ಕಲ್ಪಿಸಿಕೊಡಬೇಕು ಎಂದು ಒತ್ತಾಹಿಸಿದರು.

ಈ ಸಂದರ್ಭದಲ್ಲಿ ಎ.ವೈ.ನವಲಗುಂದ, ಬಸವರಾಜ ದೇಸಾಯಿ, ಬಸವಂತಪ್ಪ ಮುದ್ದಿ, ಫಕ್ಕೀರಪ್ಪ ಉಳ್ಳಾಗಡ್ಡಿ, ಹಾಲನಗೌಡ ಅಮರಗೋಳ, ಮುಂತಾದವರಿದ್ದರು.



ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ: ಶಾಸಕ ಲಮಾಣಿ

ಲಕ್ಷ್ಮೇಶ್ವರ: ಪೋಷಕರು ಸರ್ಕಾರಿ ಕನ್ನಡ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ವಿದ್ಯೆ ಜೊತೆ ಉಚಿತವಾಗಿ ಎಲ್ಲ ಸೌಲಭ್ಯಗಳು ದೊರೆಯುತಿವೆ. ಆದಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಎಂದು ಶಾಸಕ ಡಾ.ಚಂದ್ರು ಲಮಾಣಿ ಸಲಹೆ ನೀಡಿದರು.

ಅವರು ಪಟ್ಟಣದ ಪಿಎಂ ಶ್ರೀ ಕೆಪಿಎಸ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.4 ರಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಿ ಮಾತನಾಡಿ, ಇದೀಗ ನಂ.4 ಶಾಲೆ ಪಿಎಂಶ್ರೀ ಶಾಲೆ ಜೊತೆಗೆ ಕರ್ನಾಟಕ ಪಬ್ಲಿಕ್ ಶಾಲೆಯಾಗಿದ್ದು, ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದ ಶಾಲೆಗಳಿಗೆ ಇದೀಗ ಎಲ್ಲ ಸೌಕರ್ಯ ಕಲ್ಪಿಸಲಾಗಿದ್ದು, ಪಟ್ಟಣದ ಪಿಎಂಶ್ರೀ ಕೆಪಿಎಸ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.4 ಕ್ಕೆ ದುರಸ್ತಿಗೆ 8 ಲಕ್ಷ ಬಂದಿದ್ದು, ಹೊಸ ಹೊಸ ಕಟ್ಟಡಗಳು ಮಂಜೂರಾಗುತ್ತವೆ. ಇನ್ನೂ ಅನೇಕ ಯೋಜನೆಗಳು ಕೆಪಿಎಸ್ ಶಾಲೆಗೆ ದೊರಕಲಿವೆ. ಏಳನೇ ತರಗತಿ ನಂತರ ಮಕ್ಕಳು ಸರ್ಕಾರಿ ಪ್ರೌಢ ಶಾಲೆಗೆ ಹೋಗಬೇಕು. ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿ ಫಲಿತಾಂಶ ಉತ್ತಮವಾಗಿದೆ. ಪಿಯುಸಿಗೂ ಕೂಡ ಸರ್ಕಾರಿ ಕಾಲೇಜಿಗೆ ಸೇರಿಸಬೇಕು ಎಂದರು.



ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಶಿವಾನಂದ ಚಕ್ರಸಾಲಿ, ಪ್ರವೀಣ ಬಾಳಿಕಾಯಿ, ಶಿಕ್ಷಣ ಸಂಯೋಜಕ ರಾಘವೇಂದ್ರ ಜೋಶಿ, ಎಂ.ಎನ್.ಭರಮಗೌಡರ, ಗೀತಾ ಹಳ್ಯಾಳ, ಎಸ್.ಸಿ.ಹಿರೇಮಠ, ಮುತ್ತಣ್ಣ ಹುಬ್ಬಳ್ಳಿ, ಬಸವರಾಜ ಯರಗುಪ್ಪಿ, ಉಮೇಶ ನೇಕಾರ, ಶ್ರೀನಿವಾಸ ಮತ್ತೂರ, ಸೋಮು ಉಮಚಗಿ, ನಾಗರಾಜ ಆಗಡಿ, ಪ್ರದೀಪ ಬೋವಿ, ರವಿ ಸುತಾರ, ಸೋಮು ಹಡಪದ, ತೇಜಶ್ವಿನಿ ಬೆಳವಿಗಿ, ಲಕ್ಷ್ಮವ್ವ ಸಂಶಿ, ಚೈತ್ರಾ ಹೊಂಗಲ, ಮುಖ್ಯೋಪಾಧ್ಯಾಯ ಎಚ್.ಬಿ.ಸಣ್ಣಮನಿ ಸ್ವಾಗತಿಸಿದರು. ರಾಘವೇಂದ್ರ ಜೋಶಿ ಪ್ರಾಸ್ತಾವಿಕ ಮಾತನಡಿದರು. ಎಸ್.ಬಿ.ಕುರಿ, ಜೆ.ಡಿ.ಹರಕೇರಿ, ಉಮೇಶ ನೇಕಾರ ನಿರೂಪಿಸಿದರು.

ದೇಶದ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ: ಸವಿತಾ



ಶಿರಹಟ್ಟಿ: ಪಟ್ಟಣದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ, ಪುಷ್ಪ ಮಳೆ ಗೈಯುವುದರ ಮೂಲಕ ಕಲಿಕೆಗೆ ಸ್ವಾಗತಿಸಲಾಯಿತು.

ಈ ವೇಳೆ ಪಪಂ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ಮಾತನಾಡಿ. ಸಮಾಜದಲ್ಲಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಮತ್ತು ದೇಶದ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಕಾಲ ಈಗ ದೂರವಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಅತ್ಯಾಧುನಿಕ ಸೌಲಭ್ಯಗಳ ಮೂಲಕ ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ ಎಂದು ಹೇಳಿದರು.

ಶಿರಹಟ್ಟಿ ಕ್ಲಸ್ಟರ್ ಸಿಆರ್‌ಪಿ ಎನ್.ಎನ್ ಸಾವಿರಕುರಿ ಮಾತನಾಡಿ. ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ಸಹ ಸಾಕ್ಷಿಯಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಇಂದು ಹೊಸ ಕಟ್ಟಡಗಳು, ಅತ್ಯಾಧುನಿಕ ಶೌಚಾಲಯಗಳು ಮತ್ತು ಪೂರಕವಾದ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಲಭ್ಯವಾಗುತ್ತಿದೆ. ಕಾರ್ಯಕ್ರಮಕ್ಕೆ ಶಿಕ್ಷಕರು ಬಹಳ ಉತ್ಸಾಹದಿಂದ ಮತ್ತು ವರ್ಣರಂಜಿತವಾಗಿ ಆಗಮಿಸಿದ್ದಾರೆ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಶ್ರಮ ಅನನ್ಯ ಎಂದರು.

ಈ ವೇಳೆ ಪ್ರಸಕ್ತ ಸಾಲಿನ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು.

ಈ ವೇಳೆ ಮುಖ್ಯ ಶಿಕ್ಷಕಿ ಆರ್.ಬಿ.ಪಲೇದ, ಉರ್ದು ಕ್ಲಸ್ಟರ್ ಸಿಆರ್‌ಪಿ.ಜಾಫರ ಬದಾಮಿ, ನೌಕರ ಸಂಘದ ನಿರ್ದೇಶಕ ಕಾಶಪ್ಪ ಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಯಾಸ್ಮಿನ ಶಿರಹಟ್ಟಿ, ಶಾಲೆ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಇದ್ದರು.

ದಕ್ಷಿಣ ಏಷ್ಯಾ ಅಟ್ಯಾ-ಪಟ್ಯಾ ಕ್ರೀಡೆಗೆ ಪ್ರೀತಿ ಬುಳ್ಳಾ ಆಯ್ಕೆ

ನರೇಗಲ್ಲ: ಬಾಂಗ್ಲಾದೇಶದಲ್ಲಿ ಜೂನ್ 2ರಿಂದ 4ರವರೆಗೆ ನಡೆಯಲಿರುವ 10ನೇ ದಕ್ಷಿಣ ಏಷ್ಯಾ ಅಟ್ಯಾ-ಪಟ್ಯಾ ಚಾಂಪಿಯನ್ಶಿಪನಲ್ಲಿ ಭಾಗವಹಿಸಲಿರುವ ಭಾರತೀಯ ಮಹಿಳಾ ತಂಡಕ್ಕೆ ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಪ್ರೀತಿ ಸುಭಾಷಚಂದ್ರ ಬುಳ್ಳಾ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಪ್ರದೇಶದ ಪ್ರತಿಭೆಯೊಬ್ಬರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶ ಪಡೆದಿರುವುದು ಜಕ್ಕಲಿ ಗ್ರಾಮ, ರೋಣ ತಾಲೂಕು ಹಾಗೂ ಗದಗ ಜಿಲ್ಲೆಗೆ ಹೆಮ್ಮೆಯ ಕ್ಷಣವಾಗಿದೆ.

ಬಾಂಗ್ಲಾದೇಶದ ಇಶ್ವರ್ದಿ-ಪಾಬ್ನಾ ನಗರದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಕಣಕ್ಕಿಳಿಯಲಿರುವ ಪ್ರೀತಿ ಬುಳ್ಳಾ, ಕರ್ನಾಟಕದ ಅಟ್ಯಾ-ಪಟ್ಯಾ ಕ್ರೀಡಾ ಕ್ಷೇತ್ರಕ್ಕೆ ಮತ್ತೊಂದು ಗರಿಮೆ ತಂದಿದ್ದಾರೆ.

ಪ್ರೀತಿ ಬುಳ್ಳಾ ಚೈತನ್ಯ ಕ್ರೀಡಾ ಸಂಸ್ಥೆಯಲ್ಲಿ ತರಬೇತಿ ಪಡೆದ ಆಯ್ಕೆ ಆಗಿದ್ದು ಅದಕ್ಕಾಗಿ ನರೇಗಲ್ಲ ಪಟ್ಟಣದ ಚೈತನ್ಯ ಕ್ರೀಡಾಸಂಸ್ಥೆಯಲ್ಲಿ ಮುಖ್ಯ ತರಬೇತುದಾರ ಮಹಮ್ಮದರಫೀಕ್ ರೇವಡಿಗಾರ, ಮಾರ್ಗದರ್ಶಕ ಶಿಕ್ಷಕರಾದ ವಿ.ಎ.ಕುಂಬಾರ ಹಾಗೂ ಆರ್.ಎಸ್.ನರೇಗಲ್ಲ ಅವರ ಮಾರ್ಗದರ್ಶನದಲ್ಲಿ ಕಳೆದ ಐದು ವರ್ಷಗಳಿಂದ ತರಬೇತಿ ಪಡೆಯುತ್ತಿದ್ದರು. ಈ ಅವಧಿಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ 10ಕ್ಕೂ ಹೆಚ್ಚು ಅಟ್ಯಾ-ಪಟ್ಯಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.



ಕ್ರೀಡಾಪಟುವಿನ ಸಾಧನೆಗೆ ನರೇಗಲ್ಲ ಅಭಿನವ ಪಿಯು ಕಾಲೇಜಿನ ಪ್ರಾಚಾರ್ಯೆ ಅನಸೂಯಾ ಪಾಟೀಲ ಹಾಗೂ ಸಿಬ್ಬಂದಿ ವರ್ಗ, ಚೈತನ್ಯ ಕ್ರೀಡಾ ಸಂಸ್ಥೆ ಅಧ್ಯಕ್ಷ ನಿಂಗರಾಜ ಬೇವಿನಕಟ್ಟಿ, ಕಾರ್ಯದರ್ಶಿ ಸಂತೋಷ ಯಳಮಲಿ, ಮುಖ್ಯ ತರಬೇತುದಾರ ಮಹಮ್ಮದ ರಫೀಕ್ ರೇವಡಿಗಾರ, ವಿ.ಎ.ಕುಂಬಾರ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಆರ್.ಎಸ್.ನರೇಗಲ್ಲ, ರಾಜ್ಯ ತರಬೇತುದಾರ ಕೆ.ಟಿ.ನಡುಮನಿ, ರಾಜ್ಯ ಅಟ್ಯಾ-ಪಟ್ಯಾ ಸಂಸ್ಥೆ ಕಾರ್ಯದರ್ಶಿ ಲಕ್ಷ್ಮಣ ಲಮಾಣಿ, ಪಿಎಸ್‌ಎಸ್ ಪ್ರಧಾನ ಗುರು ಸುರೇಶ ಮಲ್ಲನಗೌಡರ, ಉಮೇಶ ನವಲಗುಂದ, ಕಲ್ಮೇಶ ತೊಂಡಿಹಾಳ, ಕುಮಾರ ಬಾಲು ಕಳಕಣ್ಣವರ, ಮಾಂತೇಶ ಹೊನ್ನವಾಡ, ಮಹೇಶ ಸಂಕನಗೌಡ್ರ, ವಿಜಯಕುಮಾರ ಗೋದಿಗನೂರ, ಎಸ್.ಬಿ.ಗೂಳಪ್ಪನವರ, ಕರಿಅಶೋಕ ಬೇಟಗೇರಿ, ಸಂಗಮೇಶ ಮೆಣಸಗಿ, ಹಸನಸಾಬ ಕೊಪ್ಪಳ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಪುರಸಭೆಗೆ ಮುತ್ತಿಗೆ ಹಾಕಿದ ಸಾರ್ವಜನಿಕರು

ಲಕ್ಷ್ಮೇಶ್ವರ: ಪಟ್ಟಣದ ಕೌಡೇಶ್ವರ ನಗರದ ಪುರುಷ ಹಾಗೂ ಮಹಿಳೆಯರು ಸೇರಿ ಮಳೆಯಲ್ಲಿಯೇ ಪುರಸಭೆಗೆ ಮುತ್ತಿಗೆ ಹಾಕಿದ ಘಟನೆ ನಡೆದಿದ್ದು ಪುರಸಭೆ ಎದುರು ಕುಳಿತುಕೊಂಡು ಅಧಿಕಾರಿಗಳಿಗೆ ದಿಕ್ಕಾರ ಕೂಗಿದರು

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಅನೇಕ ವರ್ಷಗಳಿಂದ ಕೌಡೇಶ್ವರ ನಗರದಲ್ಲಿ ವಾಸಿಸುತ್ತಿದ್ದು ಇಲ್ಲಿ ಮೂಲಭೂತ ಸೌಲಭ್ಯ ವಂಚಿತವಾಗಿದೆ ಸರಿಯಾದ ರಸ್ತೆ ಚರಂಡಿ ನೀರು, ಸ್ವಚ್ಚತೆಯನ್ನೊದು ಮರೀಚಿಕೆ ಯಾಗಿದೆ,ಅಡ್ಡಾಡಲಿಕ್ಕೆ ತೊಂದರೆ ಆಗಿದ್ದು , ಚರಂಡಿಯನ್ನು ಸ್ವಚ್ಚತೆ ಮಾಡಲು ಯಾರು ಬರುವುದಿಲ್ಲ ರಸ್ತೆ ಎಲ್ಲಾ ಹದಗೆಟ್ಟಿದ್ದು ನಮ್ಮ ಗೋಳು ಕೇಳುವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.ಸ

ಪ್ರತಿಭಟನೆ ಸುದ್ದಿಗೆ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಸದ್ಯ ಚರಂಡಿ ನೀರು ಸರಾಗವಾಗಿ ಹರಿಯುವ ಹಾಗೆ ಸರಿಪಡಿಸುತ್ತೇವೆ. ರಸ್ತೆ ಗುಂಡಿಗಳನ್ನು



ಮುಚ್ಚಿಸುವ ಕೆಲಸ ಮಾಡುತ್ತೇನೆ ಎಂದ ಮೇಲೆ ಪ್ರತಿಭಟನೆ ವಾಪಸ್ ಪಡೆದ ಪ್ರತಿಭಟನಾಕಾರರು.

ಹನುಮಂತಪ್ಪ ಬಾಲೆಹೊಸೂರ, ನಾಗಪ್ಪ ಪೂಜಾರ, ಲಕ್ಷ್ಮಣ ಮುಳಗುಂದ, ಮಲ್ಲಪ್ಪ ಬನ್ನಿ, ಮೈಲಾರಪ್ಪ ಕೋರಿ, ಮಂಜಪ್ಪ ಪಡಗೇರಿ, ಬಸಣ್ಣ ಉಳ್ಳಟ್ಟಿ, ಗಂಗಮ್ಮ ಗೊಜಗೊಜಿ, ಲಕ್ಷ್ಮವ್ವ ಕೋರಿ, ದ್ಯಾಮವ್ವ ಗೊಜಗೊಜಿ, ರೇಣವ್ವ ಗೊರವರ, ಶಿವಲೀಲಾ ಬನ್ನಿ, ಸಂಕವ್ವ ಮುಳಗುಂದ, ರೇಣವ್ವ ಪೂಜಾರ, ಜಯಮ್ಮ ಕುಷ್ಟಗಿ, ರೇಖಾ ಮುಳಗುಂದ,ಶಿಲ್ಪಾ ಗೊಜಗೊಜಿ,ರತ್ನವ್ವ ಹೊಸಗೌಡ್ರ, ಯಲ್ಲವ್ವ ಉಳ್ಳಟ್ಟಿ,ಗೌರಮ್ಮ ತಹಶೀಲ್ದಾರ್ ಸೇರಿದಂತೆ ಅನೇಕರು ಇದ್ದರು.

2025ರಲ್ಲಿ ಚೊಚ್ಚಲ ಕಿರೀಟ | 2026ರಲ್ಲಿ ಚಾಂಪಿಯನ್ ಪಟ್ಟ ಭದ್ರ

ಮುಂದಿನ ಸಲವೂ ಕಪ್ ನಮ್ದೇ ?



ಬಹುಮಾನದ ಮೊತ್ತ

ಚಾಂಪಿಯನ್ ಆರ್‌ಸಿಬಿಗೆ **20** ಕೋಟಿ. ರೂ.

ರನ್ನರ್‌ಅಪ್ ಗುಜರಾತ್‌ಗೆ **12.5** ಕೋಟಿ. ರೂ.

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಐಪಿಎಲ್ 2026ರಲ್ಲೂ ಚಾಂಪಿಯನ್ ಆಗಿ ಇತಿಹಾಸ ಬರೆದಿದೆ. 2025ರಲ್ಲಿ ಮೊದಲ ಬಾರಿ ಟ್ರೋಫಿ ಗೆದ್ದು 18 ವರ್ಷದ ಕಾಯುವಿಕೆಗೆ ತೆರೆ ಎಳೆದಿದ್ದ ಆರ್‌ಸಿಬಿ, 2026ರಲ್ಲಿ ಮತ್ತೊಮ್ಮೆ ಪ್ರಶಸ್ತಿ ಗೆದ್ದು ಸತತ ಎರಡನೇ ಐಪಿಎಲ್ ಕಿರೀಟ ಮುಡಿಗೇರಿಸಿದೆ. ಚೊಚ್ಚಲ ಕಪ್ ಗೆದ್ದು, ಮುಂದಿನ ವರ್ಷವೂ ಕಪ್ ತನ್ನಲ್ಲೇ ಉಳಿಸಿಕೊಂಡ ಮೊದಲ ತಂಡವೆಂಬ ಸಾಧನೆಗೈದಿದೆ. ನಾಯಕ ರಜತ್ ಪಾಟಿದಾರ್ ನೇತೃತ್ವ, ಕೋಚ್ ಆಂಡಿ ಫ್ಲವರ್ ಅವರ ತಂತ್ರಗಾರಿಕೆ, ವಿರಾಟ್ ಕೊಹ್ಲಿಯ ಅನುಭವ, ಯುವ ಆಟಗಾರರ ನಿರ್ಭೀತ ಆಟ ಹಾಗೂ ಸಮತೋಲಿತ ಬೌಲಿಂಗ್ ದಾಳಿಯ ನೆರವಿನಿಂದ ಸಂಪೂರ್ಣ ಋತುವಿನಲ್ಲಿ ಪ್ರಭುತ್ವ ಸಾಧಿಸಿತು. ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಅಜೇಯ 75 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿ ಸಿಕ್ಸರ್ ಮೂಲಕ ಬೆಂಗಳೂರಿನ ಚಾಂಪಿಯನ್ ಪಟ್ಟವನ್ನು ಕಾಪಾಡಿದರು. ಪ್ರತಿ ಬಾರಿ ಅಭಿಮಾನಿಗಳ ಈ ಸಲ ಕಪ್ ನಮ್ದೇ ಎಂಬ ಅಭಿಮಾನದ ಮಂತ್ರವು ಸತ್ಯವಾಗಿದೆ. 2009, 2011 ಮತ್ತು 2016ರ ಫೈನಲ್ ಸೋಲುಗಳ ನೋವಿನಿಂದ ಹೊರಬಂದು, 2025 ಮತ್ತು 2026ರಲ್ಲಿ ಸತತ ಪ್ರಶಸ್ತಿ ಗೆಲ್ಲುವ ತನ್ನ ಹಣೆಬರಹ ಬದಲಿಸಿಕೊಂಡಿದೆ. ಆರ್‌ಸಿಬಿ ಕೇವಲ ಚಾಂಪಿಯನ್ ತಂಡವಲ್ಲ, ಐಪಿಎಲ್‌ನ ಹೊಸ ರಾಜವಂಶವಾಗಿದೆ. ಈಗ ಅಭಿಮಾನಿಗಳ ಪ್ರಶ್ನೆ ಒಂದೇ, ಆರ್‌ಸಿಬಿ ಹ್ಯಾಟ್ರಿಕ್ ಕಪ್ ಗೆಲ್ಲಬಹುದೇ?



ಹೊಸ ಅಧ್ಯಾಯದ ನಾಯಕ ರಜತ್


2025ರಲ್ಲಿ ನಾಯಕತ್ವ ವಹಿಸಿಕೊಂಡ ರಜತ್ ಪಾಟಿದಾರ್ ಮೊದಲ ವರ್ಷವೇ ಆರ್‌ಸಿಬಿಗೆ ಚೊಚ್ಚಲ ಕಿರೀಟ ತಂದುಕೊಟ್ಟಿದ್ದರು. ಹಲವರು ಅದನ್ನು ಒಂದು ಅದ್ಭುತ ಕ್ಷಣ ಎಂದುಕೊಂಡಿದ್ದರೂ, 2026ರಲ್ಲಿ ಮತ್ತೊಮ್ಮೆ ಟ್ರೋಫಿ ಗೆದ್ದು ಅದು ಕೇವಲ ಅದೃಷ್ಟವಲ್ಲ ಎಂಬುದನ್ನು ಸಾಬೀತು ಪಡಿಸಿದರು. ಮೈದಾನದಲ್ಲಿ ಶಾಂತ ಸ್ವಭಾವ, ಸ್ಪಷ್ಟ ನಿರ್ಧಾರಗಳು, ಆಟಗಾರರ ಮೇಲಿನ ವಿಶ್ವಾಸ ಅವರ ದೊಡ್ಡ ಶಕ್ತಿಯಾಯಿತು. ಕ್ವಾಲಿಫೈಯರ್-1ರಲ್ಲಿ ಗುಜರಾತ್ ವಿರುದ್ಧ ಕೇವಲ 33 ಎಸೆತಗಳಲ್ಲಿ ಅಜೇಯ 93 ರನ್ ಸಿಡಿಸಿ ತಂಡವನ್ನು ಫೈನಲ್‌ಗೆ ಕೊಂಡೊಯ್ದ ಪ್ರದರ್ಶನ ಈ ಋತುವಿನ ದೊಡ್ಡ ಟರ್ನಿಂಗ್ ಪಾಯಿಂಟ್.

ವಿರಾಟ್ ಕೊಹ್ಲಿ ಎಂಬ ಶಾಶ್ವತ ಶಕ್ತಿ

ಐಪಿಎಲ್ ಆರಂಭದಿಂದಲೇ ಆರ್‌ಸಿಬಿಯೊಂದಿಗೆ ಇರುವ ವಿರಾಟ್ ಕೊಹ್ಲಿ, 2026ರಲ್ಲೂ ತಂಡದ ಬೆನ್ನೆಲುಬಾಗಿದ್ದರು. ಈ ಋತುವಿನಲ್ಲಿ ಅವರು 165.84ರ ಸ್ಟ್ರೈಕ್‌ರೇಟ್ ಮತ್ತು 56.25ರ ಸರಾಸರಿಯಲ್ಲಿ 675 ರನ್‌ಗಳನ್ನು ಕಲೆಹಾಕಿ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಫೈನಲ್‌ನಲ್ಲಿ ಅಜೇಯ 75 ರನ್‌ಗಳ ಇನ್ನಿಂಗ್ಸ್ ಆಡಿ ಮತ್ತೊಮ್ಮೆ ದೊಡ್ಡ ಪಂದ್ಯಗಳ ಆಟಗಾರ ಎಂಬ ಖ್ಯಾತಿ ಉಳಿಸಿಕೊಂಡರು. ಒಂಬತ್ತು ಶತಕಗಳು, 68 ಅರ್ಧಶತಕಗಳು ಮತ್ತು 9,300ಕ್ಕೂ ಅಧಿಕ ಐಪಿಎಲ್ ರನ್‌ಗಳೊಂದಿಗೆ ಕೊಹ್ಲಿ ಲೀಗ್ ಇತಿಹಾಸದ ಅತ್ಯಂತ ಯಶಸ್ವಿ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ಕಳೆದ ಆವೃತ್ತಿಯಲ್ಲೂ 657 ರನ್ ಕಲೆಹಾಕಿ ಗೆಲುವಿನ ಹೀರೋ ಆಗಿದ್ದರು.



ಬ್ಯಾಕ್‌ರೂಮ್ ಹೀರೋಗಳು



ಆ್ಯಂಡಿ ಫ್ಲವರ್, ಮುಖ್ಯ ತರಬೇತುದಾರ

ಆರ್‌ಸಿಬಿಯ ಪರಿವರ್ತನೆಯ ಹಿಂದಿನ ಪ್ರಮುಖ ವ್ಯಕ್ತಿ ಎಂದರೆ ಮುಖ್ಯ ಕೋಚ್ ಆಂಡಿ ಫ್ಲವರ್. 2024ರಲ್ಲಿ ಜವಾಬ್ದಾರಿ ವಹಿಸಿಕೊಂಡ ಅವರು ಮೂರು ವರ್ಷಗಳಲ್ಲಿ ಎರಡು ಟ್ರೋಫಿಗಳನ್ನು ತಂದುಕೊಟ್ಟಿದ್ದಾರೆ. ಆಧುನಿಕ ಕ್ರಿಕೆಟ್ ಕಂಡ ಶ್ರೇಷ್ಠ ಕೋಚ್ ಎಂಬ ಪ್ರಸಿದ್ಧಿ ಪಡೆದಿರುವ ಫ್ಲವರ್ 3 ಆ್ಯಶಸ್, 1 ಟಿ20, 1 ಏಕದಿನ ವಿಶ್ವಕಪ್, 1 ದಿ ಹಂಡ್ರೆಡ್ ಮತ್ತು 2 ಐಪಿಎಲ್ ಕಪ್ ಗೆಲ್ಲಿಸಿಕೊಟ್ಟಿದ್ದಾರೆ.

ಮೊ ಬೋಬಾಟ್, ಕ್ರಿಕೆಟ್ ನಿರ್ದೇಶಕ

ಐಪಿಎಲ್ 2024ರಲ್ಲಿ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಮೊ ಬೋಬಾಟ್, ದೀರ್ಘಾವಧಿ ಯೋಜನೆ ರೂಪಿಸಿ ಸಮತೋಲಿತ ತಂಡ ಕಟ್ಟಿದರು. ಇವರು ಜಿಟಿ ವಿರುದ್ಧ ಕ್ವಾಲಿಫೈಯರ್ -1ಕ್ಕೂ ಮುಂಚಿತವಾಗಿ ಮಾತನಾಡಿದ ಕೆಲವು ಅಂಶಗಳು ಪಂದ್ಯದಲ್ಲಿ ಸಾಬೀತಾಗಿದ್ದವು. ಇಂಗ್ಲೆಂಡ್ ತಂಡದ ಏಕದಿನ, ಟಿ20 ಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆರ್‌ಸಿಬಿ ಸತತ 2ನೇ ಕಪ್ ಗೆಲುವಿನಲ್ಲಿ ಬೋಬಾಟ್ ಪಾತ್ರವೂ ಪ್ರಮುಖ.

ದಿನೇಶ್ ಕಾರ್ತಿಕ್, ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್

ಕಳೆದ ವರ್ಷ ಆರ್‌ಸಿಬಿ ಚೊಚ್ಚಲ ಕಪ್ ಗೆಲುವಿನ ರೂವಾರಿಗಳಲ್ಲಿ ಒಬ್ಬರಾಗಿದ್ದ ಜಿತೇಶ್ ಶರ್ಮಾ, ತಮ್ಮ ಆಟದ ಬದಲಾವಣೆಗೆ ಸಂಪೂರ್ಣ ಶ್ರೇಯ ದಿನೇಶ್ ಕಾರ್ತಿಕ್ ಅವರಿಗೆ ನೀಡಿದ್ದರು. ಕಾರ್ತಿಕ್ ಯುವ ಆಟಗಾರರಲ್ಲಿ ಆತ್ಮವಿಶ್ವಾಸ ತುಂಬಿದರು. ಅತಿಯಾದ ಬೋಧನೆ ಮಾಡದೆ ಆಟಗಾರರಿಗೆ ತಮ್ಮ ಸ್ವತಂತ್ರ ಚಿಂತನೆಗೂ ಅವಕಾಶ ನೀಡಿದ ಕಾರ್ತಿಕ್ ಅದ್ಭುತ ಬ್ಯಾಟಿಂಗ್ ಕೋಚ್ ಆಗಿ ಸಾಬೀತಾಗಿದ್ದಾರೆ. ಇವರು ಆರ್‌ಸಿಬಿ ಹಣೆಬರಹ ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮಾಲೋಲನ್ ರಂಗರಾಜನ್

ಸ್ಪಿನ್ ಬೌಲಿಂಗ್ ಕೋಚ್ (ಆರ್‌ಸಿಬಿ ಮಹಿಳಾ ತಂಡದ ಮುಖ್ಯ ಕೋಚ್), ಆಟಗಾರರ ಗುರುತಿಸುವ ಮ್ಯಾನೇಜರ್.
ರಂಗರಾಜನ್ ಆರ್‌ಸಿಬಿಗಾಗಿ ಪ್ರತಿಭೆಗಳನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮಿಳುನಾಡು ಮಾಜಿ ಸ್ಪಿನ್ನರ್ ಈಗ ಆರ್‌ಸಿಬಿ ಪುರುಷರ ಮತ್ತು ಮಹಿಳಾ ತಂಡಗಳ ಪ್ರಮುಖ ಅಂಗವಾಗಿದ್ದಾರೆ.

ಓಂಕಾರ್ ಸಾಳ್ವಿ, ಬೌಲಿಂಗ್ ಕೋಚ್

ಆರ್‌ಸಿಬಿ ಬೌಲಿಂಗ್ ವಿಭಾಗದ ರೂಪಾಂತರದ ಸಂಪೂರ್ಣ ಶ್ರೇಯ ಬೌಲಿಂಗ್ ತರಬೇತುದಾರ ಓಂಕಾರ್ ಸಾಳ್ವಿ ಅವರಿಗೆ ಸಲ್ಲುತ್ತದೆ. ರಣಜಿ ಟ್ರೋಫಿ ದಿನಗಳಿಂದಲೇ ನಾಯಕ ಪಾಟಿದಾರ್ ಮತ್ತು ಓಂಕಾರ್ ಒಡನಾಟ ಹೊಂದಿದ್ದಾರೆ. ಪ್ರತಿ ಬೌಲರ್ ಪ್ರದರ್ಶನದ ಮೇಲೆ ಸಾಳ್ವಿ ಗಮನಹರಿಸುತ್ತಾರೆ.



ಗೆಲುವಿನ ರೂವಾರಿಗಳು (ಪಂದ್ಯಶ್ರೇಷ್ಠ)

ಜೇಕಬ್ ಡಫಿ
(ಮಾ.28: ಸನ್‌ರೈಸರ್ಸ್ ವಿರುದ್ಧ)
6 ಪಂದ್ಯ, 9 ವಿಕೆಟ್, ಅತ್ಯುತ್ತಮ ಸನ್‌ರೈಸರ್ಸ್ ವಿರುದ್ಧ 22ಕ್ಕೆ 3.

ಟಿಮ್ ಡೇವಿಡ್
(ಏ.5: ಚೆನ್ನೈ ವಿರುದ್ಧ)
15 ಇನ್ನಿಂಗ್ಸ್, 305 ರನ್, ಅತ್ಯುತ್ತಮ ಚೆನ್ನೈ ವಿರುದ್ಧ 70*

ಫಿಲ್ ಸಾಲ್ಟ್
(ಏ.12: ಮುಂಬೈ ವಿರುದ್ಧ)
6 ಇನ್ನಿಂಗ್ಸ್, 202 ರನ್, ಅತ್ಯುತ್ತಮ ಮುಂಬೈ ವಿರುದ್ಧ 78.

ಜೋಶ್ ಹೆಜೆಲ್‌ವುಡ್
(ಏ.15: ಲಖನೌ ವಿರುದ್ಧ)
ಏ.27: ದಿಲ್ಲಿ ವಿರುದ್ಧ ಜೋಶ್ ಹೆಜೆಲ್‌ವುಡ್. 13 ಪಂದ್ಯ, 15 ವಿಕೆಟ್, ಅತ್ಯುತ್ತಮ ದಿಲ್ಲಿ ವಿರುದ್ಧ 12ಕ್ಕೆ 4

ವಿರಾಟ್ ಕೊಹ್ಲಿ
(ಏ.24: ಗುಜರಾತ್ ವಿರುದ್ಧ, ಮೇ 13: ಕೋಲ್ಕತ ವಿರುದ್ಧ, ಮೇ 31: ಫೈನಲ್, ಗುಜರಾತ್ ವಿರುದ್ಧ)
16 ಇನ್ನಿಂಗ್ಸ್, 675 ರನ್, ಅತ್ಯುತ್ತಮ ಕೋಲ್ಕತ ವಿರುದ್ಧ ಅಜೇಯ 105 ರನ್. ಫೈನಲ್‌ನಲ್ಲಿ ಗುಜರಾತ್ ವಿರುದ್ಧ ಅಜೇಯ 75 ರನ್.

ಭುವನೇಶ್ವರ್ ಕುಮಾರ್
(ಮೇ 10: ಮುಂಬೈ ವಿರುದ್ಧ)
16 ಪಂದ್ಯ, 28 ವಿಕೆಟ್, ಅತ್ಯುತ್ತಮ ಮುಂಬೈ ವಿರುದ್ಧ 23ಕ್ಕೆ 4.

ವೆಂಕಟೇಶ್ ಅಯ್ಯರ್
(ಮೇ 17: ಪಂಜಾಬ್ ವಿರುದ್ಧ)
6 ಇನ್ನಿಂಗ್ಸ್, 209 ರನ್, ಅತ್ಯುತ್ತಮ ಪಂಜಾಬ್ ವಿರುದ್ಧ 73*

ರಜತ್ ಪಾಟಿದಾರ್
(ಮೇ 26: ಕ್ವಾಲಿಫೈಯರ್-1, ಗುಜರಾತ್ ವಿರುದ್ಧ)
14 ಇನ್ನಿಂಗ್ಸ್, 501 ರನ್, ಕ್ವಾಲಿಫೈಯರ್ -1ರಲ್ಲಿ ಜಿಟಿ ವಿರುದ್ಧ ಅಜೇಯ 93 ರನ್.







ವಿರಾಟ್ ಕೊಹ್ಲಿ ಆರ್‌ಸಿಬಿ ಡ್ರೆಸ್ಸಿಂಗ್ ಕೊಠಡಿಯ ಹಾರ್ಟ್‌ಬೀಟ್
■ **ಆ್ಯಂಡಿ ಫ್ಲವರ್**, ಮುಖ್ಯ ಕೋಚ್

2025ರ ಚೊಚ್ಚಲ ಕಪ್ ಗೆದ್ದಿದ್ದರಿಂದ ಈ ಬಾರಿ ಒತ್ತಡ ಕಡಿಮೆ, ಮೈದಾನದಲ್ಲಿ ಗೆಲ್ಲುತ್ತೇವೆಂಬ ಆತ್ಮವಿಶ್ವಾಸ ಹೆಚ್ಚಿತ್ತು
■ **ವಿರಾಟ್ ಕೊಹ್ಲಿ**, ಐಕಾನ್ ಆಟಗಾರ

ಇಲ್ಲಿಗೆ ಫೈನಲ್ ಆಡಲು ಬಂದಾಗ ಕಳೆದ ವರ್ಷ ಪ್ರಶಸ್ತಿ ಗೆದ್ದ ನೆನಪುಗಳಿದ್ದವು. ಆದರೆ ನಾವು ಪ್ರಸ್ತುತ ಆಟದ ಮೇಲೆ ಗಮನಹರಿಸಿದ್ದೆವು. ಈ ವರ್ಷ ನಾವೆಲ್ಲೇ ಹೋದರೂ ಅಭಿಮಾನಿಗಳು ತವರಿನ ಅಂಗಣದ ಅನುಭವ ಸೃಷ್ಟಿಸಿದ್ದರು.
■ **ರಜತ್ ಪಾಟಿದಾರ್**, ನಾಯಕ

675 ರನ್ ಸ್ಕೋರ್ ಮಾಡಿದ ವಿರಾಟ್ ಕೊಹ್ಲಿ

28 ವಿಕೆಟ್ ಭುವನೇಶ್ವರ್ ಕುಮಾರ್ ಪಡೆದ ವಿಕೆಟ್

ಚೊಚ್ಚಲ ಕಪ್ ಬಳಿಕ ಪಟ್ಟ ಉಳಿಸಿಕೊಂಡ ಮೊದಲ ತಂಡ

18 ವರ್ಷ ಬಳಿಕ ಕಪ್ ಗೆದ್ದ ಆರ್‌ಸಿಬಿ, 2026ರಲ್ಲಿ ಕಪ್ ತನ್ನಲ್ಲೇ ಉಳಿಸಿದೆ.

ಕಪ್ ಉಳಿಸಿಕೊಂಡ 3ನೇ ಚಾಂಪಿಯನ್

ಚೆನ್ನೈ (2010, 2011), ಮುಂಬೈ (2019, 2020), ಆರ್‌ಸಿಬಿ (2025, 2026).

ಸತತ 2 ಆವೃತ್ತಿಗಳಲ್ಲಿ ಕಪ್ ಗೆದ್ದ ನಾಯಕರು

ಎಂಎಸ್ ಧೋನಿ (2010, 2011), ರೋಹಿತ್ ಶರ್ಮಾ (2019, 2020), ರಜತ್ ಪಾಟಿದಾರ್ (2025, 2026).

ಪ್ರಶಸ್ತಿ ವಿಜೇತರು

ಉದಯೋನ್ಮುಖ ಆಟಗಾರ: ವೈಭವ್ ಸೂರ್ಯವಂಶಿ (ರಾಜಸ್ಥಾನ)
ಸೂಪರ್ ಸ್ಟ್ರೈಕರ್: ವೈಭವ್ ಸೂರ್ಯವಂಶಿ (ರಾಜಸ್ಥಾನ)
ಸೂಪರ್ ಸಿಕ್ಸರ್: ವೈಭವ್ ಸೂರ್ಯವಂಶಿ (ರಾಜಸ್ಥಾನ)
ಅತ್ಯಧಿಕ ಬೌಂಡರಿ: ಸಾಯಿ ಸುದರ್ಶನ್ (ಗುಜರಾತ್)
ಹಸಿರು ಡಾಟ್ ಬಾಲ್ಸ್: ಮೊಹಮ್ಮದ್ ಸಿರಾಜ್ (ಗುಜರಾತ್), 172 ಡಾಟ್ ಬಾಲ್ಸ್ (ನೆಟ್ಟ ಗಿಡಗಳು 3,268)
ಅತ್ಯುತ್ತಮ ಕ್ಯಾಚ್: ಮನೀಶ್ ಪಾಂಡೆ (ಆರ್‌ಸಿಬಿ–ಕೆಕೆಆರ್ – ಟಿಮ್ ಡೇವಿಡ್ ಅವರ ಕ್ಯಾಚ್)
ಫೇರ್‌ಪ್ಲೇ: ಪಂಜಾಬ್ ಕಿಂಗ್ಸ್
ನೇರಳೆ ಟೋಪಿ: ಕಗಿಸೋ ರಬಾಡ (ಗುಜರಾತ್), 29 ವಿಕೆಟ್.
ಕಿತ್ತಳೆ ಟೋಪಿ: ವೈಭವ್ ಸೂರ್ಯವಂಶಿ (ರಾಜಸ್ಥಾನ), 776 ರನ್
ಅತ್ಯಧಿಕ ಮೌಲ್ಯದ ಆಟಗಾರ: ವೈಭವ್ ಸೂರ್ಯವಂಶಿ (ರಾಜಸ್ಥಾನ)
ಶ್ರೇಷ್ಠ ಪಿಚ್(ಕನಿಷ್ಠ 5+ ಪಂದ್ಯಗಳು): ಬಂಗಾಳ ಕ್ರಿಕೆಟ್ ಅಸೋಸಿಯೇಷನ್
ಶ್ರೇಷ್ಠ ಪಿಚ್(4ಕ್ಕಿಂತ ಕಡಿಮೆ ಪಂದ್ಯ): ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್





15ರ ಪೋರ, 5 ಪ್ರಶಸ್ತಿ ಗೆದ್ದ ವೀರ!

15ನೇ ವಯಸ್ಸಿನಲ್ಲೇ ವೈಭವ್ ಸೂರ್ಯವಂಶಿ ದೇಶದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ಪ್ರತಿನಿಧಿಸಿದ ಅವರು 16 ಪಂದ್ಯಗಳಲ್ಲಿ 776 ರನ್ ಗಳಿಸಿ ಕಿತ್ತಳೆ ಕ್ಯಾಪ್ ಗೆದ್ದರು. 237ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟಿಂಗ್ ಮಾಡಿ 72 ಸಿಕ್ಸರ್‌ಗಳನ್ನು ಸಿಡಿಸಿ ದಾಖಲೆ ಬರೆದರು. ಭಯವಿಲ್ಲದ ಆಕ್ರಮಣಕಾರಿ ಶೈಲಿ ಮತ್ತು ನಿರಂತರ ಪ್ರದರ್ಶನದಿಂದ ಕ್ರಿಕೆಟ್ ಜಗತ್ತಿನ ಗಮನ ಸೆಳೆದರು. ಕೇವಲ ರನ್‌ಗಳಷ್ಟೇ ಅಲ್ಲ, ಹೊಸ ತಲೆಮಾರಿನ ಭಾರತೀಯ ಕ್ರಿಕೆಟ್‌ನ ಭರವಸೆಯ ತಾರೆಯಾಗಿ ತಮ್ಮನ್ನು ಸಾಬೀತುಪಡಿಸಿದರು. ಇವರು ಐಪಿಎಲ್ 2026ರಲ್ಲಿ 5 ಪ್ರಶಸ್ತಿಗಳನ್ನು ಬಾಚಿಕೊಂಡರು.

ಮೃತ ಅಭಿಮಾನಿಗಳಿಗೆ 2ನೇ ಕಪ್ ಸಮರ್ಪಣೆ

ಈ ಬಾರಿಯ ಆರ್‌ಸಿಬಿ ಟ್ರೋಫಿಯನ್ನು 2025ರ ಚೊಚ್ಚಲ ಐಪಿಎಲ್ ಕಪ್ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳಿಗೆ ಸಮರ್ಪಿಸಿದರು. ಅವರೂ ನಮ್ಮ ಕುಟುಂಬದ ಸದಸ್ಯರು ಎಂದು ಹೇಳಿದ ಪಾಟಿದಾರ್, ಆರ್‌ಸಿಬಿ ಗೆಲುವಿಗೆ ಭಾವನಾತ್ಮಕ ಅರ್ಥ ನೀಡಿದ್ದಾರೆ.

ವಿಕ್ಟರಿ ಪರೇಡ್ ಇಲ್ಲ: ಆರ್‌ಸಿಬಿ

ಬೆಂಗಳೂರು: 2025ರ ಕಪ್ ಕಾಲ್ತುಳಿತ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಆರ್‌ಸಿಬಿ ಈ ಬಾರಿ ವಿಕ್ಟರಿ ಪರೇಡ್ ನಡೆಸದಿರಲು ನಿರ್ಧರಿಸಿದೆ. ಸಾರ್ವಜನಿಕ ಸಂಭ್ರಮಾಚರಣೆ ಇಲ್ಲವೆಂದೂ, ತಮ್ಮ ತಮ್ಮ ಮನೆಯೊಳಗೆ ಸಂಭ್ರಮಾಚರಣೆ ನಡೆಸಬೇಕೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಲಹೆ ನೀಡಿದ್ದರು. ಆದರೂ ಆರ್‌ಸಿಬಿ ಫೈನಲ್‌ನಲ್ಲಿ ಗೆದ್ದಾಕ್ಷಣ ಅಭಿಮಾನಿಗಳು ರಸ್ತೆಗಿಳಿದು ಸಂಭ್ರಮಿಸಿದ್ದಾರೆ. ಭಾನುವಾರ ರಾತ್ರಿ ವಿಕ್ಟರಿ ಪರೇಡ್ ಇರುವುದಿಲ್ಲ ಎಂದು ಆರ್‌ಸಿಬಿ ಸ್ಪಷ್ಟಪಡಿಸಿದೆ.

ವಿಶ್ವಕಪ್ ನೇರಪ್ರಸಾರ ಹಕ್ಕು ಖರೀದಿಸಿದ ಝೀ

ಹೊಸದಿಲ್ಲಿ: ಫೀಫಾ ವಿಶ್ವಕಪ್ 2026ರ ನೇರಪ್ರಸಾರದ ಹಕ್ಕನ್ನು ಝೀ ಎಂಟರ್‌ಟೈನ್‌ಮೆಂಟ್ ಅಂದಾಜು 320 ಕೋಟಿ ರೂ.ಗೆ ಖರೀದಿಸಿದ್ದು, ಕೊನೆಗೂ ಭಾರತದಲ್ಲಿ ಯಾರು ನೇರಪ್ರಸಾರ ಮಾಡಲಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಇದು ಭಾರತೀಯ ಫುಟ್ಬಾಲ್ ಅಭಿಮಾನಿಗಳಲ್ಲಿ ನಿರಾಳತೆ ಮೂಡಿಸಿದೆ. ಕ್ರೀಡಾ ನೇರಪ್ರಸಾರದಿಂದ ದಶಕಗಳ ಕಾಲ ದೂರ ಉಳಿದಿದ್ದ ಝೀ ತನ್ನ ಹೊಸ ಯೂನಿಟ್8 ಸ್ಪೋರ್ಟ್ಸ್ ಟಿವಿ ವಾಹಿನಿ ಪರಿಚಯಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಝೀ-5ನಲ್ಲೂ ಪ್ರಸಾರವಾಗಲಿದೆ.

ಫ್ರೆಂಚ್ ಓಪನ್: 2ನೇ ಸುತ್ತಿಗೆ ಮಾಯಾ

ಪ್ಯಾರಿಸ್: ಫ್ರೆಂಚ್ ಓಪನ್ 2026 ಕಿರಿಯ ಬಾಲಕಿಯರ ವಿಭಾಗದಲ್ಲಿ ಮಿಂಚಿದ ಭಾರತದ ಮಾಯಾ ರಾಜೇಶ್ವರನ್ 2ನೇ ಸುತ್ತನ್ನು ಪ್ರವೇಶಿಸಿದ್ದಾರೆ. ಮಾಯಾ ಚೀನಾದ ಯಿಹಾನ್ ಕ್ಯೂರನ್ನು 6-4, 2-6, 6-1ರಿಂದ ಮಣಿಸಿದ್ದಾರೆ.
ಹೊರಬಿದ್ದ ಸ್ವಿಯಾಟೆಕ್: ಭಾನುವಾರ ತಡರಾತ್ರಿ ಉಕ್ರೇನ್‌ನ ಮಾರ್ತಾ ವಿರುದ್ಧ 5-7, 1-6 ನೇರ ಸೆಟ್‌ಗಳಿಂದ ಸೋತ ನಾಲ್ಕು ಬಾರಿಯ ಚಾಂಪಿಯನ್ ಪೋಲೆಂಡ್ ಆಟಗಾರ್ತಿ ಇಗಾ ಹೊರಬಿದ್ದಿದ್ದಾರೆ.

ಜೂ.6ರಿಂದ ಆಫ್ಘಾನ್ ಸರಣಿ


ಮುಂಬೈ: ಐಪಿಎಲ್ ಮುಕ್ತಾಯಗೊಂಡಿದ್ದು, ಶುಭ್ಮನ್ ಗಿಲ್ ನೇತೃತ್ವದ ಭಾರತ ತಂಡ ಜೂ.6ರಿಂದ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ತವರಿನ ಸರಣಿಯಲ್ಲಿ ವ್ಯಸ್ತವಾಗಲಿದೆ. ಜೂ.6ರಂದು 10ರವರೆಗೆ ಚಂಡೀಗಢದಲ್ಲಿ ಭಾರತ ಏಕೈಕ ಟೆಸ್ಟ್ ಪಂದ್ಯ ಆಡಲಿದೆ. ಟೆಸ್ಟ್ ಮತ್ತು ಟಿ20 ನಿವೃತ್ತಿ ಪಡೆದ ತಾರಾ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನಗಳಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜೂ.13ರಿಂದ ಏಕದಿನ ಸರಣಿ ಆರಂಭವಾಗಲಿದೆ.

ಗುಜರಾತ್ ಬಸ್‌ನಲ್ಲಿ ಬೆಂಕಿ!

ಅಹಮದಾಬಾದ್: ಐಪಿಎಲ್ ಫೈನಲ್ ಸೋತ ಬಳಿಕ ಟೈಟಾನ್ಸ್ ತಂಡ ಪ್ರಯಾಣಿಸುತ್ತಿದ್ದ ಟೀಮ್ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಎಲ್ಲಾ ಆಟಗಾರರನ್ನು ಸುರಕ್ಷಿತ ಸ್ಥಳಾಂತರ ಮಾಡಿದ್ದರಿಂದ, ಯಾವುದೇ ಹಾನಿಯಾಗಿಲ್ಲ. ಸ್ಟೇಡಿಯಂನಿಂದ ಹೋಟೆಲ್‌ಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪರ್ಯಾಯ ಬಸ್ ವ್ಯವಸ್ಥೆ ಮಾಡಿ ಆಟಗಾರರನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಪದಬಂಧ

ರಾಜಾ ಸಂಗಮೇಶ ಹಿರೇಮಠ



6002

ಎಡದಿಂದ ಬಲಕ್ಕೆ
3.ಬಡ್ಡಿ ಕೊಡಲು ಒಡ್ಡಿದ ಆಕ್ಷೇಪಣೆ (2)
4.ವಿಷ್ಣು ಆದಿಶೇಷನ ಮೇಲೆ ಮಲಗಿರುವ ಭಂಗಿ (6)
7.ಕಡಲು ಹೀಗೆ ಟಿಸಿಲೊಡೆದಿದೆಯೆ? (3)
8.ಚಪಾತಿ ಮಾಡಲು ನಾದಿದ ಹಿಟ್ಟು (3)
9.ಎಳೆಯುತ್ತಿರುವ ದೇವರ ರಥ (2)
10.ಯೋಗ್ಯ ವ್ಯಕ್ತಿಯೀತ (2)
12.ಪ್ರಾಣಿಗಳ ಮೈಮೇಲಿನ ಚರ್ಮ (3)
14.ನರಗಳನ್ನು ಸರಿಪಡಿಸಿಕೊಂಡದ್ದು ಈ ಪಟ್ಟಣದಲ್ಲಿ (3)
15.ಜೀವನವನ್ನು ನಡೆಸುವ ವಿಧಾನ (6)
18.ಕೊರೆದು ಮಾಡಿದ ತೂತು (2)

ಮೇಲಿನಿಂದ ಕೆಳಕ್ಕೆ
1.ಹೆತ್ತವರ ತಂದೆ ತಲೆಕೆಳಗಾಗಿದ್ದಾನೆ (2)
2.ಇದ್ದಕ್ಕಿದ್ದಂತೆ ಕಾಣದಂತೆ ಹೋಗು (2)
3.ವಿನಿಮಯದ ಸಮಾನಪದ (6)
5.ಬಾಲ್ಯ ಕಳೆದ ಯುವಕ (3)
6.ಅಸಲಿನ ಇನ್ನೊಂದು ಪ್ರತಿ (3)
8.ಅತಿ ಪ್ರೀತಿಯ ಸಂತಾನವನ್ನು ಹೀಗೆನ್ನಬಹುದು (6)
11.ಫಲವತ್ತಲ್ಲದ್ದು ತಲೆಕೆಳಗಾಗಿದೆ (3)
13.ದಪ್ಪಗಿರುವ ಗಂಡುಕೋತಿ (3)
16.ಈತ ಕೆಟ್ಟ ಸ್ವಭಾವದವನು (2)
17.ಋಷಿ ಪದದ ತದ್ಭವರೂಪ (2)

6001 ಉತ್ತರ

ಎಡದಿಂದ ಬಲಕ್ಕೆ:
2.ಆತ್ಮದ್ರೋಹ 5.ಗೆಡ್ಡೆ
5.ಕ್ರಮೇಣ 6.ಗೋಲಿಬಾರು
8.ದಾರಿತಪ್ಪು 10.ಅದಾಲತ್ತು
12.ರಸಾಯನ 14.ತೋರಿಕೆ
16.ಕೋಣೆ 17.ತಕರಾರು

ಮೇಲಿನಿಂದ ಕೆಳಕ್ಕೆ :
1.ಕೋಣ 2.ಆಕ್ರಮಿತ
3.ಹರಿಗೋಲು
4.ಬಾಡಿಗೆ 7.ರುಷುವತ್ತು
8.ದಾಹೋತ್ತರ 9.ಜನಮತ
11.ದಾರಿತೋರು 13.ಸಾರಣೆ
15.ಕೆಡು

ಕಿರುಸುದ್ದಿ

ಗಾಳಿ ಮಳೆ: ನೆಲಕ್ಕುರುಳಿದ ಮೊಬೈಲ್ ಟವರ್



ಶಿಗ್ಗಾವಿ: ಗಾಳಿ ಮಳೆಗೆ ಜಿಯೋ ಮೊಬೈಲ್ ಟವರೊಂದು ಲಾರಿ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕನೋರ್ವ ಗಾಯಗೊಂಡ ಘಟನೆ ಶಿಗ್ಗಾವಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶ್ಯಾಡಂಬಿ ಗ್ರಾಮದ ಹತ್ತಿರ ಸೋಮವಾರ ಸಂಜೆ ನಡೆದಿದೆ.

ರಭಸದ ಗಾಳಿಗೆ ಟವರ್ ಮುಗುಚಿ ಬಿದ್ದಿದ್ದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಟವರ್ ಇದ್ದ ಕಾರಣ ಅದೇ ವೇಳೆಯಲ್ಲಿ ಲಾರಿಯೊಂದು ರಸ್ತೆಯಲ್ಲಿ ಬಂದ ಪರಿಣಾಮ ಲಾರಿಯ ಮೇಲೆ ಟವರ್ ಬಿದ್ದು ಲಾರಿ ಚಾಲಕನು ಸಿಲುಕಿ, ಚಾಲಕನ ಕೈ ಮುಂಗೈ ಬೆರಳು ಕಟ್ ಆಗಿದ್ದು ಜೊತೆಗೆ ದೇಹಕ್ಕೆ ಸಣ್ಣ ಸಣ್ಣ ಗಾಯಗಳಾಗಿವೆ. ಚಾಲಕನನ್ನ ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಕಳುಹಿಸಲಾಗಿದೆ. ಸ್ಥಳಕ್ಕೆ ತಡಸ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಶ್ವ ಹಾಲು ದಿನಾಚರಣೆ



ಹಾವೇರಿ : ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಸೋಮವಾರ ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ, ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ನಂದಿನಿ ಸುವಾಸಿತ ಹಾಲನ್ನು ವಿತರಿಸುವ ಮೂಲಕ ಅಂತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್. ಎನ್. ಗಾಜಿಗೌಡ್ರ, ಹಾವೇರಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕೊಟ್ರೇಶಪ್ಪ ಬಸೇಗಣ್ಣಿ, ಮಳ್ಳಪ್ಪ ನಿಂಗಜ್ಜನವರ, ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ಹಾವೇರಿ ತಾಲೂಕಿನ ನಿರ್ದೇಶಕ ಬಸವೇಶಗೌಡ ಪಾಟೀಲ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಎಸ್.ಎಂ ಇತರರು ಉಪಸ್ಥಿತರಿದ್ದರು.

ಮಳೆಗೆ ಬೆಳೆ ಹಾನಿ



ಶಿಗ್ಗಾವಿ: ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸುರಿದ ಆಲೇಕಲ್ಲು ಮಳೆ ಮತ್ತು ಗಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಹೀರಿಕಾಯಿ ಬೆಳೆಯು ಸಂಪೂರ್ಣ ನೆಲಕಚ್ಚಿರುವುದು.

ಶಿಗ್ಗಾವಿ : ಸೋಮವಾರ ಸಂಜೆ ಸುರಿದ ಆಲೇಕಲ್ಲು ಮಳೆ ಮತ್ತು ಗಾಳಿಗೆ ಒಟ್ಟು ಎರಡು ಎಕರೆಯಲ್ಲಿ ಬೆಳೆದಿದ್ದ ಹೀರಿಕಾಯಿ ತರಕಾರಿ ಬೆಳೆಯು ಹಾಳಾದ ಘಟನೆ ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ಜರುಗಿದೆ.

ಹಿರೇಮಣಕಟ್ಟಿ ಗ್ರಾಮದ ರೈತ ಬಸವರಾಜ ಅರ್ಜಪ್ಪ ತಡಿ ಹಾಗೂ ಚಿಕ್ಕಮಣಕಟ್ಟಿ ಗ್ರಾಮದ ರಾಮಪ್ಪ ಪರಪ್ಪ ಕರಡಿ ಎಂಬುವವರು ತಲಾ ಒಂದೊಂದು ಎಕರೆಯಲ್ಲಿ ಬೆಳೆದಿದ್ದ ಹೀರಿಕಾಯಿಯು ರಭಸದ ಗಾಳಿ ಮತ್ತು ಆಲೇಕಲ್ಲು ಮಳೆಗೆ ಸಂಪೂರ್ಣ ನೆಲಕಚ್ಚಿದ್ದು, ಹೂ ಬಿಡುವ ಹಂತದಲ್ಲಿದ್ದ ಬೆಳೆ ಸಂಪೂರ್ಣ ಹಾಳಾಗಿದೆ ಎಂದು ರೈತ ಬಸವರಾಜ ಕರಡಿ ತಿಳಿಸಿದ್ದಾರೆ.

ಸ್ಥಳಕ್ಕೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಆಗಮಿಸಿ ಪರಿಹಾರವನ್ನ ನೀಡಬೇಕು ಎಂದು ರೈತ ಮುಖಂಡ ಹಾಗೂ ಕನ್ನಡಪ ಹೋರಾಟಗಾರ ರವಿ ಕಡಕೋಳ ಆಗ್ರಹಿಸಿದ್ದಾರೆ.



ಹಾವೇರಿ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆಸ್ಪತ್ರೆ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಥಾಕ್ಕೆ ನ್ಯಾಯಾಧೀಶರಾದ ಎಂ.ಜಿ. ಶಿವಳ್ಳಿ ಚಾಲನೆ ನೀಡಿದರು.

ಶಾಲಾ ಪ್ರಾರಂಭೋತ್ಸವ: ಗಮನ ಸೆಳೆದ ಅಕ್ಷರ ಬಂಡಿ

ಹಾವೇರಿ : ಬಲೂನು, ಜೂಲ, ಕೊಂಬರಸುಗಳಿಂದ ಮಿಂಚುವ ಎತ್ತುಗಳು, ಶೃಂಗರಿಸಿದ ಚಕ್ಕಡಿಯಲ್ಲಿ, ಮಾವಿನ ತೋರಣ, ಬಲೂನು, ಬಾಳೆಕಂಬಗಳಿಂದ ರಂಗೇರಿದ್ದ ಚಕ್ಕಡಿಯಲ್ಲಿ 'ಅಕ್ಷರ ಬಂಡಿ' ಮೂಲಕ ಅರ್ಥಪೂರ್ಣ ಶಾಲಾ ಪ್ರಾರಂಭೋತ್ಸವಕ್ಕೆ ತಾಲೂಕಿನ ಮಾಚಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮವಾರ ಸಾಕ್ಷಿಯಾಯಿತು. ಊರಿನ ಬೀದಿಗಳಲ್ಲಿ ಮಕ್ಕಳೇ ಶಾಲೆಗೆ ಬನ್ನಿರಿ, ಶಾಲಾ ಪ್ರಾರಂಭವಾಗಿದೆ ಎಂಬ ಘೋಷಣೆ ಕೂಗುತ್ತಾ ಗ್ರಾಮದ ಸಾಗಿದ ಗ್ರಾಮಸ್ಥರು, ಮಕ್ಕಳು, ಎಸ್ಡಿಎಂಸಿ ಸದಸ್ಯರು ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ವಿಶೇಷ ಜಾಗೃತಿಯಲ್ಲಿ ಪಾಲ್ಗೊಂಡು ಗ್ರಾಮಸ್ಥರಲ್ಲಿ ಶಿಕ್ಷಣದ ಅರಿವು ಮೂಡಿಸಿದರು.ಈ ವೇಳೆ ಗ್ರಾಪಂ ಸದಸ್ಯ ಷಣ್ಮುಖಪ್ಪ ತಿಮ್ಮೇನಹಳ್ಳಿ ಮಾತನಾಡಿದರು. ಪುಟ್ಟಪ್ಪ ತಿಮ್ಮೇನಹಳ್ಳಿ, ಮಂಜುನಾಥ ಕಡ್ಲಿ, ನಾಗನಗೌಡ ಹನಮಗೌಡ್ರ, ಮತ್ತಿತರರು ಮಾತನಾಡಿದರು. ಈ ವೇಳೆ 2025-26ನೇ ಸಾಲಿನಲ್ಲಿ ಏಳನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಬಹುಮಾನ ನೀಡಿ, ಗೌರವಿಸಲಾಯಿತು.ಅಲ್ಲದೇ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪುಟ್ಟಪ್ಪ ಗೋಪಾಳ, ಬಾಬಣ್ಣ ತಿಮ್ಮೇನಹಳ್ಳಿ, ನಾಗಪ್ಪ ಸೋಮಣ್ಣನವರ, ಯಂಕನಗೌಡ ಕರೇಗೌಡ್ರ, ಮಲ್ಲಪ್ಪ ತಿಮ್ಮೇನಹಳ್ಳಿ, ನಿಂಗನಗೌಡ ಮಂಜನಗೌಡ್ರ, ಭೀಮನಗೌಡ, ಎಸ್.ಜಿ. ಹನಮಗೌಡ್ರ, ರುದ್ರಗೌಡ ಪಾಟೀಲ, ಮಂಜುನಾಥ ದೊಡ್ಮನಿ ಉಪಸ್ಥಿತರಿದ್ದರು.ಜಿ.ಎಂ. ಓಂಕಾರಣ್ಣನವರ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಎಂ.ಎ. ಎಣ್ಣಿ ಮಾತನಾಡಿದರು. ಎನ್.ಬಿ. ದೇವಿಹೊಸೂರ ನಿರೂಪಿಸಿದರು. ಎಸ್.ಬಿ. ಈರೋಜಿ ವಂದಿಸಿದರು.



ಹಾವೇರಿ : ಬಲೂನು, ಜೂಲ, ಕೊಂಬರಸುಗಳಿಂದ ಮಿಂಚುವ ಎತ್ತುಗಳು, ಶೃಂಗರಿಸಿದ ಚಕ್ಕಡಿಯಲ್ಲಿ, ಮಾವಿನ ತೋರಣ, ಬಲೂನು, ಬಾಳೆಕಂಬಗಳಿಂದ ರಂಗೇರಿದ್ದ ಚಕ್ಕಡಿಯಲ್ಲಿ 'ಅಕ್ಷರ ಬಂಡಿ' ಮೂಲಕ ಅರ್ಥಪೂರ್ಣ ಶಾಲಾ ಪ್ರಾರಂಭೋತ್ಸವಕ್ಕೆ ತಾಲೂಕಿನ ಮಾಚಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮವಾರ ಸಾಕ್ಷಿಯಾಯಿತು.

ವಿಶ್ವ ತಂಬಾಕು ರಹಿತ ದಿನದ ಜಾಥಾ | ನ್ಯಾ. ಎಂ.ಜಿ. ಶಿವಳ್ಳಿ ಅಭಿಮತ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ಹಾವೇರಿ : ಭಾರತ ಹಳ್ಳಿಗಳ ದೇಶ, ಗ್ರಾಮೀಣ ಭಾಗದ ಜನರು ಮುಗ್ದರು, ತಂಬಾಕು ಸೇವನೆಯಿಂದ ಉಂಟಾಗುವ ಹಾನಿಗಳ ತಿಳುವಳಿಕೆ ಇಲ್ಲದೆ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಜಿ. ಶಿವಳ್ಳಿ ಹೇಳಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆಸ್ಪತ್ರೆ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ತಂಬಾಕು ಉತ್ಪನ್ನಗಳ ಸೇವನೆಯಿಂದ ಶ್ವಾಸಕೋಶ ಸಮಸ್ಯೆ ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದರೂ ಸಹ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವುದು ವಿಷಾಧಕರ ಸಂಗತಿ. ಹಣದ ಸಂಪತ್ತಿಗಿಂತ ಆರೋಗ್ಯ ಭಾಗ್ಯ ದೊಡ್ಡದು. ತಂಬಾಕು ಉತ್ಪನ್ನಗಳ ಸೇವನೆ ತಡೆಗೆ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಸಲಹೆ ಮಾಡಿದರು. ಭಾರತದಲ್ಲಿ ಸುಮಾರು 27 ಕೋಟಿಗೂ ಅಧಿಕ ಜನ ತಂಬಾಕು ಬಳಕೆದಾರರಿದ್ದು, ಪ್ರತಿವರ್ಷ



13 ಲಕ್ಷಕ್ಕೂ ಹೆಚ್ಚು ಜನರು ತಂಬಾಕು ಸೇವನೆ ಸಂಬಧಿತ ಕಾಯಿಲೆಗಳಿಂದ ಮರಣ ಹೊಂದುತ್ತಿದ್ದಾರೆ. ವಿಪರ್ಯಾಸವೆಂದರೆ, ಶೇ.48ರಷ್ಟು ತಂಬಾಕು ಬಳಕೆದಾರರು ಗ್ರಾಮೀಣ ಪ್ರದೇಶದವರಾಗಿದ್ದು, ಕರ್ನಾಟಕದಲ್ಲಿ ಶೇ.22.8ರಷ್ಟು (15 ವರ್ಷಕ್ಕಿಂತ ಮೇಲ್ಪಟ್ಟ) ವ್ಯಕ್ತಿಗಳು ಯಾವುದಾದರು ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಾರೆ. ಪ್ರಸ್ತುತ ಶೇ.8.8ರಷ್ಟು ಧೂಮಪಾನಿಗಳಿದ್ದು ಹಾಗೂ ಶೇ.16.3ಜಗಿಯುವ ತಂಬಾಕು ಸೇವನೆ ಮಾಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಶೇ.23.9ರಷ್ಟು ಜನ ಪರೋಕ್ಷ ಧೂಮಪಾನಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿದರು.

ಹಿರಿಯ ದಿವಾಣಿ ನ್ಯಾಯಾಽಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿದ್ದನಗೌಡ ಎಚ್.ಸಿ., ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಪಿ.ಆರ್. ಹಾವನೂರ, ಜಿಲ್ಲಾ ಜಾರಿ ಅಧಿಕಾರಿ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ದೇವರಾಜ ಸಾರಥಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್., ಡಾ.ನಿಲೇಶ, ಡಾ.ಪರಸಪ್ಪ ಚುರ್ಚಿಹಾಳ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಶೂಶ್ರುಷಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸರಸ್ವತಿ ವೈ.ಎಚ್., ಡಾ.ಸಂತೋಷ ದಡ್ಡಿ, ದಾದಾಪೀರ ಇತರರು ಉಪಸ್ಥಿತರಿದ್ದರು.

ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ

ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಸೇವನೆಯಿಂದ ಮಾನವನ ದೇಹದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ. ಕೋಟ್ಪಾ-2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಗೊಳಿಸಿ, ತಂಬಾಕು ಸೇವನೆ ತ್ಯಜಿಸಲು ಅಗತ್ಯ ಆರೋಗ್ಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆಯ ಮೂಲಕ ತಂಬಾಕು ಸೇವನೆಯನ್ನು ತ್ಯಜಿಸುವಂತೆ ಪ್ರೇರೇಪಿಸಿ, ಯುವ ಸಮುದಾಯವು ತಂಬಾಕು ಸೇವನೆಗೆ ಬಲಿಯಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದರು.

ಶಾಸಕ ಶಿವಣ್ಣನವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಬ್ಯಾಡಗಿ: ತಾಲೂಕಿನ ಶಾಸಕ ಬಸವರಾಜ್ ಶಿವಣ್ಣನವರ ಇವರಿಗೆ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕಿನ ಮತದಾರರು ಬೃಹತ್ ಪ್ರತಿಭಟನಾ ರ್‍ಯಾಲಿ ಮಾಡಿದರು. ರ್‍ಯಾಲಿಯಲ್ಲಿ ಸಾವಿರಾರು ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾ ರ್‍ಯಾಲಿಯು ಪಟ್ಟಣದ ಕಾಂಗ್ರೆಸ್ ಭವನದಿಂದ ಹೊರಟು ಹಳೆ ಪುರಸಭೆ ಎದುರು ಕಾರ್ಯಕರ್ತರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಸುತ್ತುಕೋಟಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದೆ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ನೀಡಿಲ್ಲ ಡಿಕೆ ಶಿವಕುಮಾರ್ ಸಂಪುಟದಲ್ಲಿ ನಮ್ಮ ಶಾಸಕರಾದ ಬಸವರಾಜ್ ಶಿವಣ್ಣನವರಿಗೆ ಸಚಿವ ಸ್ಥಾನ ನೀಡಬೇಕು. ನಮ್ಮ ಶಾಸಕರು ನಾಲ್ಕು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ ಜಿಲ್ಲೆಯಲ್ಲಿ ಆರು ಶಾಸಕರ ಆಯ್ಕೆಯಾಗಲು ನಮ್ಮ ಶಾಸಕರ ಪಾತ್ರ ಹೆಚ್ಚು ಇದೆ. ಕೂಡಲೇ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಗಳೂರು ಚಲೋ ಪಕ್ಷದ ಮುಖಂಡ ನ್ಯಾಯವಾದಿ ಡಿಹೆಚ್ ಬುಡ್ಡನಗೌಡ್ರು ಮಾತನಾಡಿ, ನಾಳೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ನಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಗಳೂರಿಗೆ ಹೋಗುತ್ತೇವೆ ಎಂದು ಹೇಳಿದರು. ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮುಖಂಡ ಅಬ್ದುಲ್ ಮುನಾಫ್ ಎರೆಸಿಮಿ ಮಾತನಾಡಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಬಸವರಾಜ ಸವಣೂರ, ಮಾರುತಿ ಅಚ್ಚಿಗೇರಿ, ಚನ್ನಬಸಪ್ಪ ಹುಲ್ಲತ್ತಿ, ದುರ್ಗೇಶ್ ಗೋಣೆಮ್ಮನವರ್, ಮಜೀದ್ ಮುಲ್ಲಾ, ಬಸವರಾಜ್ ಕೋಣನವರ್, ರಮೇಶ್ ಕೋಟಿ ಯವರ, ರಫಿಕ ಬೆಳಗಾಂ ಹಾಗೂ ಸಾವಿರಾರು ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.




ಹೆಚ್ಚುವರಿ ಪೊಲೀಸ್ ಠಾಣೆ ಮಂಜೂರಿಗೆ ಒತ್ತಾಯ

ರಾಣೇಬೆನ್ನೂರ: ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾಗೂ ವಾಣಿಜ್ಯ ನಗರಿ ಎಂದು ಪ್ರಸಿದ್ಧಿಯಾಗಿರುವ ರಾಣೇಬೆನ್ನೂರ ನಗರಕ್ಕೆ ಹೆಚ್ಚುವರಿಯಾಗಿ ಪೊಲೀಸ್ ಠಾಣೆ ಮಂಜೂರು ಮಾಡಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಆಟೋ ಚಾಲಕರು ಮತ್ತು ಮಾಲಕರ ಒಕ್ಕೂಟಗಳಿಂದ ನಗರದಲ್ಲಿ ಪೂರ್ವ ವಲಯ ಐಜಿಪಿ ಡಾ.ಬಿ.ಆರ್ ರವಿಕಾಂತೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರವೀಂದ್ರಗೌಡ ಎಫ್. ಪಾಟೀಲ ಅವರು, ಉತ್ತರ ಕರ್ನಾಟಕದ ಹೆಬ್ಬಾಗಿಲು ವಾಣಿಜ್ಯ ನಗರಿ ರಾಣೇಬೆನ್ನೂರು ನಗರ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ನಾಗರಿಕರ ಸುರಕ್ಷತೆಗೆ ಈ ನಗರಕ್ಕೆ ಇನ್ನೊಂದು ಹೆಚ್ಚುವರಿ ಪೊಲೀಸ್ ಠಾಣೆಯ ಅವಶ್ಯಕತೆ ಇದ್ದು ಮಾನ್ಯ ಐ.ಜಿ. ಸಾಹೇಬರು ಸರ್ಕಾರದೊಂದಿಗೆ ಮಾತನಾಡಿ ಆದಷ್ಟು ಬೇಗನೆ ಬಹುದಿನಗಳ ಬೇಡಿಕೆಯಾದ ಹೆಚ್ಚುವರಿ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿಸಿಕೊಡಬೇಕೆಂದು ಒತ್ತಾಯಿಸಿದರು.

ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕೊಲೆ, ಸುಲಿಗೆ ರಾಬರಿ ಪ್ರಕರಣಗಳನ್ನು ಕ್ಷಣಾರ್ಧದಲ್ಲಿ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತಿದೆ. ಎಸ್.ಪಿ. ಯಶೋಧಾ ವಂಟಗೋಡಿಯವರ ನೇತೃತ್ವದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಉತ್ತಮ ಕಾರ್ಯನಿರ್ವಹಿಸುತ್ತಿದೆ. ಜನಸಾಮಾನ್ಯರಲ್ಲಿ ಪೊಲೀಸ್ ಇಲಾಖೆಗೆ ಭರವಸೆ ಮೂಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ಈ ವೇಳೆ ಜಿಲ್ಲಾ ಎಸ್ಪಿ ಯಶೋಧ ವಂಟಗೋಡಿ, ಡಿವೈಎಸ್ಪಿ ಲೋಕೇಶ, ಸಿಪಿಐ ವೆಂಕಟೇಶ, ಪಿಎಸ್ ಐ ಪರಮೇಶಪ್ಪ ಹಾಗೂ ಸಿಬ್ಬಂದಿ ಮತ್ತು ರೈತಸಂಘಟನೆಯ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ, ಆಟೋ ಚಾಲಕ, ಮಾಲಕರ ಸಂಘದ ಒಕ್ಕೂಟದ ಅಧ್ಯಕ್ಷ ಜಗದೀಶ ಕೆರೂಡಿ, ಸುರೇಶ ಮಲ್ಲಾಪುರ, ವೀರೇಶ ಬಳ್ಳಾರಿ ಯಲ್ಲಪ್ಪ ಚಿಕ್ಕಣ್ಣನವರ, ಕುಬೇರಪ್ಪ ಪೂಜಾರ, ವೆಂಕಟೇಶ ಲಮಾಣಿ, ಶಂಕರ ದಮ್ಮಳ್ಳಿ, ಜಯಪ್ಪ ಚವ್ಹಾಣ, ಪ್ರವೀಣ ಪೂಜಾರ ಇದ್ದರು.



ಶ್ವೇತ ಕ್ರಾಂತಿ ಅಭಿವೃದ್ಧಿಗೆ ಶ್ರಮಿಸೋಣ: ಪಾಟೀಲ

ಬ್ಯಾಡಗಿ: ತಾಯಿ-ಮಗುವಿಗೆ ಹಾಲು ಕೇವಲ ಪೌಷ್ಟಿಕ ಪಾನಿಯವಲ್ಲ ಅದು ಕೋಟಿ ಜೀವಿಗಳ ಜೀವನಾಡಿ. ಈ ಬಿಳಿಯ ಕ್ರಾಂತಿಕಾರಿ ಹಿಂದೆ ನಮ್ಮ ಹೆಮ್ಮೆ ಅನ್ನದಾತರೇ ಅಪ್ರತಿಮ ಶ್ರಮ ಮತ್ತು ಬೆವರಿನ ಪವಿತ್ರ ತಪಸ್ಸಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ವಿಶ್ವ ಹಾಲು ದಿನದ ಅಂಗವಾಗಿ ಸೋಮವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಕೆಎಂಎಫ್ ಹಾಗೂ ಹಾವೇರಿ ಜಿಲ್ಲಾ ಸರ್ಕಾರ ಹಾಲು ಒಕ್ಕೂಟ ಇವರಿಂದ ನಂದಿನಿ ಸುಹಾಸಿತ ಬಾದಾಮಿ ಹಾಲು ಮತ್ತು



ಸಿಹಿ ಹಂಚುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಆರೋಗ್ಯದ ಜೊತೆಗೆ ನಮ್ಮ ಮಣ್ಣಿನ ಹೆಮ್ಮೆಯ ನಂದಿನಿ ಬ್ರಾಂಡನ್ನು ನಾವು ಬೆಂಬಲಿಸಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬುಗೆ ಶಕ್ತಿ ತುಂಬುವ ನಮ್ಮೆಲ್ಲರ ಆದ್ಯ ಕರ್ತವ್ಯ ಅದರಲ್ಲೂ ನಮ್ಮ ಜಿಲ್ಲೆಯಲ್ಲಿ ಹೈನುಗಾರಿಕೆಯು ದಿನದಿಂದ ದಿನಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಾ ಮುನ್ನುಗ್ಗುತ್ತಿದೆ ಜಿಲ್ಲೆ ಈ ಶ್ವೇತ ಕ್ರಾಂತಿಯ ರಥವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಹಾವೇರಿ ಹಾಲು ಒಕ್ಕೂಟದ ನಿರ್ದೇಶಕ ನ್ಯಾಯವಾದಿ ಪ್ರಕಾಶ್ ಬನ್ನಿಹಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರಾಘವೇಂದ್ರ ಸ್ವಾಮಿ, ಡಾ.ವೀರೇಶ್ ಹಾಗೂ ಪ್ರಮುಖರಾದ ರಮೇಶ್ ಮೋಟೆಬೆನ್ನೂರ, ಮಂಜುನಾಥ್ ಭೋವಿ, ಪ್ರಕಾಶ್ ಬಣಕಾರ್, ಕೆ ಎಸ್ ನಾಯ್ಕರ, ಮಹಬೂಬಲಿ ನಡುವಿನಮನಿ, ಸಪ್ರರಾಜ್ ಹರ್ಕಲ್ ಹಾಗೂ ಕೆಎಂಎಫ್ ಸಿಬ್ಬಂದಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಪುಟದಲ್ಲಿ ಯಾದವ ಸಮಾಜಕ್ಕೆ ಆದ್ಯತೆ ನೀಡಿ

ಹಾವೇರಿ : ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಕರ್ನಾಟಕ ಯಾದವ ಸಮುದಾಯದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾ ಯಾದವ ಸಮಾಜದ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಸಿ.ಎಂ. ತಂಗೋಡರ, ಯಾದವ ಸಮಾಜದ ನಾಯಕ ಡಿ.ಟಿ. ಶ್ರೀನಿವಾಸ ಅವರು ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿ ವಿಧಾನ ಪರಿಷತ್‌ನ್ನು ಪ್ರವೇಶಿಸಿದ್ದಾರೆ. ಹಿಂದುಳಿದ ವರ್ಗಕ್ಕೆ ಒಳಪಡುವ ಸುಮಾರು 93 ಜಾತಿಗಳಿಗೆ ಆದ್ಯತೆಯನ್ನು ನೀಡಿದ್ದಾರೆ. ಬಡವರು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸಹಾಯಹಸ್ತ ಚಾಚಿದ್ದಾರೆ. ಶ್ರೀನಿವಾಸ ಅವರು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರವಾಸ ಕೈಗೊಂಡು ಸಮಾಜದ ಏಳಿಗೆಗೆ ಶ್ರಮಿಸಿದ್ದಾರೆ. ಅನೇಕ ಸಮಾವೇಶ ನಡೆಸುವ ಮೂಲಕ ಸಮಾಜ ಸಂಘಟನೆ ಮಾಡಿದ್ದಾರೆ ಎಂದರು.



ರಾಜ್ಯದಲ್ಲಿ ಸುಮಾರು 19ಲಕ್ಷ ಜನಸಂಖ್ಯೆ ಹೊಂದಿರುವ ಯಾದವ ಸಮಾಜಕ್ಕೆ ಶಕ್ತಿ ತುಂಬಬೇಕಾದರೆ ಸರ್ಕಾರ ಮಂತ್ರಿ ಭಾಗ್ಯವನ್ನು ನೀಡಬೇಕು. ನೂತನ ಮುಖ್ಯಮಂತ್ರಿ ಆಗಲಿರುವ ಡಿ.ಕೆ. ಶಿವಕುಮಾರ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ನ ಹೈಕಮಾಂಡ ನಾಯಕರು ಯಾದವ ಸಮಾಜವನ್ನೂ ಪರಿಗಣಿಸಿ, ಆದ್ಯತೆ ಮೇರೆಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಶಿವಣ್ಣ ಗೊಲ್ಲರ, ಪಿ.ವೈ. ತೋಲಿಕೊಪ್ಪದ, ಎಚ್.ಕೆ. ಕೊರಡೂರ, ಫಕ್ಕೀರೇಶ ಹಾವನೂರ, ಯಲ್ಲಪ್ಪ ತೋಲಕೊಪ್ಪದ, ಜಿ.ಎನ್. ಮೇಗಳಮನಿ, ಪಿ.ಆರ್. ಗೌಡರ, ಕುಬೇರಗೌಡ ಗಂಗಣ್ಣವರ, ಮಹೇಶ ಗಂಗಣ್ಣವರ, ಉಮೇಶ ದೊಡ್ಡಮನಿ ಉಪಸ್ಥಿತರಿದ್ದರು.

ಸತ್ಯ, ಶುದ್ಧ ಕಾಯಕ ನಿಷ್ಠೆಗೆ ಬಣಜಿಗ ಸಮಾಜ ಆದರ್ಶ

ಹಾವೇರಿ : ಹಿಂದಿನಿಂದಲೂ ಸತ್ಯ ಶುದ್ಧ ಕಾಯಕ ನಿಷ್ಠೆ, ಜಂಗಮ ಪ್ರೇಮಕ್ಕೆ ಬಣಜಿಗ ಸಮಾಜ ಆದರ್ಶ ಉದಾಹರಣೆಯಾಗಿದೆ ಎಂದು ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ರಜನಿ ಸಭಾಂಗಣದಲ್ಲಿ ಬಣಜಿಗ ಶಹರ ಘಟಕದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಮಹಿಳಾ ಘಟಕದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿ, ಈ ಸಮಾಜದ ಅನೇಕ ಮಹಾನ್ ವ್ಯಕ್ತಿಗಳು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಿಗೆ ತಮ್ಮದೇ ಆದ ವಿಶಿಷ್ಟ ಕೊಡುಗೆಗಳನ್ನು ನೀಡಿ ಸ್ಮರಣೀಯರಾಗಿದ್ದಾರೆ. ಬಣಜಿಗ ಸಮುದಾಯವು ಬಸವಣ್ಣನವರ ಹಾಗೂ ಶಿವಶರಣರ ಆಚಾರ, ವಿಚಾರ, ತತ್ವಗಳ ಪಾಲಕರಾಗಿ ಕಾಯಕ ಮತ್ತು ದಾಸೋಹ ಸೇವೆಯನ್ನು ಅಂದಿನಿಂದಲೂ ಮುಂದುವರೆಸಿಕೊಂಡು ಮಾದರಿಯ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರತಿಭಾನ್ವಿತ ವಿದ್ಯಾರ್ಥಿ ಸಮೂಹವನ್ನು ಗುರುತಿಸಿ ಅವರನ್ನು ಪುರಸ್ಕರಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದರು.

ಸಮಾಜದ ಉಪಾಧ್ಯಕ್ಷ ಕೆ.ಸಿ. ಪಾವಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ



ಧ್ಯೆಯೋದ್ದೇಶ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿ, ನಮ್ಮ ಧರ್ಮದ ಆಚರಣೆಗಳು ನಶಿಸುತ್ತಿರುವ ಈ ಕಾಲಘಟ್ಟದಲ್ಲಿ ಅವುಗಳ ಪುನರ್ ಸ್ಥಾಪನೆ ಅನಿವಾರ್ಯವಾಗಿದೆ ಎಂದರು. ರಾಣೆಬೆನ್ನೂರು ಮಹಿಳಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಜಿ.ವಿ. ಕೋರಿ ಉಪನ್ಯಾಸ ನೀಡಿದರು. ಕಾರ್ಯಾಧ್ಯಕ್ಷ ಅಜಿತ್ ಮಾಗಾವಿ, ಸಂಘದ ಶಹರ ಘಟಕ ಹಾಗೂ ಮಹಿಳಾ ಘಟಕದ ರಚನೆಯ ಉದ್ದೇಶ ಮತ್ತು ಸಂಘದಿಂದ ಕಾಲಕಾಲಕ್ಕೆ ಹಮ್ಮಿಕೊಳ್ಳುವ ಕಾರ್ಯಕ್ರಮ ಬಗ್ಗೆ ತಿಳಿಸಿದರು. ಉಪಾಧ್ಯಕ್ಷ ಶಿವಕುಮಾರ ಮುದುಗಲ್ ಉಪಸ್ಥಿತರಿದ್ದರು.

2025 -26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಸಮಾಜದ 20 ಮಕ್ಕಳಿಗೆ ರಜತ ಪದಕ ಹಾಗೂ ಅಭಿನಂದನಾ ಪತ್ರದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜಿ.ವಿ.ಕೋರಿ ಮತ್ತು ಮಲ್ಲಿಕಾರ್ಜುನ ಹಿಂಚಿಗೇರಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸನ್ಮಾನ ಕಾರ್ಯಕ್ರಮವನ್ನು ಕಾರ್ಯದರ್ಶಿ ಬಸವರಾಜ ಕೋರಿ ನಡೆಸಿಕೊಟ್ಟರು. ಶಹರ ಘಟಕದ ಅಧ್ಯಕ್ಷ ಕಿರಣ ಕೊಳ್ಳಿ ಸ್ವಾಗತಿಸಿದರು. ಕಾವ್ಯ ಅಂಗಡಿ ವಚನ ಪ್ರಾರ್ಥನೆ ಮಾಡಿದರು. ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹಿಂಚಿಗೇರಿ ಕಾರ್ಯಕ್ರಮ ನಿರೂಪಿಸಿದರು. ಪ್ರಭುಗೌಡ ಬಸನಗೌಡ ವಂದಿಸಿದರು.

ಸಾಧಕರ ಆದರ್ಶ ಮೈಗೂಡಿಸಿಕೊಳ್ಳಿ: ಶ್ರೀನಿವಾಸ

ರಾಣೇಬೆನ್ನೂರ: ಸಾಧನೆ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ, ದುಡ್ಡು ಸಂಪಾದಿಸುವವರನ್ನು ಶ್ರೀಮಂತರೆನ್ನಲು ಸಾಧ್ಯವಿಲ್ಲ. ವಿದ್ಯಾ ಸಂಪಾದನೆಯೇ ಬಹುದೊಡ್ಡ ಶ್ರೀಮಂತಿಕೆಯಾಗಿದೆ ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಹೇಳಿದರು.

ನಗರದ ಹುಣಸಿಕಟ್ಟಿ ರಸ್ತೆಯ ಜೇಸಿವಾಣಿ ಅರಮನೆಯಲ್ಲಿ ಕಾಕಿ ಜನಸೇವಾ ಸಂಸ್ಥೆ ಹಾಗೂ ಕುರುಹಿನಶೆಟ್ಟಿ ಸಮಾಜ ಸೇವಾ ಸಂಘದ ವತಿಯಿಂದ ನೇಕಾರ ಕುರುಹಿನಶೆಟ್ಟಿ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸ್ವಯಂಪ್ರೇರಿತ ರಕ್ತದಾನ ಶಿಬಿರ, ದೇಹದಾನ ಅರಿವು ಕಾರ್ಯಕ್ರಮ ಹಾಗೂ ಕಾಕಿ ಶ್ರೀನಿವಾಸ ಲೇಔಟ್ ಸದಸ್ಯರಿಗೆ ಸೈಟು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಧನೆ ಹಾದಿಯಲ್ಲಿ ಸಾಗುವುದರಿಂದ ಮನುಷ್ಯನ ಬದುಕು ಶ್ರೇಷ್ಠ ಎನಿಸಿಕೊಳ್ಳುತ್ತದೆ. ಐಎಎಸ್, ಐಪಿಎಸ್, ಸಾಹಿತಿ ಏನಾದರೂ



ಆಗಲು ಸಾಧ್ಯವಾಗುತ್ತದೆ. ಜೀವನದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ನಿವೃತ್ತ ಪ್ರಾ. ಶಿವಾನಂದ ಬಗಾದಿ ಮಾತನಾಡಿದರು. ಕಾಕಿ ಜನಸೇವಾ ಸಂಸ್ಥೆ ಕಾರ್ಯದರ್ಶಿ ರೂಪಾ ಕಾಕಿ, ಕುರುಹಿನಶೆಟ್ಟಿ ಸಮಾಜ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಉಪಾಧ್ಯಕ್ಷ ಶಿವಾನಂದ ಸಾಲಗೇರಿ, ಕಾರ್ಯದರ್ಶಿ ಮಂಜುನಾಥ ಹೊಸಪೇಟೆ, ಖಜಾಂಚಿ ಹನುಮಂತಪ್ಪ ಕಾಕಿ, ಸದಸ್ಯರಾದ ಲಕ್ಷ್ಮಣ ಕನಕಿ, ಶ್ರೀಧರ ಅಮಾಸಿ, ವೆಂಕಟೇಶ ಕಾಕಿ, ಸಿದ್ದಪ್ಪ ಬೂದನೂರ, ಬೋಜಪ್ಪ ಕನಕೇರಿ, ಮುಖಂಡರಾದ ನಾಗರಾಜ ಅಡ್ಮನಿ, ಪ್ರಕಾಶ ಗಚ್ಚಿನಮಠ, ನಿತ್ಯಾನಂದ ಕುಂದಪುರ, ಮಲ್ಲಿಕಾರ್ಜುನ ಸಾವಕ್ಕಣ್ಣನವರ, ಕೊಟ್ರೇಶಪ್ಪ ಎಮ್ಮಿ, ಮಾಲತೇಶ ಗಡಾದ, ನಾಗರಾಜ ಕಾಕಿ, ಬಸವರಾಜ ಶ್ಯಾವಿ, ಪ್ರಭು ಎಳೆಹೊಳೆ, ಗಣೇಶ ಕನಕಿ, ಶ್ರೀನಿವಾಸ ಸುರಹೊನ್ನೆ, ರಾಜು ಬೂದನೂರ, ಪ್ರವೀಣ ಸುರಹೊನ್ನೆ ಸೇರಿದಂತೆ ಮತ್ತಿತರು ಇದ್ದರು.

ಕಿರುಸುದ್ದಿ

ಶಿಕ್ಷಣ ಬದುಕಿನ ಸಮಸ್ಯೆಗಳ ಪರಿಹರಿಸುವ ಮಾರ್ಗ

ಹುಬ್ಬಳ್ಳಿ: ಶಿಕ್ಷಣ ಕೇವಲ ಪಠ್ಯ ಪುಸ್ತಕದ ಅಧ್ಯಯನವಲ್ಲ. ಅದು ಬದುಕಿನ ಸಮಸ್ಯೆಗಳ ಪರಿಹರಿಸುವ ಮಾರ್ಗವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.



ತಾಲೂಕಿನ ಬುಡರಸಿಂಗಿಯ ಕೆಎಸ್ಎಸ್ಎಸ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಶುಕ್ರವಾರ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು.ನಮ್ಮ ಭೌತಿಕ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಶಿಕ್ಷಣ ಸಹಕಾರಿಯಾಗಿದೆ. ಬೌದ್ಧಿಕ ಬೆಳವಣಿಗೆಗೂ ಪೂರಕವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನೂ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಸತ್ಯಮೂರ್ತಿ ಆಚಾರ್ಯರು ಮಾತನಾಡಿದರು. ಸಂಸ್ಥೆಯ ಪ್ರಮುಖ ಶ್ರೀಕಾಂತ ಕೆಸ್ತೂರ್, ಗೋಪಾಲ ಕುಲಕರ್ಣಿ, ಮಹೇಂದ್ರ ಜೆ.ಎ., ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಮೌನಾನುಷ್ಠಾನ

ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಮಠ ಕರೆವಾಡಿಮಠದ ನಿಯೋಜಿತ ಉತ್ತರಾಧಿಕಾರಿ ಡಾ. ಮಂಜುನಾಥಯ್ಯ ದೇವರು ಇವರು ಹಳ್ಳದಕೇರಿ ಗುಂಜಳ ರಸ್ತೆಯಲ್ಲಿ ಬರುವ ಸಾಲಾವಳಿ ಬಸವೇಶ್ವರ ದೇವಸ್ಥಾನದಲ್ಲಿ ಜೂ.1ರಿಂದ ಜೂ.3ರ ತನಕ ಮೂರು ದಿನ ಮಳೆ ಬೆಳೆ ಜನರಿಗೆ ಶಾಂತಿ ಸಮೃದ್ಧಿ ದೊರಕಲೆಂದು ಒಳಿತು ಆಗಲೆಂದು ಲೋಕ ಕಲ್ಯಾಣಕ್ಕಾಗಿ ಮೌನಾನುಷ್ಠಾನ ಕುಳಿತುಕೊಂಡಿದ್ದಾರೆ.



ದಿನನಿತ್ಯ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟಲಿಂಗ ಮಹಾಪೂಜೆ ಮೌನಾನುಷ್ಠಾನ ಮತ್ತು ಸಾಲಾವಳಿ ಬಸವೇಶ್ವರನಿಗೆ ರುದ್ರಾಭಿಷೇಕ ನಡೆಯಲಿದ್ದು, ದಿನನಿತ್ಯ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ಬುಧವಾರ ಸಂಜೆ 5ಕ್ಕೆ ಧರ್ಮಸಭೆ ನಡೆಯಲಿದೆ. ಸಾನ್ನಿಧ್ಯವನ್ನು ಕರೆವಾಡಿಮಠದ ಮಳೆಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ಗಂಜಿಗಟ್ಟಿಯ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ನೇತೃತ್ವದಲ್ಲಿ ನಡೆಯಲಿದೆ ಎಂದು ಕರೆವಾಡಿಮಠದ ಶಿವರಾಜ ಕರೆವಾಡಿಮಠ ತಿಳಿಸಿದ್ದಾರೆ.

ಜೆಲ್ಲಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಉರುಳಿ ಚಾಲಕ, ಕೂಲಿಕಾರ್ಮಿಕ ಸಾವು

ಅಂಕೋಲಾ: ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಜೆಲ್ಲಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಉರುಳಿ ಚಾಲಕ ಮತ್ತು ಕೂಲಿಕಾರ್ಮಿಕ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಹೊನ್ನೆಬೈಲಿನಲ್ಲಿ ಸಂಭವಿಸಿದೆ.

ಕಲಘಟಗಿ ನಿವಾಸಿ ಶಂಭುಲಿಂಗಪ್ಪ ಎನ್ ಬೊಮ್ಮನಹಳ್ಳಿ(35) ಎಂಬಾತನೇ ಮೃತ ದುರ್ದೈವಿಯಾಗಿದ್ದು ಹೊನ್ನೆಬೈಲ್ ಗ್ರಾಮದ ಎತ್ತರದ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ನೀರಿನ ಟ್ಯಾಂಕ್ ಕಾಮಗಾರಿಗೆ ಟ್ರ್ಯಾಕ್ಟರಿನಲ್ಲಿ ಜೆಲ್ಲಿ ಕಲ್ಲು ತುಂಬಿ ಸಾಗಿಸುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಎತ್ತರ ಪ್ರದೇಶದಲ್ಲಿ ಟ್ಯಾಂಕ್ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದ್ದು ಜೆಲ್ಲಿಕಲ್ಲು ತುಂಬಿದ ಟ್ರ್ಯಾಕ್ಟರಿನ ಮುಂಬಾಗ ಮೇಲೆತ್ತಿದಂತಾಗಿ ಉರುಳಿ ಬಿದ್ದಿದ್ದು ಟ್ರ್ಯಾಕ್ಟರ್ ಅಡಿ ಸಿಲುಕಿಕೊಂಡಿದ್ದ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

8.32 ಲಕ್ಷ ರೂ.ವಂಚನೆ

ಹುಬ್ಬಳ್ಳಿ: ಹಣ ಹೂಡಿಕೆ ಮಾಡಿದರೆ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿದ ಅಪರಿಚಿತರು ವಿದ್ಯಾನಗರ ನಿವಾಸಿ ರಮೇಶ ಕುಲಕರ್ಣಿ ಅವರಿಗೆ 8.32 ಲಕ್ಷ ರೂ. ವಂಚಿಸಿದ್ದಾರೆ. ಸುರಕ್ಷಾ ಹೆಸರಿನ ವ್ಯಕ್ತಿ ಯು3 ಎಕ್ಸಿಸ್ ಸೆಕ್ಯೂರಿಟಿಸ್ ಲಿ. ದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಗಳಿಸಬಹುದು ಎಂಬ ಸಂದೇಶ ಕಳುಹಿಸಿದ್ದಾರೆ. ಇದನ್ನು ನಂಬಿದ ರಮೇಶ ಅವರು ವಿಚಾರಿಸಿದಾಗ ಮೊಬೈಲ್‌ಗೆ ಎಕ್ಸಿಸ್ ಡೈರೆಕ್ಟ್ ಆ್ಯಪ್ ಡೌನ್‌ಲೋಡ್ ಮಾಡಿಸಿ ವಿವಿಧ ಖಾತೆಗಳಿಂದ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿತ್ತನೆ ಬೀಜ–ರಸಗೊಬ್ಬರ ಸಂಗ್ರಹ ಪೂರ್ಣ | ತೊಗರಿಗೆ ಮೊದಲ ಆದ್ಯತೆ

8.90 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ

ರಾಚಪ್ಪಾ ಜಂಬಗಿ



ಕಲಬುರಗಿ: ಜಿಲ್ಲೆಯ ರೈತರ ಪಾಲಿಗೆ ಈ ಬಾರಿಯ ಮುಂಗಾರು ಪೂರ್ವ ಮಳೆ ಹೊಸ ಭರವಸೆಯ ಬೆಳಕನ್ನು ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಮೇ ತಿಂಗಳ ಅಂತ್ಯದಲ್ಲಿ ಸುರಿದ ಉತ್ತಮ ಮಳೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದೆ.

ಪರಿಣಾಮ,ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಸಕಲ ಸಿದ್ಧತೆಗಳಲ್ಲಿ ತೊಡಗಿದ್ದಾರೆ.

ದಿಗಂತ ವಿಶೇಷ

ಜ.1ರಿಂದ ಮೇ 30ರವರೆಗೆ ಜಿಲ್ಲೆಯ ವಾಡಿಕೆ ಮಳೆ 65.8 ಮಿ.ಮೀ. ಆಗಿದ್ದರೆ, ಈ ಬಾರಿ 132.9 ಮಿ.ಮೀ. ಮಳೆಯಾಗಿ ಶೇ.102ರಷ್ಟು ಅಧಿಕ ಮಳೆ ದಾಖಲಾಗಿದೆ. ಮಳೆಯ ಪ್ರಮಾಣ ರೈತರಲ್ಲಿ ಆಶಾಭಾವನೆ ಮೂಡಿಸಿದ್ದರೂ, ಬಿತ್ತನೆಗೆ ಅಗತ್ಯವಾದಷ್ಟು ತೇವಾಂಶ ಇನ್ನೂ ಭೂಮಿಯಲ್ಲಿ ನಿರ್ಮಾಣವಾಗಿಲ್ಲ. ಹೀಗಾಗಿ ಮುಂಗಾರು ಮಳೆ ಸಂಪೂರ್ಣವಾಗಿ ಆರಂಭವಾಗಿ ಭೂಮಿ ಹದಗೊಂಡ ನಂತರವೇ ಬಿತ್ತನೆ ಕೈಗೊಳ್ಳುವಂತೆ ಕೃಷಿ ಇಲಾಖೆ ಸಲಹೆ ನೀಡಿದೆ.

ಈ ವರ್ಷದ ಖರೀಫ್ ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 8.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ತೊಗರಿ ಬೆಳೆಗೆ 6.30 ಲಕ್ಷ ಹೆಕ್ಟೇರ್ ಪ್ರದೇಶ ಮೀಸಲಿಡಲಾಗಿದ್ದು, ಹತ್ತಿ 1 ಲಕ್ಷ ಹೆಕ್ಟೇರ್ ಹಾಗೂ ಸೋಯಾಬೀನ್ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಗುರಿ ಹೊಂದಲಾಗಿದೆ. ಜಿಲ್ಲೆಯ ಕೃಷಿ ಆರ್ಥಿಕತೆಯ ಬೆನ್ನೆಲುಬಾಗಿರುವ ತೊಗರಿ ಬೆಳೆಗೆ ಈ ಬಾರಿಯೂ ಹೆಚ್ಚಿನ ಆದ್ಯತೆ ನೀಡಲಾಗಿದೆ.

22,608 ಕ್ವಿಂಟಲ್ ಬಿತ್ತನೆ ಬೀಜ ಲಭ್ಯತೆ	
ಸೋಯಾಬೀನ್ ಬೀಜ	15,681 ಕ್ವಿಂಟಲ್
ತೊಗರಿ ಬೀಜ	6,011 ಕ್ವಿಂಟಲ್
ರಸಗೊಬ್ಬರ ದಾಸ್ತಾನು	40,472 ಮೆಟ್ರಿಕ್ ಟನ್
ಡಿಎಪಿ	12,174 ಮೆಟ್ರಿಕ್ ಟನ್
ಯೂರಿಯಾ	10,975 ಮೆಟ್ರಿಕ್ ಟನ್

ಬಿತ್ತನೆ ಹಂಗಾಮಿನಲ್ಲಿ ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ಕೃಷಿ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಗೆ ಅಗತ್ಯವಿರುವ 22,828 ಕ್ವಿಂಟಲ್ ಬಿತ್ತನೆ ಬೀಜಗಳ ಪೈಕಿ ಈಗಾಗಲೇ 22,608 ಕ್ವಿಂಟಲ್ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಗೆ ತಲುಪಿಸಲಾಗಿದೆ. ಸೋಯಾಬೀನ್‌ಗೆ 15,681 ಕ್ವಿಂಟಲ್ ಹಾಗೂ ತೊಗರಿಗೆ 6,011 ಕ್ವಿಂಟಲ್ ಗುಣಮಟ್ಟದ ಬೀಜ ಲಭ್ಯವಿದೆ.

ಖರೀಫ್ ಬಿತ್ತನೆ ಚಿತ್ರಣ	
ತೊಗರಿ	6,30,000 ಹೆಕ್ಟೇರ್
ಹತ್ತಿ	1,00,000 ಹೆಕ್ಟೇರ್
ಕಬ್ಬು	45,000 ಹೆಕ್ಟೇರ್
ಸೋಯಾಬೀನ್	23,000 ಹೆಕ್ಟೇರ್
ಆಹಾರ ಧಾನ್ಯಗಳು	7,20,317 ಹೆಕ್ಟೇರ್
ಎಣ್ಣೆಕಾಳುಗಳು	25,317 ಹೆಕ್ಟೇರ್

> **ಮಳೆಯ ಪ್ರಮಾಣ ಉತ್ತಮವಾಗಿದ್ದರೂ ಬಿತ್ತನೆಗೆ ಅಗತ್ಯವಾದಷ್ಟು ಹದ ಇನ್ನೂ ನಿರ್ಮಾಣವಾಗಿಲ್ಲ. ರೈತರು ಆತುರ ಪಡದೆ ಭೂಮಿ ಹದಗೊಂಡ ನಂತರವೇ ಬಿತ್ತನೆ ಕೈಗೊಳ್ಳಬೇಕು. ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.**
> ■ **ಸಮದ್ ಪಟೇಲ್, ಕೃಷಿ ಜಂಟಿ ನಿರ್ದೇಶಕ, ಕಲಬುರಗಿ**

ಇನ್ನೊಂದೆಡೆ, ರಸಗೊಬ್ಬರ ಕೊರತೆಯಾಗದಂತೆ ಇಲಾಖೆಯು ಸಾಕಷ್ಟು ದಾಸ್ತಾನು ವ್ಯವಸ್ಥೆ ಮಾಡಿಕೊಂಡಿದೆ. ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ 99,863 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆ ಮಾಡಲಾಗಿದ್ದು, ಪ್ರಸ್ತುತ 40,472 ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದೆ. ಇದರಲ್ಲಿ 12,174 ಮೆಟ್ರಿಕ್ ಟನ್ ಡಿಎಪಿ ಹಾಗೂ 10,975 ಮೆಟ್ರಿಕ್ ಟನ್ ಯೂರಿಯಾ ಸಂಗ್ರಹದಲ್ಲಿದೆ.

ಸಿಎಂ ಬದಲಾದರೂ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ವಿಜಯೇಂದ್ರ



ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದ ರೂ ಯಾವುದೇ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಜನರ ವಿಶ್ವಾಸ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನರಿಗೆ ಸಂಪೂರ್ಣವಾಗಿ ಮೋಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ವರದಿ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಈಗಾಗಲೇ ಹರಸಾಹಸ ಪಡುತ್ತಿದೆ. ಒಂದು ವೇಳೆ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆದರೂ ರಾಜ್ಯದ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಲು ಸಾಧ್ಯವಾಗುವುದಿಲ್ಲ. ಸಿದ್ದರಾಮಯ್ಯ ಬೆಂಬಲಿಗರನ್ನು ನಿಭಾಯಿಸುವುದರಲ್ಲೇ ಅವರ ಎರಡು ವರ್ಷಗಳ ಅವಧಿ ಕಳೆದು ಹೋಗಲಿದೆ ಎಂದು ವ್ಯಂಗ್ಯವಾಡಿದರು.

ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಅನ್ಯಾಯ ಎಸಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ಸಿದ್ಧಗೊಂಡ ಕಾಂತರಾಜು ವರದಿಯನ್ನು ಹಾಳುಗೆಡವಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು. ಪ್ರಸ್ತುತ ಚರ್ಚೆಯಲ್ಲಿರುವ ಜಾತಿಸಮೀಕ್ಷೆ ವರದಿ ಅವೈಜ್ಞಾನಿಕವಾಗಿದ್ದು, ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

> **ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ. ಪ್ರಮುಖ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷದ ಸಂಘಟನೆ ಬಲವರ್ಧನೆಗೂ ಆದ್ಯತೆ ನೀಡಲಾಗುವುದು.**
> ■ **ಬಿ.ವೈ.ವಿಜಯೇಂದ್ರ, ರಾಜ್ಯಾಧ್ಯಕ್ಷ**

ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ತಂದು ಶಾಲಾ ಮಕ್ಕಳ ಎಳೆಯ ಮನಸ್ಸಿನಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಮತ್ತು ತಾರತಮ್ಯದ ವಿಷಬೀಜ ಬಿತ್ತುವ ಕೆಲಸ ಸರ್ಕಾರ ಮಾಡಿದೆ. ಕಳೆದ ಮೂರು ವರ್ಷಗಳಿಂದ ರಾಜ್ಯದ ಜನರು ಆಡಳಿತ ವೈಫಲ್ಯವನ್ನಷ್ಟೇ ಅನುಭವಿಸುತ್ತಿದ್ದು, ಮುಂದಿನ ದಿನಗಳ ಬಗ್ಗೆಯೂ ಯಾವುದೇ ಭರವಸೆ ಉಳಿದಿಲ್ಲ ಎಂದು ಅವರು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಬಸವರಾಜ ಮತ್ತಿಮಡು,ಮಾಜಿ ಸಂಸದ ಡಾ.ಉಮೇಶ ಜಾಧವ್, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಶೈಲೇಂದ್ರ ಬೆಲ್ದಾಳೆ ಸೇರಿ ಇತರರು ಇದ್ದರು.

ನಭಾಗೆ ಡಾ.ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ

ಹುಬ್ಬಳ್ಳಿ: 2026ನೇ ಸಾಲಿನ ಡಾ.ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿಯು ನಭಾ ಅವರ 'ಹುಟ್ಟಿಬಂದಿ ಎಲ್ಲಮ್ಮನಾಗಿ..' ಎಂಬ ಕಥೆಯ ಹಸ್ತಪ್ರತಿಗೆ ದೊರೆತಿದೆ ಎಂದು ಡಾ.ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ–2026 ಸಮಿತಿ, ಅಕ್ಷರ ಸಾಹಿತ್ಯ ವೇದಿಕೆಯ ಸುನಂದಾ ಕಡಮೆ ತಿಳಿಸಿದ್ದಾರೆ.



ಕಥೆಗಾರರಾದ ಚನ್ನಪ್ಪ ಅಂಗಡಿ ಮತ್ತು ಗಾಯತ್ರಿ ರವಿ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ಈ ಪುರಸ್ಕಾರವು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ಹಾಗೂ ವಿಜಯಾ ಅಗಸನಕಟ್ಟೆ ಸಹಯೋಗದಲ್ಲಿ ನಡೆಯುವ ಸತತ ಒಂಬತ್ತನೇ ವರ್ಷದ ಸ್ಪರ್ಧೆಯಿದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಜೂನ್ ತಿಂಗಳಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಕಥೆಗಾರ್ತಿಯ ಪರಿಚಯ: ನಭಾ, ಮೂಲತಃ ಧಾರವಾಡದವರಾಗಿದ್ದು ಸದ್ಯ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಿಂಟ್ ಮೇಕಿಂಗ್‌ನಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದಾರೆ. ಚಿತ್ರಕಲೆ ಇವರ ಪ್ರಧಾನ ಅಭಿವ್ಯಕ್ತಿ ಮಾಧ್ಯಮವಾಗಿದ್ದರೂ ಸಾಹಿತ್ಯದಲ್ಲೂ ಬಾಲ್ಯದಿಂದಲೇ ಆಸಕ್ತಿ ಹೊಂದಿದ್ದು, ಕವಿತೆ ಕತೆ ಬರೆಯುತ್ತಿದ್ದಾರೆ. ಇವರ 'ಚಿಟ್ಟೆ' ಕವನ ಸಂಕಲನಕ್ಕೆ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಕ್ಕಳ ಚಂದಿರ ಪ್ರಶಸ್ತಿ ದೊರೆತಿದೆ. ಪ್ರಜಾವಾಣಿ ವರ್ಣಚಿತ್ರ ಬಹುಮಾನವೂ ಬಂದಿದೆ. ಇವರು ಹತ್ತಾರು ಕನ್ನಡ ಕೃತಿಗಳಿಗೆ ಮುಖಪುಟ ರಚಿಸಿದ್ದು, ಕನ್ನಡದ ಮುಖ್ಯ ಪತ್ರಿಕೆಗಳಲ್ಲಿ ಇವರ ವರ್ಣಚಿತ್ರಗಳು ಪ್ರಕಟವಾಗಿವೆ. ಇತ್ತೀಚೆಗೆ ಇವರು ಸೃಜನಶೀಲ ವಿಭಾಗದಲ್ಲಿ 'ಟೋಟೊ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಇದೀಗ ಇವರ ''ಹುಟ್ಟಿಬಂದಿ ಎಲ್ಲಮ್ಮನಾಗಿ'' ಕಥೆಗೆ ಡಾ.ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಸ್ಪರ್ಧೆ–2026 ರ ಬಹುಮಾನ ಲಭಿಸಿದೆ.

ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ



ಹುಬ್ಬಳ್ಳಿ: ಸರ್ಕಾರ ಶಾಲಾ–ಕಾಲೇಜ್‌ಗಳಿಗೆ ಹಿಜಾಬ್ ಧರಿಸಿಕೊಂಡು ಹೋಗಲು ಅನುಮತಿ ನೀಡಿರುವುದನ್ನು ಖಂಡಿಸಿ ಶ್ರೀರಾಮ ಸೇನೆ ಹಿಂದೂರಾಷ್ಟ್ರ ಸಮನ್ವಯ ಸಮಿತಿ ಸದಸ್ಯರು ಸೋಮವಾರ ನಗರದ ಶಾಲಾ, ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದರು.

ಮಕ್ಕಳಲ್ಲಿ ಧರ್ಮ, ಜಾತಿ ತಾರತಮ್ಯ ಬರಬಾರದು ಎನ್ನುವ ಕಾರಣಕ್ಕೆ ಸಮವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಆದರೆ, ರಾಜ್ಯ ಸರ್ಕಾರ ಹಿಜಾಬ್ ಧರಿಸಿಕೊಂಡು ಬರಬಾರದು ಎನ್ನುವ ಆದೇಶ ರದ್ದು ಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದೆ.

ಶ್ರೀರಾಮ ಸೇನೆಯ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಪ್ಪ ದಿವಟಗಿ ಮಾತನಾಡಿ, ಸರ್ಕಾರ ಸಮವಸ್ತ್ರ ಇದ್ದಾಗಲೂ ಹಿಜಾಬ್ ಧರಿಸಲು ಅವಕಾಶ ನೀಡಿದ್ದು ಖಂಡನೀಯ. ಈ ನಿಟ್ಟಿನಲ್ಲಿ ಇಂದಿನಿಂದ ರಾಜ್ಯಾದ್ಯಂತ ಕೇಸರಿ ಶಾಲು ವಿತರಿಸುವ ಅಭಿಯಾನ ಹಮ್ಮಿಕೊಂಡಿದ್ದು, ಆದೇಶ ಹಿಂಪಡೆಯುವವರೆಗೂ ಮುಂದುವರಿಯಲಿದೆ ಎಂದು ಹೇಳಿದರು.

ವಿದ್ಯಾನಗರದ ಕನಕದಾಸ ಕಾಲೇಜಿಗೆ ತೆರಳಿದ ಕಾರ್ಯಕರ್ತರು, ಸುಮಾರು 30 ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದರು. ಮಹಿಳಾ ವಿದ್ಯಾಪೀಠದ ಸರದಾರ ವೀರನಗೌಡ ಪಾಟೀಲ ಬಾಲಕಿಯರ ಶಾಲೆಯ ವಿದ್ಯಾರ್ಥಿಗಳು ತರಗತಿಯಿಂದ ಹೊರಗೆ ಬಂದು, ಕೇಸರಿ ಶಾಲು ಪಡೆದುಕೊಂಡರು.

ಮಂಜುನಾಥ ಕಾಟ್ಕರ್, ರಘು ಯಲ್ಲಕ್ಕನವರ, ವಿಶ್ವನಾಥ ಬೂದೂರ, ಅಮಿತ ಬದ್ದಿ, ಶ್ರೀಧರ್ ಕಲ್ಬುರ್ಗಿ, ಮಹಾಲಿಂಗ ಐಗಳಿ, ಬಸು ದುರ್ಗದ, ಬಸು ಗೌಡರ, ಗಣೇಶ ಲದ್ವಾ, ದರ್ಶನ ಬಾಕಳೆ, ಗುಣಗರ ದೊಡ್ಡತಿ ಹಾಗೂ ಇತರರು ಇದ್ದರು. ಪೊಲೀಸ್ ಭದ್ರತೆ ಮಾಡಲಾಗಿತ್ತು.

ಪ್ರಧಾನಿ ಮೋದಿ, ಕೇಂದ್ರೀಯ ಅಧಿಕಾರ ಸಮಿತಿಗೆ ಮನವಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ತಿರಸ್ಕರಿಸಿ

ಹೊನ್ನಾವರ: ಪರಿಸರ ಮತ್ತು ಜನರ ಜೀವ ಅಮೂಲ್ಯವಾದದ್ದು, ಭೂಕುಸಿತವಲಯವಾಗಿರುವ ಪಶ್ಚಿಮಘಟ್ಟದ ಶರಾವತಿಕೊಳ್ಳದ ಸಿಂಗಳಿಕ ಅಭಯಾರಣ್ಯ ಪ್ರದೇಶದಲ್ಲಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಿಸುವ ವಿದ್ಯುತ್ ನಿಗಮದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕೆಂದು ಎಂದು ಶರಾವತಿ ನದಿಕಣಿವೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಕೇಂದ್ರೀಯ ಅಧಿಕಾರ ಸಮಿತಿಗೆ ಮನವಿ ಮಾಡಿದ್ದಾರೆ.

ನಾಳೆ ಸೋಮವಾರ ಪ್ರಸ್ತಾವಿತ ಪಂಪ್ಡ್ ಸ್ಟೋರೇಜ್ ಯೋಜನಾ ಪ್ರದೇಶಕ್ಕೆ ಕೇಂದ್ರೀಯ ಅಧಿಕಾರ ಸಮಿತಿಯ ಸದಸ್ಯ ಸುನೀಲ ಲಿಮಯೇ ಅವರ ತಂಡ ಭೇಟಿ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಹೋರಾಟ ಸಮಿತಿಯು ಪಂಪ್ಡ್ ಸ್ಟೋರೇಜ್ ಯೋಜನೆಯ ಅನುಷ್ಠಾನದ ವಿರುದ್ಧ ತಾಲೂಕಿನ ಜನರ ಪರವಾಗಿ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಿ ಪ್ರಧಾನಿಯವರ ಮತ್ತು ಕೇಂದ್ರೀಯ ಅಧಿಕಾರ ಸಮಿತಿಯ ಗಮನ ಸೆಳೆಯಲಾಗಿದೆ.

ಕೇಂದ್ರೀಯ ಅಧಿಕಾರ ಸಮಿತಿಯ ಸದಸ್ಯ ಸುನೀಲ ಲಿಮಯೆ ಅವರು ಕೆಲವು ಮಾಹಿತಿ ಕೇಳಿ ತನಗೆ ಸೋಮವಾರ ಸಂದೇಶ ಕಳಿಸಿದ್ದು, ಮಾಹಿತಿಯನ್ನು ಪೂರೈಸಲಾಗಿದೆ ಎಂದು ಹೋರಾಟ ಸಮಿತಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಉದ್ದೇಶಿಸಿತ ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಯ ಪರಿಸರ ಪರಿಣಾಮ ಮೌಲ್ಯಮಾಪನ ವರದಿಯು, ಸಂಪೂರ್ಣ ತಪ್ಪು ಹಾಗೂ ಜನರನ್ನು ದಾರಿ ತಪ್ಪಿಸುವ, ಯೋಜನಾ ಪರವಾದ ವರದಿ ಮಾತ್ರ ಆಗಿದೆ. ಸ್ಥಳೀಯರು ಯೋಜನೆಯನ್ನು ವಿರೋದಿಸಿ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಿದ್ದಾರೆ. ಪಂಪ್ಡ್ ಸ್ಟೋರೇಜ್ ಯೋಜನೆ ಈ ಪ್ರದೇಶದಲ್ಲಿ ಅನುಷ್ಠಾನಕ್ಕೆ ಯೋಗ್ಯವಲ್ಲವೆಂದು ಕೇಂದ್ರ ಸರ್ಕಾರದ ಎಂಒಇಎಫ್ ತಜ್ಞರ ತಂಡ ಈಗಾಗಲೇ ತನ್ನ ವರದಿಯಲ್ಲಿ ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಅಹವಾಲು ಆಲಿಕೆ ಸಭೆಯಲ್ಲಿ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ಉದ್ದೇಶಿತ ಯೋಜನೆಯ ಅನುಷ್ಠಾನದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದು 4000ಕ್ಕೂ ಹೆಚ್ಚು ಲಿಖಿತ ಆಕ್ಷೇಪಣೆಗಳು ದಾಖಲಾಗಿವೆ. ನದಿ ಕಣಿವೆಯ ಪರಿಸರ ಸೂಕ್ಷ್ಮ ಎರಡು ಪ್ರಮುಖ ಜಲಾಶಯಗಳ ಮಧ್ಯದ ಭೂಗರ್ಭದಲ್ಲಿ ವಿವಿಧ ಸ್ಫೋಟಕಗಳನ್ನು ಬಳಸಿ ಸುರಂಗ ನಿರ್ಮಿಸುವುದರಿಂದ ಆ ಪ್ರದೇಶದ ಸುತ್ತಮುತ್ತ ಭೂ ಸಡಿಲಿಕೆಯಾಗುವ ಮತ್ತು ಭವಿಷ್ಯದಲ್ಲಿ ಜಲಾಶಯ ಮತ್ತು ತಗ್ಗು ಪ್ರದೇಶದ ಜನರ ಸುರಕ್ಷತೆಗೂ ಅಪಾಯ ಇದ್ದೇ ಇರುತ್ತದೆ ಎನ್ನುವದು ತಜ್ಞರ ಅಭಿಪ್ರಾಯ ಆಗಿರುತ್ತದೆ ಎಂದು ತಿಳಿಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವ: 14 ಜನರ ವಿರುದ್ಧ ದೂರು, ಪ್ರತಿದೂರು ದಾಖಲು

ಹುಬ್ಬಳ್ಳಿ: ಆರ್‌ಸಿಬಿ ಜಯಗಳಿಸಿದ್ದರಿಂದ ವಿಜಯೋತ್ಸವ ವೇಳೆ ಮನೆ ಮುಂದೆ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡು ಜೀವ ಬೆದರಿಕೆ ಹಾಕಿದ ಕಾರಣ 14 ಜನರ ವಿರುದ್ಧ ದೂರು ಪ್ರತಿದೂರು ದಾಖಲಾಗಿವೆ.

ರಾತ್ರಿ ಪಟಾಕಿ ಹೊಡೆದ ವಿಚಾರಕ್ಕೆ ಒಂದು ಕುಟುಂಬದವರು, ಇನ್ನೊಂದು ಕುಟುಂಬವನ್ನು ಪ್ರಶ್ನಿಸಿದ್ದಾರೆ. ಆಗ ಪಟಾಕಿ ಹೊಡೆದವರು ನಾವಲ್ಲ ಎಂದು ಹೇಳಿದ್ದು, ಗಲಾಟೆ ಶಾಂತವಾಗುವ ಹೊತ್ತಿಗೆ ಓರ್ವನತಲೆಗೆ ಹೊಡೆದು ಹಲ್ಲೆಮಾಡಲಾಗಿದೆ. ಇದೇ ವಿಚಾರವಾಗಿ ಬೆಳಿಗ್ಗೆಯೂ ಎರಡು ಕುಟುಂಬದವರು ಜಗಳ ಪ್ರಾರಂಭವಾಗಿ ಕಲ್ಲು ತೂರಾಟ ನಡೆದಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ದೂರು–ಪ್ರತಿದೂರು ದಾಖಲಾಗಿವೆ. ಘಟನೆಯಲ್ಲಿ ಒಂದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


ವಿಜಯೋತ್ಸವ ಅತೀರೇಖ: ಆರ್‌ಸಿಬಿ ವಿಜಯೋತ್ಸವದ ವೇಳೆ ಅಭಿಮಾನಿಗಳು ಅತಿರೇಖಕ್ಕೆ ಹೋದ ಘಟನೆಗಳು ನಡೆದಿವೆ. ಗೋಕುಲ ರಸ್ತೆ, ವಿದ್ಯಾನಗರ, ಹಳೇಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆ ಕೆಲ ಅಭಿಮಾನಿಗಳು ವಿಜಯೋತ್ಸವ ಆಚರಿಸುವ ವೇಳೆ ಸಾರ್ವಜನಿಕರಿಗೆ ವಿನಾಕಾರಣ ಕಿರಿಕಿರಿ ಉಂಟು ಮಾಡಿದ್ದಾರೆ.

ವಿದ್ಯಾನಗರ ಶಿರೂರು ಪಾರ್ಕ್ ಕಡೆ ಓರ್ವ ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಹಲ್ಲೆ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದೇ ರೀತಿ ಗೋಕುಲ ರೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಟಾಕಿ ಹೊಡೆಯುವುದು ಹಾಗೂ ವಿಜಯೋತ್ಸವ ಮಾಡುವ ವಿಚಾರಕ್ಕೆ ಸಣ್ಣಪುಟ್ಟ ಹೊಡೆದಾಟಗಳು ನಡೆದಿದ್ದು, ಯಾವುದೇ ಠಾಣೆ ಮೆಟ್ಟಿಲು ಹತ್ತಿಲ್ಲ ಎಂದು ತಿಳಿದು ಬಂದಿದೆ.

ಉತ್ತರ ಕರ್ನಾಟಕಕ್ಕೆ ಜೆಇಇ ಅಡ್ವಾನ್ಸಡ್ ಪರೀಕ್ಷೆ

ಅರ್ಜುನ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಅತ್ಯುತ್ತಮ

ಧಾರವಾಡ: 2025 –26 ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಜೆಇಇ (Advanced) ಪರೀಕ್ಷೆಯಲ್ಲಿ ನಮ್ಮ ಅರ್ಜುನ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.



ಅಲ್ಲದೆ, AIR ರಾಂಕಿಂಗ್ ನಲ್ಲಿ ಅತ್ಯುತ್ತಮ ಶ್ರೇಣಿಯನ್ನು ಪಡೆದಿದ್ದಾರೆಂದು ಹೇಳಲು ಹೆಮ್ಮೆ ಅನಿಸುತ್ತದೆ. ಸತತ ಎರಡು ವರ್ಷಗಳ ಪರಿಶ್ರಮ, ಪ್ರಯತ್ನ, ನಮ್ಮ ಸಂಸ್ಥೆಯ ಶಿಕ್ಷಕರ ಮಾರ್ಗದರ್ಶನದ ಸಾರಥ್ಯದಲ್ಲಿ ವಿದ್ಯಾರ್ಥಿಗಳ ಈ ಫಲಿತಾಂಶ ತೃಪ್ತಿ ತಂದಿದೆ.ಸಾಧನೆಗೈದವಿದ್ಯಾರ್ಥಿಗಳಾದ ಅನ್ಮೋಲ್ ಪ್ರಭು, (AIR 1254), ಕೇದಾರ ಜೋಶಿ, (AIR 2283), ದರ್ಶನ ಭಟ್, (AIR 8419, EWS 1044), ಧ್ರುವಂತ, (AIR 10282, OBC 2486), ವಿನೀತ ಚವ್ಹಾಣ (AIR 11703, OBC 2901), ಅನೀಶಾ ನಾಯ್ಕ್ (AIR 21196, OBC 5809), ಕಾರ್ತಿಕ ಭಜಂತ್ರಿ (AIR 22651, SC 720), ಆಕಾಶ ರಾಠೋಡ್ (AIR SC 2369) ವಿದ್ಯಾರ್ಥಿಗಳು ಸಾಧನೆ ಜೊತೆಗೆ ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿರುವುದು ಶ್ಲಾಘನೀಯ ಸಂಗತಿ.

ಸಾಧನೆಯ ಫಲಶ್ರುತಿಯನ್ನು ಹೊಂದಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿ ಅವರ ಮುಂದಿನ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ನದಿಯಲ್ಲಿ ಮುಳುಗಿ ಮೃತಪಟ್ಟ ವಿಡಿಯೋ ವೈರಲ್

ಮಗನ ಕಣ್ಣೆದುರೇ ತಂದೆಯ ದುರಂತ ಅಂತ್ಯ

ಕಲಬುರಗಿ: ಮನಕಲಕುವ ಘಟನೆಯೊಂದರಲ್ಲಿ ಮಗನ ಕಣ್ಣೆದುರೇ ತಂದೆಯೊಬ್ಬರು ಭೀಮಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಕಟ್ಟಿ ಸಂಗಾವಿ ಗ್ರಾಮದ ಬಳಿ ನಡೆದಿದೆ. ದುರಂತದ ಮತ್ತೊಂದು ವಿಷಾದಕರ ಅಂಶವೆಂದರೆ, ತಂದೆಯ ಕೊನೆಯ ಕ್ಷಣಗಳು ಮಗನ ಮೊಬೈಲ್ ಕ್ಯಾಮೆರಾದಲ್ಲಿ ದಾಖಲಾಗಿವೆ.

ಮೃತರನ್ನು ಕಟ್ಟಿ ಸಂಗಾವಿ ಗ್ರಾಮದ ವಿಜಯರಾಜು ಬಳ್ಳಾರಿ ಎಂದುಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಡೆದ ಈ ದುರಂತದ ವಿಡಿಯೋ ಇದೀಗ ಲಭ್ಯವಾಗಿದ್ದು, ಘಟನೆಯ ಭೀಕರತೆ ಮತ್ತು ಕುಟುಂಬದ ನೋವನ್ನು ಮತ್ತೊಮ್ಮೆ ನೆನಪಿಸಿದೆ.

ಮಾಹಿತಿಯ ಪ್ರಕಾರ, ವಿಜಯರಾಜು ಬಳ್ಳಾರಿ ಅವರು ಎಂದಿನಂತೆ ಎಮ್ಮೆ ಮೇಯಿಸಲು ಭೀಮಾ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನದಿಯ ಇನ್ನೊಂದು ದಡದಲ್ಲಿದ್ದ ಎಮ್ಮೆಯನ್ನು ಕರೆತರಲು ಅವರು ನದಿಗೆ ಇಳಿದಿದ್ದಾರೆ. ತಂದೆ ಎಮ್ಮೆಯನ್ನು ಕರೆ ತರುತ್ತಿರುವ ದೃಶ್ಯವನ್ನು ಅವರ ಮಗ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದನು. ಆದರೆ, ನದಿಯ ಮಧ್ಯಭಾಗದಲ್ಲಿ ನೀರಿನ ಆಳ ಹೆಚ್ಚಿರುವ ಸ್ಥಳಕ್ಕೆ ತಲುಪಿದ ವೇಳೆ ವಿಜಯರಾಜು ಅವರು ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಮುಳುಗಲು ಆರಂಭಿಸಿದ್ದಾರೆ.

ಈಜು ಬಾರದ ಕಾರಣ ಕೆಲವೇ ಕ್ಷಣಗಳಲ್ಲಿ ಅವರು ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ತಂದೆ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ದೃಶ್ಯಗಳು ಮಗನ ಮೊಬೈಲ್ ನಲ್ಲಿ ದಾಖಲಾಗಿದ್ದು, ಈ ದೃಶ್ಯಗಳು ನೋಡುಗರ ಮನಸ್ಸನ್ನು ಕಲಕುವಂತಿವೆ.

ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರ ಸಹಾಯದಿಂದ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹಳೇ ದ್ವೇಷ: ಯುವಕನ ಮೇಲೆ ಹಲ್ಲೆ

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವನಿಗೆ ನಾಲ್ಕೈದು ಜನರು ರಸ್ತೆಯಲ್ಲಿ ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿ ಬೈಕ್ ಚಾವಿಯಿಂದ ರಕ್ತ ಬರುವಂತೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಉಣಕಲ್ ವೃತ್ತ ಬ್ರಹ್ಮಲಿಂಗೇಶ್ವರ ಹೋಟೆಲ್ ಹತ್ತಿರ ನಡೆದಿದೆ.

ನಗರದ ಸಾಯಿ ಪ್ರಸಾದ ಎಂಬುವರಿಗೆ ಹಲ್ಲೆ ಮಾಡಲಾಗಿದ್ದು, ಶಶಾಂಕ ಹಾಗೂ ಗಗನ ಸೇರಿ ಹಲವರ ವಿರುದ್ಧ ದೂರು ದಾಖಲಾಗಿದೆ. ಹಿಂದೆ ವರೂರಿನಲ್ಲಿ ಜಗಳ ನಡೆದಿತ್ತು. ಇದೇ ವಿಚಾರಕ್ಕೆ ಮೇ 27ರಂದು ಸಾಯಿಪ್ರಸಾದ ಹೋಗುವಾಗ ಅವನ ಬೈಕ್ ಅಡ್ಡಗಟ್ಟಿ ನಿಲ್ಲಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Hosadigantha Kannada Daily Printed & Published by P.S.Prakash on behalf of Jnanabharathi Prakashana Limited. Printed at M/s Elegant Offset Printers, Pvt.Ltd, Plot no 33/1& 15/1(eastern part) MT Sagar Industrial Estate, Hubballi -580030, Published at Joshi Chambers, 2nd Floor, Near R.M.Joshi Petrol pump, Lamington Road, Hubballi-580020, Ph: 0836-2350942, Editor: P.S.Prakash, Group Editor: Vinayak S. Bhat

ಕಿರುಸುದ್ದಿ

ಗಿಡ ನೆಡಿ ಪರಿಸರ ಉಳಿಸಿ ಜಾಗೃತಿ ಅಭಿಯಾನ ರ‍್ಯಾಲಿ

• **ಬೆಳಗಾವಿ:** ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ವಿಶೇಷ ಜಾಗೃತಿ ಮೂಡಿಸಲು 'ಗಿಡ ನೆಡಿ, ಗಿಡ ಬೆಳೆಸಿ' ಎಂಬ ವಿನೂತನ ಸ್ಕೇಟಿಂಗ್ ರ‍್ಯಾಲಿ ಅಭಿಯಾನವನ್ನು ಆಯೋಜಿಸಲಾಗಿತ್ತು. ನಗರದ ಗೋವಾ ವೇಸ್ ಈಜುಕೊಳದ ಆವರಣದಲ್ಲಿ ನಡೆದ ರ‍್ಯಾಲಿಯಲ್ಲಿ ಸ್ಕೇಟರ್‌ಗಳು ಸ್ಕೇಟಿಂಗ್ ಮಾಡುತ್ತಾ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ಗಿಡಗಳಿಂದ ನಮಗೆ ನೆರಳು, ಹಣ್ಣು–ಹಂಪಲುಗಳು ಹಾಗೂ ಶುದ್ಧವಾದ ಆಮ್ಲಜನಕ ದೊರೆಯಲಿದ್ದು, ಮಾನವನ ಉಳಿವಿಗಾಗಿ ಮರಗಳನ್ನು ಬೆಳೆಸುವುದು ಅತ್ಯಗತ್ಯ ಎಂದು ಶಾಲೆ ಸದಸ್ಯ ನಿತಿನ್ ಜಾಧವ್ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಸಿದ್ಧ ಚಿತ್ರಕಾರ ವಸಂತ ನಿರ್ಮಳೆ, ಸ್ಕೇಟಿಂಗ್ ತರಬೇತುದಾರ ಸೂರ್ಯಕಾಂತ ಹಿಂಡಲಗೇಕರ, ವಿಶಾಲ ವೆಸ್ನೆ, ಯೋಗೇಶ ಕುಲಕರ್ಣಿ, ಖುಷಿಕೇಶ ಪಾವರ, ಸೋಹಮ ಹಿಂಡಲಗೇಕರ, ಮಿಸಸ್ ಮಹತ್, ಸಮೀರ ಮಹತ್, ಕರುಣಾ ವಾಘಲಾ, ವಿಜಯ ನಾಯಕ, ತುಳಸಿ ಹಿಂಡಲಗೇಕರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಈ ಮಹತ್ವದ ರ‍್ಯಾಲಿಯಲ್ಲಿ ಸ್ಕೇಟರ್ಸ್ ಗಣದ ಪ್ರಾಣಿಕಾ ಮೊಕೇಕರ, ಕುಂದನ್ ಬಿರ್ಜೆ, ಪ್ರಾಂಜಲ ಪಾಟೀಲ, ಸತ್ಯಂ ಪಾಟೀಲ, ಜಾನ್ವಿ ತೆಂಡೂಲ್ಕರ್, ಅತೀಶ್ ಅಂಗಡಿಕರ, ಶ್ರೇಯಸ್ ಭಂಡಾರಿ, ಆರ್ಯನ್ ನಾಯಕ, ರಿತೇಶ್ ನಾಂಗ್ರೆ, ರಾಜ್ ವಿಜ್ ಕದಂ, ಪ್ರೀತಮ್ ಬಾಗೇವಾಡಿ ಹಾಗೂ ಸಾರ್ಥಕ್ ಚವ್ಹಾಣ್ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದರು.

ಸಂಭ್ರಮದ ಶಾಲಾ ಪ್ರಾರಂಭೋತ್ಸವ

• **ಬೆಳಗಾವಿ:** ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿ ಊಟ, ಪೂರಕ ಪೋಷಣಾ ಆಹಾರ, ಉಚಿತ ಶೈಕ್ಷಣಿಕ ಪ್ರವಾಸ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ ಎಂದು ಬೆಳಗಾವಿ ತಾಲೂಕು ಅಕ್ಷರ ದಾಸೋಹ ಅಧಿಕಾರಿ ರವಿ ಜವಳೀಕರ ತಿಳಿಸಿದರು. ತಾಲೂಕಿನ ಕಾಕತಿಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ 2026 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮಕ್ಕಳಿಗೆ ಹೂಗಳನ್ನು, ಉಚಿತ ಸೌಲಭ್ಯಗಳಾದ ಸಮವಸ್ತ್ರ ಪಠ್ಯಪುಸ್ತಕ ವಿತರಿಸಿ ಆತ್ಮೀಯವಾಗಿ ಸ್ವಾಗತಿಸಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಕುರುಬರ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೂ ಮುಂಚೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ವಿದ್ಯಾರ್ಥಿ ಬಳಗ ಗ್ರಾಮದಲ್ಲಿ ಪ್ರಭಾತ್ ಫೇರಿ ಮಾಡುವುದರ ಮೂಲಕ ಪ್ರಾರಂಭೋತ್ಸವದ ಕುರಿತು ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ಹೊಸದಾಗಿ ಆಗಮಿಸಿದ ಮಕ್ಕಳಿಗೆ ಪುಷ್ಪ ನೀಡುವುದರ ಮೂಲಕ ಶಾಲೆಗೆ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಜಮುನಾ ಕೋಳಿ ರೇಣುಕಾ ಕೋಳಿ, ಸಿದ್ರಾಯಿ ಸುತಾರ, ದಸ್ತಗೀರ ಕೊಣ್ಣೂರ, ಲಲಿತ ಮಹಾಜನಶೆಟ್ಟಿ, ಗೀತಾ ಕಾಂಬ್ಳೆ ಶಶಿಕಲಾ ಕಾಂಬಳೆ, ಶಕುಂತಲಾ ಹೊಸೂರ, ಶ್ರೀದೇವಿ ಮರಕುಂಬಿ, ಶ್ರೀದೇವಿ ದಿಬ್ಬಿ, ಶಕುಂತಲಾ ಕರಾಳೆ, ಗೀತಾ ಗುಡಿ, ಸುಮಿತ್ರಾ . ರಾವುತ,ಸುಮಿತ್ರಾ ಕರವಿನಕೊಪ್ಪ, ಶಮಿಮಾ ಹುಬ್ಬಳ್ಳಿ ಸೇರಿದಂತೆ ಶಾಲಾ ಶಿಕ್ಷಕರು ಎಸ್ ಡಿ ಎಮ್ ಸಿ ಸದಸ್ಯರು ಮತ್ತು ಪಾಲಕರು ಸೇರಿದಂತೆ ಹಲವಾರು ಇದ್ದರು.

ಅರ್ಜಿ ಆಹ್ವಾನ

• **ಬೆಳಗಾವಿ:** 2026–27 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಬಾಕಿ ಉಳಿಕೆ ಸೀಟುಗಳಿಗೆ ಆಫ್ ಲೈನ್ ಮೂಲಕ ಮೇರಿಟ್ ಹಾಗೂ ರೋಷ್ಟರ್ ಅನುಗುಣವಾಗಿ ಸೀಟು ಹಂಚಿಕೆ ಮಾಡಲು ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ಜೂನ್ 1 ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 2 ರ ಸಂಜೆ 5.30 ಗಂಟೆಯವರೆಗೆ ಇದ್ದು, ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್, ಬೆಳಗಾವಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸದರಿ ಕಾಲೇಜಿನಲ್ಲಿ ನಿಗಧಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳ ಆಫ್ ಲೈನ್ ಮೇರಿಟ್ ಹಾಗೂ ಆಷೇಕ್ಷಣೆ ಪಟ್ಟಿ ಪ್ರಕಟಣೆಯನ್ನು ಜೂನ್ 3 ಮದ್ಯಾಹ್ನ 1 ಗಂಟೆಗೆ ಪ್ರಕಟಿಸಲಾಗುತ್ತದೆ. ಆಫ್ ಲೈನ್ ಮೆರಿಟ್ ಮೂಲಕ ಹಂಚಿಕೆಯಾಗಿ ಉಳಿಕೆ, ಭರ್ತಿಯಾಗದೇ ಉಳಿದಿರುವ ಸೀಟುಗಳನ್ನು ಸರ್ಕಾರಿ ಪಾಲಿಟೆಕ್ನಿಕ್, ಬೆಳಗಾವಿ ಪ್ರಾಚಾರ್ಯರ ಹಂತದಲ್ಲಿಯೇ ಆಫ್‌ಲೈನ್ ಮೂಲಕ ಮೆರಿಟ್ ಮತ್ತು ರೋಷ್ಟರಗನುಗುಣವಾಗಿ ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಆಫ್ ಲೈನ್ ಮೂಲಕ ಮೊದಲನೇಯ ಸುತ್ತು ದಿನಾಂಕ ಜೂನ್ 4 ಬೆಳಿಗ್ಗೆ 11 ಗಂಟೆಗೆ ಹಾಗೂ ಎರಡನೇಯ ಸುತ್ತು ಮಧ್ಯಾಹ್ನ 3 ಗಂಟೆಗೆ ಇರುತ್ತದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನೇರಲಿ: ತಾಲೂಕಿನ ನೇರಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ 'ಶಾಲಾ ಪ್ರಾರಂಭೋತ್ಸವ' ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.

ನೇರಲಿಯಲ್ಲಿ ಶಾಲಾ ಪ್ರಾರಂಭೋತ್ಸವ

• **ನೇರಲಿ:** ತಾಲೂಕಿನ ನೇರಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ "ಶಾಲಾ ಪ್ರಾರಂಭೋತ್ಸವ" ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಬೇಸಿಗೆ ರಜೆಯ ನಂತರ ಶಾಲೆಗೆ ಮರಳಿದ ವಿದ್ಯಾರ್ಥಿಗಳನ್ನು ಶಾಲೆಯ ಆವರಣದಲ್ಲಿ ಅತ್ಯಂತ ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು. ಜ್ಞಾನದ ಜ್ಯೋತಿ ಬೆಳಗಿದ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಪಿಡಿಒ ಸಂಜಯ ಹೊಸಮನಿ ಮತ್ತು ಶಾಲಾ ಅಭಿವೃದ್ಧಿ ಉಸ್ತುವಾರಿ ಸಮಿತಿ ಅಧ್ಯಕ್ಷ ಚಿದಾನಂದ ದೇಸಾಯಿ ಜಂಟಿಯಾಗಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಎಸ್. ಎಸ್. ಹಿರೇಮಠ ಮಾತನಾಡಿದರು. ಕಾರ್ಯಕ್ರಮದಲ್ಲಿ ಶೇ. 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ ಈಶ್ವರ ಖೋತ, ಮಾಜಿ ಸೈನಿಕ ನಾಗೇಶ ಚಿಂಚಣಿ, ಪ್ರಗತಿಪರ ರೈತ ಪ್ರಶಾಂತ ಪಾಟೀಲ, ರವಿ ಪಾಟೀಲ, ಸೋಮೇಶ ಶೇಡಬಾಳ, ರಮೇಶ ಕಂಠಿ, ಸುನೀಲ ಕಾಂಬಳೆ, ಪಂಚಾಯತ ಕಾರ್ಯದರ್ಶಿ ರವೀಂದ್ರ ಕಂಕಣವಾಡಿ, ಶಾಲಾ ಎಡಿಎಂಸಿ ಸದಸ್ಯರು, ಮುಖಂಡರು ಹಾಗೂ ಶಾಲೆಯ ಸಹಶಿಕ್ಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ,ಶಿಕ್ಷಕ ಪ್ರೀತಮ ನೀಡಸೋಸಿ ಸ್ವಾಗತಿಸಿ ಪ್ರಾಸ್ತವಿಕ ನುಡಿದರು.ಕೆ ಎ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಮೊದಲ ದಿನವೇ ಬಿಸಿಯೂಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು.


ನೇಸರಗಿ: ಸಂಜೀವಿನಿ-ಕರ್ನಾಟಕರಾಜ್ಯ ಗ್ರಾಮೀಣಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತಿ, ಬೆಳಗಾವಿ ಮತ್ತು ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನಕೇಂದ್ರ, ಮತ್ತಿಕೊಪ್ಪಇವರ ಸಂಯುಕ್ತಾಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ ಪರಿಸರ ಕೃಷಿ ವಿಧಾನಗಳ ಕುರಿತುಆರು ದಿನಗಳ ಮಾಡ್ಯುಲ್ ನಾಲ್ಕರ ತರಬೇತಿ ಕಾರ್ಯಕ್ರಮವನ್ನು ಮತ್ತಿಕೊಪ್ಪದ ಕೃಷಿ ವಿಜ್ಞಾನಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಭ್ರಮದ ಶಾಲಾ ಪ್ರಾರಂಭೋತ್ಸವ

• **ಗೋಕಾಕ:** ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಸಿಆರ್‌ಸಿ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಕೇಂದ್ರ ಶಾಲೆಯ ಎಲ್ಲ ಸರ್ಕಾರಿ ಹಿರಿಯ ಮತ್ತು ಕಿರಿಯ ಹಾಗೂ ತೋಟದ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗಳಲ್ಲಿ 2026–27ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವ, ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಸಡಗರದಿಂದ ನಡೆಯಿತು.

ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಕೇಂದ್ರ ಶಾಲೆಯ ಇಲ್ಲಿಯ ಶಿಕ್ಷಣಪ್ರೇಮಿ ಶಿವಾಜಿ ನೀಲಣ್ಣವರ ಅಕ್ಷರ ಬಂಡಿ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾ ಪ್ರಾರಂಭ, ಮಕ್ಕಳ ದಾಖಲಾತಿ ಸೇರಿದಂತೆ ಹಲವಾರು ಶಿಕ್ಷಣದ ಘೋಷ ವಾಕ್ಯಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಕೂಗುತ್ತಾ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ



▸▸ **ಶಾಲಾ ಮಕ್ಕಳಿಗೆ ಹೂ ಮತ್ತು ಸಿಹಿ ನೀಡಿ ಶಿಕ್ಷಕರು, ಶಿಕ್ಷಣ ಪ್ರೇಮಿಗಳಿಂದ ಸ್ವಾಗತ, ಸರಸ್ವತಿ ಮಹಾಪೂಜಾ, ಅಕ್ಷರ ಬಂಡಿ (ಚಕ್ಕಡಿ)ಗೆ ಹೂಡಿದ ಎತ್ತುಗಳ ಶೃಂಗಾರ, ಬಂಡಿಯಲ್ಲಿ ಕುಳಿತು ಮಕ್ಕಳ ಮೆರವಣಿಗೆ**

ನಡೆದ ಬಳಿಕ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು.

ಬೆಟಗೇರಿ ಸಿಆರ್‌ಸಿ ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಬಿ.ನಾಯ್ಕರ, ಬಸವರಾಜ ಪಣದಿ, ಈರಣ್ಣ ಬಳಿಗಾರ, ಶ್ರೀಶೈಲ ಗಾಣಗಿ, ಶಿವರುದ್ರಗೌಡ ದೇಯಣ್ಣವರ, ಶಂಕರ ಕನೋಜಿ, ನಾಗಪ್ಪ ಬಾಣಸಿ, ವಿಶ್ವನಾಥ ಶೀಗಿಹಳ್ಳಿ, ಮಲ್ಲಿಕಾರ್ಜುನ ನೀಲಣ್ಣವರ, ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗಳ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ, ಸಿದ್ದಣ್ಣ ಸನದಿ, ಉಭಯ ಶಾಲೆಗಳ ಎಸ್‌ಡಿಎಮ್‌ಸಿ ಅಧ್ಯಕ್ಷ ದುಂಡಪ್ಪ ಕಂಬಿ, ಸಿದ್ಧಾರೂಢ ವಡೇರ, ಎಸ್‌ಡಿಎಮ್‌ಸಿ ಸದಸ್ಯರು, ಶಿಕ್ಷಕರು, ಅತಿಥಿಶಿಕ್ಷಕರು, ಬಿಸಿಯೂಟ ಅಡುಗೆ ಸಿಬ್ಬಂದಿ, ಪಾಲಕರು, ಶಿಕ್ಷಣ ಪ್ರೇಮಿಗಳು ಇದ್ದರು.

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಪ್ರತಿಭಟನೆ

• **ಬೆಳಗಾವಿ:** ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.

ಸೋಮವಾರ ನಗರದ ಚನ್ನಮ್ಮ ವೃತ್ತದ ಬಳಿಯ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಅಲ್ಲಿಂದ ಮೆರವಣಿಗೆ ರ್‍ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.

ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮನೋಳಿ ಮಾತನಾಡಿ, ಈಗಾಗಲೇ ಉದ್ಯಮಗಳು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿವೆ. ಈಗ ಪುನಃ ಕನಿಷ್ಠ ವೇತನವನ್ನು ಹೆಚ್ಚಿಸಿದರೆ ಬಹಳಷ್ಟು ಉದ್ಯಮಗಳು ಬಾಗಿಲು ಮುಚ್ಚಲಿವೆ. ಇದರಿಂದ ನಿರುದ್ಯೋಗ ಸಮಸ್ಯೆಯೂ ಉಲ್ಬಣವಾಗಲಿದೆ. ಯಾವುದೇ ಕಾರಣಕ್ಕೆ ಈಗ ಆದೇಶಿಸಿರುವ ಕನಿಷ್ಠ ವೇತನ ನಿಯಮವನ್ನು ಜಾರಿಗೆ ತರಬಾರದು. ಹಂತ ಹಂತವಾಗಿ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ, ಆದರೆ ಒಮ್ಮೆಲೆ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಿಸುವುದು ಉದ್ಯಮಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಸ್ವೀಕರಿಸಿದರು.

ಈ ವೇಳೆ ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಸತೀಶ್ ಕುಲಕರ್ಣಿ, ವಾಣಿಜ್ಯೋದ್ಯಮ ಸಂಘದ ಎಲ್ಲಾ ಪದಾಧಿಕಾರಿಗಳು, ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳು, ನಗರದ ವಿವಿಧ ಉದ್ಯಮಗಳ ನೂರಾರು ಪ್ರತಿನಿಧಿಗಳು ಸೇರಿದಂತೆ ಬೇರೆ ಬೇರೆ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.



ಬಸವೇಶ್ವರ ಶಾಲೆಯಲ್ಲಿ ಮಕ್ಕಳಿಗೆ ಅದ್ದೂರಿ ಸ್ವಾಗತ



• **ಹಲ್ಯಾಳ:** ಗ್ರಾಮದಲ್ಲಿ ಹೊಸ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಬಸವೇಶ್ವರ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಶಾಲಾ ಆವರಣವನ್ನು ಬಲೂನುಗಳು, ಹೂವುಗಳು ಹಾಗೂ ಬಣ್ಣಬಣ್ಣದ ಅಲಂಕಾರಗಳಿಂದ ಶೃಂಗರಿಸಲಾಗಿತ್ತು.

ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹಾಗೂ ಸಿಬ್ಬಂದಿ ಪುಷ್ಪ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಶುಭಾಶಯ ತಿಳಿಸಲಾಯಿತು. ಮಕ್ಕಳ ಸಂತಸ ಮತ್ತು ಉತ್ಸಾಹ ಶಾಲಾ ವಾತಾವರಣವನ್ನು ಮತ್ತಷ್ಟು ಕಂಗೊಳಿಸಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ ಹಾಡಕರ, ಅಧ್ಯಕ್ಷ ಆರ್. ಎಮ್. ಪಾಟೀಲ, ಪೋಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಭಾಗವಹಿಸಿದ್ದರು. ಹೊಸ ಶೈಕ್ಷಣಿಕ ವರ್ಷ ಯಶಸ್ವಿಯಾಗಲಿ ಎಂದು ಹಾರೈಸಿದರು. ಮಕ್ಕಳ ಮುಖದಲ್ಲಿದ್ದ ಸಂತಸ ಮತ್ತು ಉತ್ಸಾಹ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.

ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಸೂಚನೆ
ನಿಗದಿತ ಅವಧಿಯಲಿ ಎಸ್‌ಐಆರ್ ಪೂರ್ಣಗೊಳಿಸಿ

• **ಬೆಳಗಾವಿ:** ಚುನಾವಣಾ ಆಯೋಗದ ಆದೇಶ ದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕಾರ್ಯಾರಂಭ ಮಾಡಲಾಗಿದ್ದು, ನಿಗದಿತ ಅವಧಿಯಲ್ಲಿಯೇ ಕಾರ್ಯಪೂರ್ಣಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಸೋಮವಾರ ಪಾಲಿಕೆ ಕಚೇರಿಯಲ್ಲಿ, ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇಲ್ಲಿಯವರೆಗೆ ಆಗಿರುವ ಪ್ರಗತಿಯ ಕುರಿತು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಉತ್ತರ ದಕ್ಷಿಣ ಎರಡು ವಿಭಾಗಗಳಿದ್ದು, ದಕ್ಷಿಣಕ್ಕೆ ಚುನಾವಣಾ ಅಧಿಕಾರಿಯಾಗಿ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಮ್ ಅವರು, ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಹಾಗೂ ಉತ್ತರ ಭಾಗದ ಚುನಾವಣಾ ಅಧಿಕಾರಿಯಾಗಿ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ತಳವಾರ, ಸಹ ಚುನಾವಣಾ ಅಧಿಕಾರಿಯಾಗಿ ಅಭಿಯಂತರರಾದ ಲಕ್ಷ್ಮೀ ನಿಪ್ಪಾಣಿಕರ್ ನೇಮಕಗೊಂಡಿದ್ದಾರೆ .

40 ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ಉತ್ತರ ದಕ್ಷಿಣ ಸೇರಿ ಒಟ್ಟು 514 ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸುವರು. ಈಗಾಗಲೇ ಉತ್ತರದಲ್ಲಿ ಶೇ. 72.02, ದಕ್ಷಿಣ ದಲ್ಲಿ ಶೇ. 82.66 ರಷ್ಟು ಮ್ಯಾಪಿಂಗ್ ಕಾರ್ಯ ಮುಗಿದಿದ್ದು, ಶೇ.90 ರಷ್ಟು ಗುರಿ ತಲುಪಿದ್ದು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾ ಗಿದೆ. ಜೂ.30ರಿಂದ ಆಯಾ ಹಂತದ ಅಧಿಕಾರಿ ಗಳು ಹಾಗೂ ಸಿಬ್ಬಂದಿ ಕಾರ್ಯ ಆರಂಭ ಮಾಡಲಿದ್ದಾರೆ ಎಂಬ ಮಾಹಿತಿ ನೀಡಿದರು.



ಜಾರಕಿಹೊಳಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷರಾಗಲು ಪ್ರಾರ್ಥನೆ

• **ಬೆಳಗಾವಿ:** ರಾಜ್ಯ ರಾಜಕೀಯದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ, ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ದೊರೆಯಲಿ, ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸೋಮವಾರ ನಗರದ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹಜರತ್ ಸೈಯ್ಯದ ಮುರಾದಲಿ ಶಾ ದರ್ಗಾದಲ್ಲಿ, ವಿಶೇಷ ಧಾರ್ಮಿಕ



ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತೆ ಆಯಿಶಾ ಸನದಿ ಅವರ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಜೈ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದರ್ಗಾದ ಪವಿತ್ರ ಸಮಾಧಿಗೆ ಹೂವಿನ ಹೊದಿಕೆ (ಚಾದರ್) ಅರ್ಪಿಸಿದ ಭಕ್ತರು, ರಾಜ್ಯದ ಜನಪರ ನಾಯಕನಾಗಿ ಗುರುತಿಸಿಕೊಂಡಿರುವಸಚಿವಸತೀಶ್ ಜಾರಕಿಹೊಳಿ ಅವರಿಗೆ ಇನ್ನಷ್ಟು ರಾಜಕೀಯ ಶಕ್ತಿ ಹಾಗೂ ಉನ್ನತ ಜವಾಬ್ದಾರಿಗಳು ದೊರೆಯಲಿ ಎಂದು ಸಾಮೂಹಿಕವಾಗಿ ದುವಾ ಮಾಡಿದರು. ರಾಜ್ಯದ ಅಭಿವೃದ್ಧಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳುವ ನಿಟ್ಟಿನಲ್ಲಿ ಅವರು ಮಹತ್ವದ ಪಾತ್ರ ವಹಿಸಲಿ ಎಂದು ಪ್ರಾರ್ಥಿಸಿದರು.

ಆಯೇಶಾಸನದಿ, ಮುಸ್ಲಿಂಸಮುದಾಯದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಜೈ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು, ಸೇರಿದಂತೆ ಹಲವರು ಇದ್ದರು.

ಶಾಸಕ ಆಸೀಫ್ ಸೇಠ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

• **ಬೆಳಗಾವಿ:** ಬೆಳಗಾವಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹರಳಯ್ಯ ಸಮಗಾರ ಸಮಾಜದ ಮುಖಂಡರು, ದಲಿತ ಸಮುದಾಯದ ಪ್ರತಿನಿಧಿಗಳು ಹಾಗೂ ಬೆಂಬಲಿಗರು ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಲಕ್ಷ್ಮಣ ಮಾಚಕನುರ್ ಹಾಗೂ ಲಕ್ಷ್ಮಣ ಕಾಳೆ, ಹಲವು ವರ್ಷಗಳಿಂದ



ಬೆಳಗಾವಿ ನಗರ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರಕಿಲ್ಲ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ನಗರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ಜಿಲ್ಲೆಯ ರಾಜಕೀಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದಲೂ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ. ಅವರು ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿರುವುದರ ಜೊತೆಗೆ ದಲಿತ ಹಾಗೂ ಹಿಂದುಳಿದ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದರು.

ಈ ವೇಳೆ ರಾಜೇಂದ್ರ ಬಿಡ್ಕರ್ ದೇವೇಂದ್ರ ಕಾಂಬ್ಳೆ, ಪರಶುರಾಮ ತೊರೆ, ಸಾಗರ ಲಾಟ್, ಶ್ರೀದೇವಿ ಕಾಂಬ್ಳೆ, ಅನಿತಾ ಕಾಳೆ, ಹರಾಲ್ಲ್ಯಾ ಸಮಗಾರ ಸಮಾಜದ ಹಿರಿಯರು, ಮುಖಂಡರು, ಮಹಿಳೆಯರು ಹಾಗೂ ಬೆಂಬಲಿಗರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಹಿಡಕಲ್ ಜಲಾಶಯದಿಂದ ನೀರು ಹರಿಸಿ

• **ಗೋಕಾಕ:** ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್‌ಬಿಸಿ)ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ



ಮತ್ತು ಜಾನುವಾರುಗಳ ಹಿತದೃಷ್ಟಿಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ.

ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯ ಸಮಯದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯುಂಟಾಗಿದೆ. ಹಿಡಕಲ್ ಜಲಾಶಯದಿಂದ ಪ್ರತಿ ಸಲವೂ ಮೂರೂ ಕಾಲುವೆಗಳಿಗೆ ನೀರನ್ನು ಹರಿಸಲಾಗುತ್ತಿದೆಯಾದರೂ ಈ ಬಾರಿ ಘಟಪ್ರಭಾ ಬಲದಂಡೆ ಕಾಲುವೆಯ ದುರಸ್ತಿ ಕಾಮಗಾರಿಯು ಪ್ರಗತಿಯಲ್ಲಿದ್ದರಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಹರಿಸಿಲ್ಲ. ಆದರೀಗ, ಬಲದಂಡೆಯ ಕಾಮಗಾರಿಯು ಮುಗಿದಿರುವುದರಿಂದ ಈ ಪ್ರದೇಶದ ಸಾರ್ವಜನಿಕರು ಮತ್ತು ದನ– ಕರುಗಳಿಗೆ ಕುಡಿಯುವ ನೀರಿಗಾಗಿ ಜೂನ್ 5 ರಿಂದ 10 ದಿನಗಳವರೆಗೆ ಜಿಆರ್‌ಬಿಸಿ ಕಾಲುವೆಗೆ ಪ್ರತಿ ದಿನ 2000 ಕ್ಯೂಸೆಕ್‌ನಂತೆ ಕುಡಿಯುವ ನೀರನ್ನು ಹರಿಸುವಂತೆ ಬಾಲಚಂದ್ರ ಜಾರಕಿಹೊಳಿಯವರು ಆಗ್ರಹಿಸಿದ್ದಾರೆ.

ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಬಿಡುಗಡೆ ಮಾಡುವುದರಿಂದ ಕಾಲುವೆಯ ವ್ಯಾಪ್ತಿಯಲ್ಲಿನ ಅಂತರ್ಜಲ ಮಟ್ಟ ಹೆಚ್ಚಳವಾಗುವುದರೊಂದಿಗೆ ತೆರೆದ ಬಾವಿ ಮತ್ತು ಕೊಳವೆ ಬಾವಿಗಳು ಪುನರ್ಭರ್ತಿಯಾಗುತ್ತದೆ. ಸಾರ್ವಜನಿಕರು ಮತ್ತು ಜಾನುವಾರುಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಹರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಕ್ಕಳ ಬದುಕಿನ ನೈತಿಕ ಬುನಾದಿಯೇ ಪ್ರಾಥಮಿಕ ಶಿಕ್ಷಣ



• **ಹಾರೂಗೇರಿ:** ಸಮೀಪದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆ ಯಲ್ಲಾಪಟ್ಟಿಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ ಶಿಕ್ಷಕರ ಮಹಾಸಭೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅರಣ್ಯ ಫೌಂಡೇಷನ್ ಅಧ್ಯಕ್ಷ ಹಾಗೂ ಡಾ.ರವಿ ಇಚಲಕರಂಜಿ ಮಾತನಾಡಿ, ಮಕ್ಕಳ ಬದುಕಿನ ನೈತಿಕತೆಯ ಮೂಲ ಅಡಿಪಾಯವೆಂದರೆ ಪ್ರಾಥಮಿಕ ಶಿಕ್ಷಣ. ಈ ಹಂತದಲ್ಲಿ ಮಕ್ಕಳು ಕಲಿಯುವ ಪ್ರತಿಯೊಂದು ಜ್ಞಾನವು ಅವರ ಭವಿಷ್ಯದ ದೀಪ್ತಿಯಾಗಬೇಕು ಎಂದರು. ಆಗಮಿಸಿದ್ದ ರಾಯಬಾಗ್ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್ ಮಾತನಾಡಿದರು. ಅದೇ ಊರಿನ ಹಾಗೂ ಅದೇ ಶಾಲೆಯಲ್ಲಿ ಕಲಿತ ಕುಮಾರಿ. ದೀಪಾಲಿ ಗುಡೋಡಗಿ ಇದೀಗ ಪಿ ಎಸ ಐ ಹುದ್ದೆಯನ್ನು ಅಲಂಕರಿಸಿ ಶಾಲೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿ ಆರ್ ಸಿ ಬಸವರಾಜ ಕಾಂಬಳೆ , ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದ್ ಪಟಾಯತ್, ಉದ್ಘಾಟಕರಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿತಾ ದಳವಾಯಿ ಆಗಮಿಸಿದ್ದರು.

ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿ

• **ರಾಯಬಾಗ:** ಯಮಕಣಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಬೀಮ್ಸ್ ನಿರ್ದೇಶಕ ರಾಜು ಶಿರಗಾಂವೆ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಭವಿ ಹಾಗೂ ಮುತ್ಸದ್ದಿ ರಾಜಕಾರಣಿಯಾದ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿ ತನ್ನದೇ ಆದ ಬಲಿಷ್ಠ ಬಳಗ ಹೊಂದಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆಗೆ ಸಚಿವ ಸ್ಥಾನ ನೀಡಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಡಾ. ಹಫೀಜ್ ಮುಬಾರಕ ಡೋಂಗರೆ ಮಾತನಾಡಿ, ಶಾಸಕರಾದ ಸತೀಶ್ ಜಾರಕಿಹೊಳಿ ಹಾಗೂ ಅಲ್ಪಸಂಖ್ಯಾತ ಸಮಾಜದ ಬೆಳಗಾವಿ ಶಾಸಕರಾದ ಆಸೀಪ್(ರಾಜು) ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಇರಫಾನ್ ತರಡೆ, ಶಫಿಉಲ್ಲಾ ಗೋಲಂದಾಜ್, ಸಾಗರ ಝುಂಡೆನವರ, ನ್ಯಾ.ಬಂದೆನವಾಜ್ ಮುಲ್ಲಾ, ಇಮಿತಿಯಾಜ್ ಮುಲ್ಲಾ, ಅರಬಾಜ್ ಜಮಾದಾರ, ಮುಸ್ತಾಕ ರಶೀದ್ ಮುಲ್ಲಾ, ಹಫೀಜ್ ಪಹೀಂ ಸೇರಿದಂತೆ ಜಾರಕಿಹೊಳಿ ಹಾಗೂ ಆಸೀಫ್ ಸೇಠ್ ಅಭಿಮಾನಿಗಳು ಉಪಸ್ಥಿತರಿದ್ದರು.



ಕೆಪಿಎ ಆಸರೆ ಯೋಜನೆ ಉಪಯುಕ್ತ



• **ಗೋಕಾಕ:** ಅವಿಸ್ಮರಣೀಯ ನೆನಪುಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಹಿಲ್ ಗಾರ್ಡ್‌ನ ಕಾರ್ಯಾಲಯದಲ್ಲಿ ಕರ್ನಾಟಕ ಫೋಟೊಗ್ರಾಫರ್ ಅಸೋಸಿಯೇಷನನವರು ಜಿಲ್ಲಾ ಮತ್ತು ತಾಲೂಕಾ ಸಂಘಗಳ ಸಹಯೋಗದಲ್ಲಿ ನಿಧನ ಹೊಂದಿದ ಛಾಯಾಗ್ರಾಹಕರ ಕುಟುಂಬಕ್ಕೆ ಒಂದು ಲಕ್ಷ ರೂಗಳ ಸಹಾಯಧನ ನೀಡುವ ಆಸರೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಸಂಘವು ಛಾಯಾಗ್ರಾಹಕರ ಮತ್ತು ಅವರ ರಕ್ಷಣೆಗಾಗಿ ನೀಡುತ್ತಿರುವ ಯೋಜನೆಗಳು ಮಾದರಿಯಾಗಿವೆ. ಛಾಯಾಗ್ರಾಹಕರು ಸಂಘಟಿತರಾಗಿ ತಮ್ಮ ವೃತ್ತಿ ಕೌಶಲ್ಯದಿಂದ ಬದುಕನ್ನು ರೂಪಿಸಿಕೊಳ್ಳಿ ಇದಕ್ಕೆ ನಮ್ಮ ಸಹಾಯ ಸಹಕಾರ ಸದಾ ನೀಡುವದಾಗಿ ಹೇಳಿದರು. ಈ ಸಂದರ್ಭದಲ್ಲಿ ಕೆಪಿಎನ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕೆ ಆರ್, ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಯಮಕನಮರಡಿ, ಸಹಕಾರ್ಯದರ್ಶಿ ಸುರೇಶ ರಜಪೂತ, ತಾಲೂಕಾಧ್ಯಕ್ಷ ಗಂಗಾಧರ ಕಳ್ಳಿಗುದ್ದಿ, ಉಪಾಧ್ಯಕ್ಷ ರವಿ ಉಪ್ಪಿನ, ಕಾರ್ಯದರ್ಶಿ ಮಧು ಸೋನಗೋಜಿ, ಖಜಾಂಚಿ ರಾಜಶೇಖರ ರಜಪೂತ ಸೇರಿದಂತೆ ಅನೇಕರು ಇದ್ದರು.

ಕಿರುಸುದ್ದಿ

ಡಾ.ಎಚ್‌ಸಿಎಂ ಸಚಿವರಾಗಿ ಮುಂದುವರಿಸಲು ಒತ್ತಾಯ

ಅಥಣಿ: ಡಾ.ಎಚ್. ಸಿ. ಮಹಾದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬಾರದು. ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಶ್ರೀಕಾಂತ ತಳವಾರ ಆಗ್ರಹಿಸಿದರು. ಅವರು ಪಟ್ಟಣದ ನಗರದ ಜತ್ತ ರಸ್ತೆಗೆ ಹೊಂದಿಕೊಂಡಿರುವ ಜ್ಯೋತಿಭಾ ಫುಲ್ಲೆ ಸರ್ಕಲದಲ್ಲಿ ಡಾ.ಡಿ .ಜಿ .ಸಾಗರ ಅವರ ಆದೇಶದ ಮೇರೆಗೆ ಹಾಗೂ ಬೆಳಗಾವಿ ಶ್ರೀಕಾಂತ ತಳವಾರ ಹಾಗೂ ಸಂಜಯ ತಳವಲಕರ ನೇತೃತ್ವದಲ್ಲಿ ಅಥಣಿ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು.

ಇಡೀ ರಾಜ್ಯದಲ್ಲಿ ಏಕಕಾಲಕ್ಕೆ ಜಿಲ್ಲಾದ್ಯಂತೆ ಪ್ರತಿಭಟನೆ ಮಾಡಲಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಡಾ. ಎಚ್ ಸಿ ಮಹಾದೇವಪ್ಪ ಒಳ್ಳೆ ಕೆಲಸ ಮಾಡಿರುತ್ತಾರೆ, ಅದಕ್ಕೆ ಡಿ ಕೆ ಶಿವಕುಮಾರ ಸಚಿವ ಸಂಪುಟದಿಂದ ಕೈ ಬಿಡಬಾರದು ಎಂದರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಅಥಣಿ ಸಂಚಾಲಕ ರವಿ ಕಾಂಬಳೆ ಮಾತನಾಡಿ, ಡಾ.ಎಚ್. ಸಿ. ಮಹಾದೇವಪ್ಪ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ತಮ್ಮಗೆ ನಿರ್ವಹಿಸಿದ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿವಿಧ ಜನಪರ ಕೆಲಸ ಹಾಗೂ ಸಂವಿಧಾನ ಪೀಠಕೆ ಪ್ರತಿಯೊಂದು ಶಾಲೆಯಲ್ಲಿ ಸಂವಿಧಾನ ಪೀಠಕೆ ಓದುವುದುನ್ನು ಆದೇಶ ಮಾಡಿದರು. ಇದಲ್ಲದೆ ಇನ್ನು ಹಲವಾರು ಜನರ ಪರ ಹಿಂದುಳಿದ ಹಾಗೂ ದಲಿತ ಪರ ಕೆಲಸ ಮಾಡಿದ್ದಾರೆ. ಅವರ ಕೆಲಸ ನೋಡಿ ಅವರನ್ನು ಡಿ ಕೆ. ಶಿವಕುಮಾರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೊಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಾಂಡುರಂಗ ಕಾಂಬಳೆ, ಸಂತೋಷ ಗಸ್ತಿ, ರಮೇಶ ತಳಕೇರಿ, ದತ್ತು ಕಾಂಬಳೆ, ತುಕಾರಾಮ ಭಜೇಂತ್ರಿ,ನೀಲಕಂಠ ಕಾಂಬಳೆ, ಮಹಾದೇವ ಮಾದರ, ಬಸವರಾಜ ಮಾದರ, ಅಶೋಕ ಚೌಗಲಾ, ಮಂಜುನಾಥ ಪಟ್ಟಣ, ಸಂಜು ಗಸ್ತಿ, ಅಲ್ಲಿಯಾ ಸನದಿ, ಲಕ್ಕಪ್ಪ ಕಾಂಬಳೆ, ಮುತ್ತುರಾಜ ಹರಿಜನ, ಅಜಯ ಮರಡಿ,ಮಹೇಶ ಮರಡಿ, ಬೀರಪ್ಪ ಕಾಂಬಳೆ, ರವಿ ಸಿಂಗೆ, ಶಂಕರ ಕಾಂಬಳೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಶಾಸಕ ಸವದಿಯವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಐಗಳಿ: ಅಥಣಿ ಮತಕ್ಷೇತ್ರದ ಶಾಸಕರಾದ ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಐಗಳಿ ಗ್ರಾಮದ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ನಾಯಕರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಅವರು ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಶ್ರಮಿಸಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ಮಾಡಬೇಕು ಎಂದು ಆರ್.ಆರ್.ತೆಲಸಂಗ, ಅಥಣಿ ಭೂ ನ್ಯಾಯಮಂಡಳಿ ಸದಸ್ಯ ಸಿ.ಎಸ್. ನೇಮಗೌಡ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಬೆಳಗಾವಿ : ಎಐಡಿಎಸ್‌ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಇಂಡಾಲ್ ನಗರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ರ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿ ನಮ್ಮೂರ ಶಾಲೆ 'ನಮ್ಮಯ ಕಣ್ಮಣಿ' ಎಂಬ ಬ್ಯಾನರ್ ಹಿಡಿದು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕರಾದ ಮಹಾಂತೇಶ ಬಿಳೂರ್ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿ, ನಮ್ಮ ದೇಶದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಬೇಕೆಂದು ಜ್ಯೋತಿಬಾಪುಲೆ ಸಾವಿತ್ರಿಬಾಯಿ ಪುಲೆ ಈಶ್ವರ ಚಂದ್ರ ವಿದ್ಯಾಸಾಗರ್ ಪಂಡಿತ್ ಮುಂತಾದವರು ಶ್ರಮಿಸಿದರು. ಅವರ ಹೋರಾಟದ ಫಲವಾಗಿ ಇಂದು ಎಲ್ಲರಿಗೂ ಶಿಕ್ಷಣ ದೊರೆಯುತ್ತಿದೆ. ಆದರೆ ಶಿಕ್ಷಣವನ್ನು ಖಾತ್ರಿ ಎಲ್ಲರಿಗೂ ಖಾತ್ರಿ ಪಡಿಸಬೇಕಿದ್ದ ಸರ್ಕಾರವೇ ಶಾಲೆಗಳನ್ನು ಮುಚ್ಚುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸಾವಿರಾರು ಶಾಲೆಗಳನ್ನು ಮುಚ್ಚಲಾಗುತಿತ್ತು.

ಹೋರಾಟದ ಫಲವಾಗಿ ಜೂ.1 ಸೋಮವಾರದಿಂದ ಶಾಲೆ ಉಳಿದು ಪ್ರಾರಂಭೋತ್ಸವ ನಡೆಸಲಾಗುತ್ತಿದೆ ಎಂದು ಹೇಳಿ ಎಲ್ಲ ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಬೆಳಗಾವಿ ಜಿಲ್ಲಾಧ್ಯಕ್ಷರಾದ ರಾಮು ಹನಗಂಡಿ ಮಾತನಾಡಿದರು. ಈ ವೇಳೆ ಪೋಷಕರಾದ ರೇಖಾ ಹಂಚಿನಮನಿ, ಮಂಜುಳಾ ಕಂಡ್ರಿ, ಯಲ್ಲವ್ವ ಪಟ್ಟನ್ನವರ್, ಆರತಿ, ಶ್ರೀದೇವಿ ಬಂಡಿ ಸೇರಿದಂತೆ ಹಲವಾರು ವಿಧ್ಯಾರ್ಥಿಗಳು ಗ್ರಾಮಸ್ಥರು ಇದ್ದರು.



ಅಥಣಿ: ಡಾ.ಎಚ್. ಸಿ. ಮಹಾದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬಾರದು. ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಜತ್ತ ರಸ್ತೆಗೆ ಹೊಂದಿಕೊಂಡಿರುವ ಜ್ಯೋತಿಭಾ ಪುಲ್ಲೆ ಸರ್ಕಲದಲ್ಲಿ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಸಂಚಾಲಕ ಶ್ರೀಕಾಂತ ತಳವಾರ ಸೇರಿದಂತೆ ಮತ್ತಿತರರು ಇದ್ದರು.

ಕ್ರಿಯಾತ್ಮಕ ಚಟುವಟಿಕೆಗಳಿಂದ ಬಲವರ್ಧನೆ

ಸುರೇಬಾನ: ಉತ್ತಮ ಕಲಿಕೆ ಉಜ್ವಲ ಭವಿಷ್ಯ ಘೋಷಣೆಯಡಿ 2026-27 ನೇ ಶೈಕ್ಷಣಿಕ ವರ್ಷದ ಕ್ರಿಯಾತ್ಮಕ ಚಟುವಟಿಕೆಗಳನ್ನು ಮಕ್ಕಳಿಗಾಗಿ ನೀಡಲಾಗಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಈ ಚಟುವಟಿಕೆಗಳು ಬಲವರ್ಧನೆಗೆ ಸಹಕಾರಿ ಎಂದು ರಾಮದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಂದ್ರ ಕಾಂಬಳೆ ಹೇಳಿದರು.

ಸಮೀಪದ ಗೊಣ್ಣಾಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2026-27 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಾಮದುರ್ಗ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಅವರು ಅಕ್ಷರ ಬಂಡಿ ಹಾಗೂ ಪೂರ್ಣ ಕುಂಭದ ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದಿದ ಶಿಕ್ಷಕ ಎಂ ಬಿ ಬಾರಕೇರ ರವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷರಾದ ಎನ್ ಎಸ್ ಈರನಗೌಡ್ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಶೇಖರ ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಸ್. ಆಯ್ ಭಾಯಪ್ಪಗೋಳ, ಊರಿನ ಹಿರಿಯರಾದ ಪರಪ್ಪ ಜಂಗವಾಡ, ಶಿಕ್ಷಣ ಸಂಯೋಜಕರಾದ ಆರ್. ವಾಯ್ ಮೇತ್ರಿ, ಎಸ್ ಡಿ ಎಂ ಸಿ ಸದಸ್ಯರು ಪಾಲಕರು ಉಪಸ್ಥಿತರಿದ್ದರು. ಎಮ್ ಬಿ ಭಾವಿಕಟ್ಟಿ ನಿರೂಪಿಸಿದರು, ಮುಖ್ಯಪಾಧ್ಯಾಯ ಕೆ ಎನ್ ಯಡ್ರಾವಿ ಸ್ವಾಗತಿಸಿದರು, ಜಹುರ್ ಕಲೆಗಾರ ವಂದಿಸಿದರು.



ಸುರೇಬಾನ: ಸಮೀಪದ ಗೊಣ್ಣಾಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಉದ್ಘಾಟನೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಶಿಂದೋಗಿ ಕ್ರಾಸ್‌ನಲ್ಲಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಶೀಘ್ರದಲ್ಲಿಯೇ ಕಾಲುವೆ ದುರಸ್ತಿ

ಯರಗಟ್ಟಿ : ಮಲಪ್ರಭಾ ಬಲದಂಡೆ ಕಾಲುವೆಯ ಸೈಫನ್ ದುರಸ್ತಿ ಕಾಮಗಾರಿಗಾಗಿ ಅಂದಾಜು ರೂ. 19 ಕೋಟಿ ವೆಚ್ಚದ ಪ್ರಸ್ತಾವನೆಗೆ ಸರ್ಕಾರದ ಅಧಿಕೃತ ಅನುಮೋದನೆ ದೊರೆತಿದೆ. ತಾಂತ್ರಿಕ ಪ್ರಕ್ರಿಯೆಗಳು ಮುಗಿದ ತಕ್ಷಣ ಆದಷ್ಟು ಬೇಗ ಕಾಮಗಾರಿ ಪ್ರಾರಂಭವಾಗಲಿದೆ. ನೀರಾವರಿ ಇಲಾಖೆಯ ಪ್ರಗತಿಯನ್ನು ನಾನು ಗಮನಿಸಿದ್ದು ಅತೀ ಶೀಘ್ರದಲ್ಲಿ ಕಾಲುವೆಯ ಸೈಫನ್ ದುರಸ್ತಿ ಮಾಡಲಾಗುವುದು ಎಂದು ಶಾಸಕ ವಿಶ್ವಾಸ ವಸಂತ ವೈದ್ಯ ಹೇಳಿದರು.

ಸಮೀಪದ ಮುನವಳ್ಳಿ ಪಟ್ಟಣದ ಶಿಂದೋಗಿ ಕ್ರಾಸ್‌ನಲ್ಲಿ ನಡೆದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕಳಸಾಬಂಡೂರಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಶಿವಾನಂದ ಮೇಟಿ ಮಾತನಾಡಿ, ಹಲವಾರು ವರ್ಷಗಳಿಂದ ಕಾಲುವೆ ಸೈಫಾನ ದುರಸ್ತಿಗೆ ರೈತರು ಮನವಿ ಮಾಡಿದರೂ ಸ್ಪಂದಿಸಿರಲಿಲ್ಲ. ಈ ಭಾಗ ಬರಗಾಲ ಪ್ರದೇಶವೆಂದು ಗುರುತಿಸಿ, ಅರೆ ನೀರಾವರಿ ಪದ್ಧತಿಗಾಗಿ ಡ್ಯಾಂ ನಿರ್ಮಾಣ ಸಂದರ್ಭದಲ್ಲಿ ವಿಶೇಷವಾಗಿ ಸೈಫನ್ ನಿರ್ಮಿಸಲಾಗಿದೆ ಅತೀ ಶೀಘ್ರವಾಗಿ ಕಾಲುವೆ ಸೈಫಾನ್ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು.

ಸವದತ್ತಿ ತಾಲೂಕಾ ರೈತ ಸಂಘದ ಅಧ್ಯಕ್ಷ ಪಂಚಪ್ಪ ಹನಸಿ ಮಾತನಾಡಿ, ಶಾಸಕರು ಅಧಿಕಾರಿಗಳೊಂದಿಗೆ ಮಾತನಾಡಿ ರೈತರಿಗಾಗುವ ತೊಂದರೆ ತಪ್ಪಿಸಲು ಸೈಫನ್ ದುರಸ್ತಿ ಕಾಮಗಾರಿ ಪ್ರಾರಂಭಿಸಬೇಕು. ರೈತರ ಬಾಳು ಬೆಳಗುವಂತೆ ಮಾಡಬೇಕು ಎಂದರು.

ಮುಖಂಡರಾದ ಪಂಚನಗೌಡ ದ್ಯಾಮನಗೌಡರ, ಸೋಮು ರೈನಾಪೂರ, ಉಮೇಶ ಬಾಳಿ, ಸುರೇಶ ಕುರುಬಗಟ್ಟಿ, ಸತ್ಯಪ್ಪ ಅಡವಿ, ಪ್ರಶಾಂತ ಕುರುಬಗಟ್ಟಿ, ಅಪ್ಪು ನುಗ್ಗಾನಟ್ಟಿ, ಶೇಖರ ಗೋಕಾವಿ, ಬಸು ಹುರಳಿ, ಮಾಂತೇಶ ಯಕ್ಕೇರಿ, ಮುನವಳ್ಳಿ ಸದಸ್ಯ ಸುಭಾಸ ಗೀದಿಗೌಡ್ರ, ಬಸು ಶಿಗ್ಗಾವಿ, ಎ.ವಿ.ನರಗುಂದ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಮಂಡಲೀಕ ಮೇಟಿ, ಮಲ್ಲು ಬಿಳಗಿ, ಪ್ರಕಾಶ ವಾಲಿ, ಸುರೇಶ ಭಜಂತ್ರಿ, ಸೇರಿದಂತೆ ಶಿಂದೋಗಿ, ಮುನವಳ್ಳಿ, ಯಕ್ಕೇರಿ, ಹಿರೂರ, ಹಳ್ಳೂರ, ಭಂಡಾರಹಳ್ಳಿ, ತೆರೆದಕೊಪ್ಪ, ಬೋಚಬಾಳ, ಮಾಗನೂರ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.



> **ಮಲಪ್ರಭಾ ಬಲದಂಡೆ ಕಾಲುವೆ ಸೈಫನ್ ದುರಸ್ತಿಗೆ 19 ಕೋಟಿ ಅನುಮೋದನೆ.ಸವದತ್ತಿ ಹಾಗೂ ಯರಗಟ್ಟಿ ತಾಲೂಕುಗಳ ಸಮಗ್ರ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ನಮ್ಮ ಅನ್ನದಾತರಿಗೆ ನ್ಯಾಯ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸರ್ಕಾರದಿಂದ ಅನುದಾನ ಮಂಜೂರಾಗಿ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ, ರೈತರು ಧರಣಿಯನ್ನು ಕೈಬಿಟ್ಟು ಕಾಮಗಾರಿ ಸುಗಮವಾಗಿ ನಡೆಯಲು ಸಹಕರಿಸಿ.**
> ■ ವಿಶ್ವಾಸ ವೈದ್ಯ, ಶಾಸಕರು, ಸವದತ್ತಿ

ಕೆಪಿಎಸ್ ಶಾಲೆಗಳ ಲೋಕಾರ್ಪಣೆ

ಖಾನಾಪುರ: ಪಟ್ಟಣದ ಶಾಸಕರ ಮಾದರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಮತ್ತು ತಾಲೂಕಿನ ಗುಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಗಳು 2026-27ನೇ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತನೆ ಹೊಂದಲಿವೆ. ಈ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಸೋಮವಾರ ಪಟ್ಟಣದಲ್ಲಿ ನೂತನ ಕೆ.ಪಿ.ಎಸ್ ಶಾಲೆಗಳ ಲೋಕಾರ್ಪಣೆ ಮತ್ತು ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದೊಂದಿಗೆ ಮರಾಠಿ ಮಾಧ್ಯಮ ಶಿಕ್ಷಣದ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ''ಈಗಾಗಲೇ ಪಟ್ಟಣದ ವಿದ್ಯಾನಗರ ಪ್ರಾಥಮಿಕ ಶಾಲೆಯನ್ನು ಪಿಎಂಶ್ರೀ ಶಾಲೆಯಾಗಿ ಪರಿವರ್ತಿಸಲಾಗಿದೆ. ಇದೇ ಶೈಕ್ಷಣಿಕ ವರ್ಷದಿಂದ ಸರಕಾರಿ ಪ್ರೌಢಶಾಲೆಯೂ ಪಿಎಂಶ್ರೀ ಶಾಲೆಯಾಗಿ ಮುಂದುವರೆಯಲಿದೆ. ಸರಕಾರಿ ಪ್ರೌಢಶಾಲೆಯಲ್ಲಿಮರಾಠಿಮಾಧ್ಯಮವನ್ನು ಆರಂಭಿಸಲಾಗಿದ್ದು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮಕ್ಕಳನ್ನು ಕೆಪಿಎಸ್ ಮತ್ತು ಪಿಎಂಶ್ರೀ ಶಾಲೆಗಳಿಗೆ ದಾಖಲಿಸಿ ಶಾಲೆಗಳಲ್ಲಿರುವ ವಿವಿಧ ಯೋಜನೆಗಳ ಸದ್ವಿನಿಯೋಗ ಮಾಡಿಕೊಳ್ಳಬೇಕು'' ಎಂದರು.

ಬಿಇಒ ಪಿ.ರಾಮಪ್ಪ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಸಕರ ಮಾದರಿ ಶಾಲೆ ಮತ್ತು ವಿದ್ಯಾನಗರ ಪಿಎಂಶ್ರೀ ಶಾಲೆಗಳಲ್ಲಿ ಎಲ್‌ಕೆಜಿಗೆ ದಾಖಲಾದ ಮಕ್ಕಳನ್ನು ಸ್ವಾಗತಿಸಲಾಯಿತು. ಬವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮುವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಪಂ ಇಒ ರಮೇಶ ಮೇತ್ರಿ, ಬಿಆರ್‌ಸಿ ಕೋ-ಆರ್ಡಿನೇಟರ್ ಮಂಜುನಾಥ ಹತ್ತಿ, ಬಿಸಿಯೂಟ ಯೋಜನೆಯ ವಿನಾಯಕ ಜಕಾತಿ, ಮುಖ್ಯ ಶಿಕ್ಷಕ ಶಂಕರ ಕಮ್ಮಾರ, ಸಿಆರ್‌ಪಿ ಬಸವರಾಜ ಜನಕಟ್ಟಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಬಿಇಒ ಕಚೇರಿಯ ಸಿಬ್ಬಂದಿ, ಎಸ್ಡಿಎಂಸಿ ಸದಸ್ಯರು ಹಾಗೂ ಇತರರು ಇದ್ದರು.



ಜೂ 12ರಂದು ಬಸವಶ್ರೀ, ಪ್ರತಿಭಾ ಪುರಸ್ಕಾರ

ರಾಮದುರ್ಗ: ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕವು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜೂ 12ರಂದು ಬಸವಶ್ರೀ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ಆಯೋಜಿಸಿದೆ ಎಂದು ತಾಲೂಕಾ ಘಟಕದ ಅಧ್ಯಕ್ಷ ಶಶಿಧರ ಮಾಳವಾಡ ಹೇಳಿದರು.

ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳನ್ನು ಮತ್ತು ಎಂಬಿಬಿಎಸ್ ಹಾಗೂ ಪಿಎಚ್‌ಡಿ ಪಾಸಾಗಿರುವ ಪ್ರತಿಭಾವಂತರಿಗೆ ಸಹಿತ ಬಸವಶ್ರೀ ಪುರಸ್ಕಾರವನ್ನು ಜೂ. 12ರಂದು ಪಟ್ಟಣದ ಬಸವ ಗಾರ್ಡನ್ (ಆರಿಬೆಂಚಿ ಕಲ್ಯಾಣ ಮಂಟಪ)ದಲ್ಲಿ ನೀಡಿ ಗೌರವಿಸಲಾಗುವುದು. ಶಾಸಕ ಅಶೋಕ ಪಟ್ಟಣ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೂಢಗಿ ಆಗಮಿಸುವರು. ಅತಿಥಿ ಉಪನ್ಯಾಸಕರಾಗಿ ಅಂತರರಾಷ್ಟ್ರೀಯ ಖ್ಯಾತ ಹಿಂದೂಸ್ತಾನಿ ಗಾಯಕ ಡಾ. ಮೃತ್ಯುಂಜಯ ಶೆಟ್ಟರ ಆಗಮಿಸುವರು ಎಂದು ತಿಳಿಸಿದರು.

ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣಾ ಬುಡ್ಡಾಗೋಳ- 9481004733 ಮತ್ತಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣ ಕಲ್ಯಾಣಿ- 9108603110, ಸದಸ್ಯರಾದ ಪ್ರಭು ನಡಮನಿ- 9008761668, ಸುರೇಶ ಆಲಗುಂಡಿ- 9449464910 ಗೆ ಸಂಪರ್ಕಿಸಿ ಜೂ. 10ರ ಒಳಗಾಗಿ ಹೆಸರು ನೋಂದಾಯಿಸಲು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕಾ ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾ ಮಠಾಣಿ, ತಾಲೂಕು ಘಟಕದ ಹಿರಿಯ ಉಪಾಧ್ಯಕ್ಷ ಪ್ರೋ. ಎಸ್. ಎಂ. ಸಕ್ರಿ, ಪ್ರಧಾನ ಕಾರ್ಯದರ್ಶಿ ಈರಣ್ಣ ಬುಡ್ಡಾಗೋಳ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣ ಕಲ್ಯಾಣಿ ಇದ್ದರು.



ಸರ್ಕಾರಿ ಶಾಲೆಯ ಸೌಲಭ್ಯ ಪಡೆದುಕೊಂಡು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಿ

ಮೂಡಲಗಿ : ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸರಕಾರ ಕೊಡುತ್ತಿರುವ ಅನೇಕ ಶೈಕ್ಷಣಿಕ ಸೌಲಭ್ಯಗಳನ್ನು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳುವಲ್ಲಿ ಪಾಲಕರೂ ಕೂಡ ಸಹಕರಿಸಬೇಕು ಎಂದು ತುಕ್ಕಾನಟ್ಟಿಯ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯ ಮುಖ್ಯಗುರು ಎ. ಗಿರೆಣ್ಣವರ ಹೇಳಿದರು.

ಸೋಮವಾರ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂದರ್ಭದಲ್ಲಿ ಪಾಲಕರನ್ನು ಕುರಿತು ಮಾತನಾಡಿದರು.

ಈ ಸಲ ತುಕ್ಕಾನಟ್ಟಿಯ ಶಾಲೆಯಲ್ಲಿ ಎಲ್.ಕೆ.ಜಿ. ತರಗತಿಯನ್ನು ಹಾಗೂ 5 ತರಗತಿಯವರೆಗೆ ದ್ವಿಭಾಷಾ ಮಾಧ್ಯಮ ಜಾರಿಗೆ ತರಲಾಗಿದೆ ಹಾಗೂ ಕಳೆದ ವರ್ಷದಿಂದ ಅರಬಾಂವಿ ಶಾಸಕರ ಸಿ.ಎಸ್.ಆರ್ ಅನುದಾನದಿಂದ ಪ್ರೌಢಶಾಲೆ ಕೂಡ ಪ್ರಾರಂಭವಾಗಿದೆ. ಅದಕ್ಕಾಗಿ ಗ್ರಾಮಸ್ಥರು ಇಲ್ಲಿ ತಮ್ಮ ಮಕ್ಕಳಿಗೆ ಹಲವಾರು ಸೌಲಭ್ಯಗಳೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ ಎಂದರು ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಸುನಂದಾ ಭಜಂತ್ರಿ ಮಾತನಾಡಿ, ಸರಕಾರಿ ಶಾಲೆಯಲ್ಲಿ ಪ್ರಾರಂಭದಿಂದಲೇ ಉಚಿತ ಸಮುವಸ್ತ್ರ ಪಠ್ಯ ಪುಸ್ತಕ ಅಕ್ಷರದಾಸೋಹ ಯೋಜನೆ ಪ್ರಾರಂಭಿಸಿರುವದರಿಂದ ವಿದ್ಯಾರ್ಥಿಗಳು ಇದರ ಲಾಭ ಪಡೆದು ಎಲ್ಲ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದರು. ರೈತ ಮುಖಂಡ ಸತ್ತೆಪ್ಪ ಮಲ್ಲಾಪೂರ ಮಾತನಾಡಿದರು.



ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಈ ಶಾಲೆಯಲ್ಲಿ ಹೊಸ ತರಗತಿಗೆ ಸುಮಾರು 100 ಮಕ್ಕಳು ದಾಖಲಾದರು. ಇವತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ಭೋಜನದೊಂದಿಗೆ ಉಚಿತ ಸಮುವಸ್ತ್ರ ಪಠ್ಯ ಪುಸ್ತಕ ವಿತರಿಸಲಾಯಿತು. ಎಲ್ಲ ವಿದ್ಯಾರ್ಥಿ ಪಾಲಕರಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಗ್ರಾ. ಪಂ ಮಾಜಿ ಅಧ್ಯಕ್ಷೆ ಗಾಯತ್ರಿ ಬಾಗೇವಾಡಿ, ಭರಮಪ್ಪ ಹರಿಜನ, ಶಾನೂರ ಮರ್ದಿ, ಆನಂದ ಉಪ್ಪಾರ, ಕರವೇ ಅಧ್ಯಕ್ಷ ಬಸವರಾಜ ಹುಲಕುಂದ, ಸಿಆರ್‌ಪಿ ಬಸವರಾಜ ಅಂಗಡಿ ಹಾಗೂ ಶಿಕ್ಷಕರಾದ ಬಸವರಾಜ ನಾಯಿಕ, ಸೋಮಶೇಖರ ವಾಯ್. ಆರ್. ಮಹಾದೇವ ಇದ್ದರು.

ಪ್ರಾಚಾರ್ಯ ಎನ್.ಬಿ ಶಿರಶ್ಯಾಡ ಬೀಳ್ಕೊಡುಗೆ

ಖಾನಾಪುರ: ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದ ಎನ್.ಬಿ ಶಿರಶ್ಯಾಡ ಅವರು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ಕಾಲೇಜಿನ ಉಪನ್ಯಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ವತಿಯಿಂದ ಆತ್ಮೀಯವಾಗಿ ಸತ್ಕರಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿಪ್ರಾಚಾರ್ಯ ರವಿಶಂಕರ ಮಠ, ಉಪನ್ಯಾಸಕರಾದ ವಿಕ್ರಂ ಸೂರ್ಯವಂಶಿ, ಶ್ರೀಧರ ಚಿಂಚಣಿ, ಧೂಳೇಶ ಕೋಕರೆ, ಎಫ್.ಡಿ ತಳವಾರ, ಗೋವಿಂದ ಮಠದ, ಉಮಾಕಿರಣ, ಎಸ್.ಕೆ ಅಕಿವಾಟ ಹಾಗೂ ಇತರರು ಮಾತನಾಡಿ ಶಿಕ್ಷಣ ಕ್ಷೇತ್ರಕ್ಕೆ ಶಿರಶ್ಯಾಡ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿ ನಿವೃತ್ತಿ ಜೀವನಕ್ಕೆ ಶುಭ ಕೋರಿದರು. ಶಿರಶ್ಯಾಡ ಅವರು ಸನ್ಮಾನ ಸ್ವೀಕರಿಸಿದರು. ಕಾಲೇಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸನ್ನ ಕುಲಕರ್ಣಿ,



ದ್ವಿತೀಯ ದರ್ಜೆ ಸಹಾಯಕಿ ಮೇಘಾ ಪಾಟೀಲ, ಉಪನ್ಯಾಸಕರಾದ ಬಸವರಾಜ ಮುರಗೋಡ, ಶಂಕರಾನಂದ ಬಡಿಗೇರ, ರಮೇಶ ಕಾಳೆ, ನಿಖಿಲ ಕಟ್ಟಿ, ಬಸಯ್ಯ ಹಿರೇಮಠ, ನಿಖಿತಾ ಪಾಟೀಲ ಸೇರಿದಂತೆ ಕಾಲೇಜಿನ ಸಿಬ್ಬಂದಿ ಇದ್ದರು.

ಆಕಸ್ಮಿಕ ನಿಧನ ಹೊಂದಿದ ಸದಸ್ಯರ ಕುಟುಂಬಕ್ಕೆ 1 ಲಕ್ಷ ರೂ.ನೆರವು

ಹಾರೂಗೇರಿ: ಪಟ್ಟಣದಕಾಳಿಕಾದೇವಿ ದೇವಸ್ಥಾನದ ಸಭಾಭವನದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘದ ಜಿಲ್ಲಾ ಹಾಗೂ ರಾಯಬಾಗ ತಾಲೂಕು ಘಟಕದ ಸಹಯೋಗದಲ್ಲಿ ಕರ್ನಾಟಕ ಫೋಟೋಗ್ರಾಫರ್ ಅಸೋಸಿಯೇಷನ್ (ಕೆಪಿಎ) ಸಂಘದ ನೇತೃತ್ವದಲ್ಲಿ ಕೆಪಿಎ ಆಸರೆ ಯೋಜನೆ ಉದ್ಘಾಟನಾ ಸಮಾರಂಭ ಸೋಮವಾರರಂದು ಜರುಗಿತು.

ಕಾಳಿಕಾಮಾತೆಗೆ ಪೂಜೆ ಸಲ್ಲಿಸಿದ ನಂತರ ಕೆಪಿಎ ಆಸರೆ ಯೋಜನೆಯ ಕರಪತ್ರಗಳಿಗೆ ಮುಖಂಡರಾದ ಸದಾಶಿವ ದೇಶಿಂಗೆ ಹಾಗೂ ಸಂಘದ ಅಧ್ಯಕ್ಷರಾದ ಹಣಮಂತ ಕುರಿಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರಾದ ಸದಾಶಿವ ದೇಶಿಂಗೆ ಅವರು, ಛಾಯಾಗ್ರಾಹಕರ ಕಲ್ಯಾಣಕ್ಕಾಗಿ ರೂಪಿಸಿರುವ ಕೆಪಿಎ ಆಸರೆ ಯೋಜನೆಯು ಸದಸ್ಯರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮಹತ್ವದ ಯೋಜನೆಯಾಗಿದೆ ಎಂದು ತಿಳಿಸಿದರು. ಯೋಜನೆಯಡಿ ನೋಂದಾಯಿತ ಸದಸ್ಯರು ಆಕಸ್ಮಿಕವಾಗಿ ನಿಧನ ಹೊಂದಿದಲ್ಲಿ ಅವರ ಕುಟುಂಬಕ್ಕೆ 1 ಲಕ್ಷ ಆರ್ಥಿಕ ನೆರವು ನೀಡಲಾಗುವುದು ಎಂದು ವಿವರಿಸಿದರು.

ಈ ಯೋಜನೆಯ ನೋಂದಣಿ ಅಭಿಯಾನವು ಜೂನ್ 1ರಿಂದ ರಾಜ್ಯಾದ್ಯಂತ ಆರಂಭವಾಗಿದ್ದು, ಎಲ್ಲಾ ವೃತ್ತಿಪರ ಛಾಯಾಗ್ರಾಹಕರು ಸದಸ್ಯತ್ವ ಪಡೆದು ಯೋಜನೆಯ ಸೌಲಭ್ಯಗಳನ್ನು ಪಡೆಯುವಂತೆ ಮನವಿ ಮಾಡಲಾಯಿತು. ಸಂಘಟನೆಯ ಸದಸ್ಯರ ಸಂಕಷ್ಟದ ಸಮಯದಲ್ಲಿ ಕುಟುಂಬದ ನೆರವಿಗೆ ಧಾವಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಎ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಯೋಜನೆಯ ಉದ್ದೇಶ, ನಿಯಮಗಳು ಮತ್ತು ಸದಸ್ಯತ್ವ ನೋಂದಣಿ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು. ಅಲ್ಲದೆ, ಛಾಯಾಗ್ರಾಹಕರ ಹಿತಾಸಕ್ತಿ ಕಾಪಾಡಲು ಸಂಘವು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದಾಗಿ ಸಂಘದ ಉಪಾಧ್ಯಕ್ಷರಾದ ಶಿವಯ್ಯ ಮಠಪತಿ ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುಭಾಸ ನಾಯಿಕ, ಖಜಾಂಚಿ ಜ್ಯೋತಿಬಾ ದುಮಾಳೆ, ರವಿ ದೊಂಗಡಿ, ಹಣಮಂತ ಸಣ್ಣಕ್ಕಿನವರ, ದತ್ತಾ ದೊಂಗಡಿ, ಕುಮಾರ ಹಳಕಲ್, ಶೀತಲ ಧರ್ಮಣ್ಣವರ, ಕಲ್ಲಪ್ಪ ತಳವಾರ, ಸಿದ್ದು ಹುಣಚ್ಯಾಳ, ಸನ್ನಪ್ಪ ಸಣ್ಣಕ್ಕಿನವರ, ಅಣ್ಣಾಸಾಬ ಕಾಂಬಳೆ, ಪರಗೊಂಡ ಜನಗೊಂಡ ,ಕಾಳಪ್ಪಾ ಪತ್ತಾರ ,ಯಮನಪ್ಪಾ ರಬಕವಿ ಜಿಲ್ಲಾ ಮತ್ತು ತಾಲೂಕು ಸಂಘಗಳ ಪದಾಧಿಕಾರಿಗಳು, ವಿವಿಧ ಭಾಗಗಳಿಂದ ಆಗಮಿಸಿದ್ದ ಛಾಯಾಗ್ರಾಹಕರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವು ಸಂಘದ ಸದಸ್ಯರಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಲಾಯಿತು.



ಕೆಪಿಎ ಆಸರೆ ಯೋಜನೆ ಉದ್ಘಾಟನೆ

ನಾಡಿನಾದ್ಯಂತ ಮಳೆಗಾಗಿ 11 ದಿನ ನಿರಂತರ ವಿಶೇಷ ಮಹಾಪೂಜೆ, ರುದ್ರಾಭಿಷೇಕ

ಸಂಕೇಶ್ವರ : ನಾಡಿನಾದ್ಯಂತ ಸಕಾಲಿಕ ಹಾಗೂ ಸಮೃದ್ಧ ಮಳೆಯಾಗಿ ಕೃಷಿ ಚಟುವಟಿಕೆಗಳು ಅಭಿವೃದ್ಧಿ ಹೊಂದಲಿ, ಜಲಮೂಲಗಳು ಪುನರುಜ್ಜೀವನಗೊಳ್ಳಲಿ ಎಂಬ ಸದುದ್ದೇಶದಿಂದ ನಿಡಸೋಸಿಯಲ್ಲಿ ಜಗದ್ಗುರು ಶ್ರೀ ದುರುದುಂಡೀಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಸೋಮವಾರ 11 ದಿನಗಳ ಕಾಲ ನಿರಂತರ ವಿಶೇಷ ಮಹಾಪೂಜೆ ಹಾಗೂ ರುದ್ರಾಭಿಷೇಕ ಆರಂಭಗೊಂಡಿತು.

ಜಗದ್ಗುರು ಪಂಚಮ ಡಾ. ಶಿವಲಿಂಗೇಶ್ವರ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ 11 ದಿನಗಳ ಕಾಲ ನಿರಂತರ ವಿಶೇಷ ಮಹಾಪೂಜೆ ಹಾಗೂ ರುದ್ರಾಭಿಷೇಕ ಜರುಗಲಿದ್ದು, ಇತ್ತೀಚಿನ ದಿನಗಳಲ್ಲಿ ಪ್ರಕೃತಿಯಲ್ಲಿ ಉಂಟಾಗಿರುವ ವೈಪರೀತ್ಯಗಳು, ಉಷ್ಣಾಂಶದ ಏರಿಕೆ ಹಾಗೂ ಮಳೆಯ ಅನಿಶ್ಚಿತತೆಯಿಂದ ರೈತ ಸಮುದಾಯದಲ್ಲಿ ಮೂಡಿರುವ ಆತಂಕದ ಹಿನ್ನೆಲೆಯಲ್ಲಿ, ನಾಡಿನ ಸರ್ವತೋಮುಖ ಅಭಿವೃದ್ಧಿ ಮತ್ತು ಕೃಷಿ ಸಮೃದ್ಧಿಗಾಗಿ ಶ್ರೀಮಠದ ಜಗದ್ಗುರು ಶ್ರೀ ದುರದುಂಡೀಶ್ವರ ಕತೃ ಗದ್ದುಗೆಯಲ್ಲಿ ವಿಶೇಷ ಸಂಕಲ್ಪ ಕೈಗೊಳ್ಳಲಾಯಿತು. ವೇದವಿದ್ವಾಂಸರ ಪವಿತ್ರ ಮಂತ್ರೋಚ್ಚಾರಣೆಯ ಮಧ್ಯೆ ಶಿವಾರಾಧನೆ ನೆರವೇರಿಸಿ, ಮಳೆ ದೇವತೆಯ ಅನುಗ್ರಹಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಜಗದ್ಗುರು ಪಂಚಮ ಡಾ. ಶಿವಲಿಂಗೇಶ್ವರ ಮಹಾಸ್ವಾಮೀಜಿಗಳು, ಪ್ರಕೃತಿಯ ಕೃಪೆಯೇ ಮಾನವ ಜೀವನದ ಮೂಲಾಧಾರವಾಗಿದೆ. ಕೃಷಿ, ಕುಡಿಯುವ ನೀರು ಹಾಗೂ ಜೀವಜಗತ್ತಿನ ಅಸ್ತಿತ್ವವು ಮಳೆಯನ್ನೇ ಅವಲಂಬಿಸಿದೆ. ಪರಮೇಶ್ವರನ ಕೃಪೆಯಿಂದ ನಾಡಿನಾದ್ಯಂತ ಸಮೃದ್ಧ ಮಳೆಯಾಗಿ ಅನ್ನದಾತರ ಬದುಕು ಹಸನಾಗಲಿ, ಜಲಾಶಯಗಳು ತುಂಬಿ ತುಳುಕಲಿ ಹಾಗೂ ಜನಜೀವನ ಸುಖ-ಶಾಂತಿಯಿಂದ ಕೂಡಿರಲಿ ಎಂದು ಹಾರೈಸಿದರು.

ಪೂಜಾ ಮಹೋತ್ಸವದಲ್ಲಿ ಭಕ್ತವೃಂದ, ರೈತ ಬಂಧುಗಳು, ಗ್ರಾಮಸ್ಥರು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಪಾಲ್ಗೊಂಡು ಲೋಕಮಂಗಳಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ ವಿಧಿವಿಧಾನಗಳ ಬಳಿಕ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ನಾಡಿನ ಸಮಗ್ರ ಕಲ್ಯಾಣ, ಕೃಷಿ ವೈಭವ, ಪರಿಸರ ಸಮತೋಲನ ಹಾಗೂ ಸರ್ವಜನ ಹಿತಕ್ಕಾಗಿ ನಡೆದ ಈ ವಿಶೇಷ ಪ್ರಾರ್ಥನಾ ಕಾರ್ಯಕ್ರಮವು ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯ ಮತ್ತು ಆಶಾಭಾವನೆಯನ್ನು ಮೂಡಿಸಿತು. ಉತ್ತರಾಧಿಕಾರಿ ನಿಜಲಿಂಗೇಶ್ವರ ಸ್ವಾಮೀಜಿ ಪಾಲ್ಗೊಂಡರು.

ವೇದ ವಿದ್ವಾಂಸರಾದ ಸುನೀಲ ಹಿರೇಮಠ, ಮಲ್ಲಯ್ಯ ಕಾಡದೇವರಮಠ, ಸಾತಯ್ಯ ಸಾವಳಗಿಮಠ, ಗುರು ಹಿರೇಮಠ, ಮಹಾಂತೇಶ ಮಠದ, ಮಹಾಂತೇಶ ಹಿರೇಮಠ, ಪ್ರಧಾನ ಅರ್ಚಕ ಸೋಮನಾಥ ಆಚಾರಿ, ಅಮರ ಹಿರೇಮಠ, ದರ್ಶನ ಹಿರೇಮಠ, ಪ್ರಣವ ಹಿರೇಮಠ ಮಂತ್ರ ಪಠಿಸಿದರು.



ವರುಣನಿಗಾಗಿ ವಿಶೇಷ ಪ್ರಾರ್ಥನೆ

ಕಿರುಸುದ್ದಿ

ಜೆಇಇ ಅಡ್ವಾನ್ಸಡ್: ದಿಶಾ ಮೇಲಿನಮನಿ ಉತ್ತೀರ್ಣ



ಜಮಖಂಡಿ: ಐಐಟಿ, ಎನ್ಐಟಿ ಹಾಗೂ ಐಐಐಟಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ ಬಿ.ಇ ಹಾಗೂ ಬಿ.ಟೆಕ್ ಕೋಸ್‌ಗಳ ಪ್ರವೇಶಕ್ಕಾಗಿ ಜರುಗಿಸಿದ್ದ ಜೆಇಇ ಅಡ್ವಾನ್ಸಡ್ ಪರೀಕ್ಷೆಯಲ್ಲಿ ಮೂಡಬಿದರೆಯ ವಿದ್ಯಾಶಾರದ ಅಕಾಡೆಮಿಯ ಸಹಯೋಗದ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿಶಾ ಮೇಲಿನಮನಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ.ಗಿರಡ್ಡಿ ತಿಳಿಸಿದ್ದಾರೆ. ಆಲ್ ಇಂಡಿಯಾ ರ್‍ಯಾಂಕಿಂಗ್‌ನ ಕ್ಯಾಟಗರಿ ವಿಭಾಗದಲ್ಲಿ 4345ನೇ ರ್‍ಯಾಂಕ್‌ನೊಂದಿಗೆ ಉತ್ತೀರ್ಣರಾಗಿದ್ದಾರೆ. ಜೆಇಇ ಮೇನ್ಸ್ ಪರೀಕ್ಷೆಯಲ್ಲಿ 70.88 ಪರ್ಸೆಂಟೈಲ್‌ನೊಂದಿಗೆ ಜೆಇಇ ಅಡ್ವಾನ್ಸಡ ಪರೀಕ್ಷೆಗೆ ಅರ್ಹತೆಯನ್ನು ಪಡೆದಿದ್ದನ್ನು ಸ್ಮರಿಸಬಹುದು. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ,ಗಿರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ, ಉಪಪ್ರಾಚಾರ್ಯ ಶ್ರೀಕಾಂತ ಬೆಳ್ಳಿಹಾಳ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ತಮ್ಮ ಹರ್ಷ ವ್ಯಕ್ತಪಡಿಸಿದಾರೆ.

ಶಾಸಕ ಜೆ.ಟಿ.ಪಾಟೀಲಗೆ ಸಚಿವ ಸ್ಥಾನ ನೀಡಲು ಮನವಿ



ಗಲಗಲಿ: ಬೀಳಗಿ ಶಾಸಕ ಜೆ.ಟಿ.ಪಾಟೀಲ್ ಅವರಿಗೆ ನೂತನ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಹೊಳ ಬಸಪ್ಪ ಮಂಟೂರ ಮನವಿ ಮಾಡಿದ್ದಾರೆ. ಜೆ.ಟಿ.ಪಾಟೀಲ ಅವರು ನಿಷ್ಠಾವಂತ ಹಿರಿಯ ಶಾಸಕರಾಗಿದ್ದು, ಉತ್ತಮ ಕಾರ್ಯ ಮಾಡಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಮುನ್ನಡೆಸಿ ಕ್ಷೇತ್ರದಲ್ಲಿ ಕ್ರಿಯಾಶೀಲ ಶಾಸಕರೆಂದು ಮನೆ ಮಾತಾಗಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅವರು ಉತ್ತಮ ಕಾರ್ಯ ಮಾಡಲು ಸಮರ್ಥರಾಗಿದ್ದಾರೆ ಎಂದು ಹೊಳಬಸಪ್ಪ ಮಂಟೂರು ತಿಳಿಸಿದ್ದಾರೆ.

ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಬಾಗಲಕೋಟೆ: ಡಾ.ಫ.ಗು.ಹಳಕಟ್ಟಿ ರಾಷ್ಟ್ರೀಯ ಟ್ರಸ್ಟ್‌ನ ಬಾಗಲಕೋಟೆ ತಾಲೂಕು ಘಟಕ ಅಸ್ತಿತ್ವಕ್ಕೆ ಬಂದಿದೆ. ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ತಾಲೂಕು ಘಟಕದ ಗೌರವಾಧ್ಯಕ್ಷ, ಶಂಕರಪ್ಪ ಚವಡಾಪೂರ ಅಧ್ಯಕ್ಷ, ಬಸವರಾಜ ತಿಪ್ಪಶೆಟ್ಟಿ ಕಾರ್ಯದರ್ಶಿ, ಎಂ.ಎಲ್.ಶಾಂತಗೇರಿ ಗೌರವ ಕಾರ್ಯದರ್ಶಿ ಹಾಗೂ ಸುರೇಶ ಉಕ್ಕಲಿ ಖಜಾಂಚಿಯಾಗಿರುತ್ತಾರೆ. ಎಂ.ಎಂ.ಜಿಗಜಿನ್ನಿ, ಪಿ.ಆರ್.ಪಾವಟೆ, ಪ್ರಕಾಶ ಬಾಳಕ್ಕನವರ, ಎಂ.ಎಸ್.ಹೊಸಮನಿ, ಶಿವರುದ್ರಪ್ಪ ಹೊಸಕೋಟೆ, ರುದ್ರಪ್ಪ ಮ್ಯಾಗಿನಹಳ್ಳಿ ಸದಸ್ಯರಾಗಿದ್ದಾರೆ. ಎ.ಎಸ್.ಪಾವಟೆ, ಎಸ್.ಎಸ್.ಅನಾಮಿ, ಎಚ್.ಜಿ.ಮಿರ್ಜಿ, ಪ್ರಕಾಶ ಹಿತ್ತಲಮನಿ, ಸಿದ್ದಣ್ಣ ಬಿರಾದಾರ ಸಲಹಾ ಸಮಿತಿ ಸದಸ್ಯರಾಗಿದ್ದಾರೆ ಎಂದು ಘಟಕದ ಅಧ್ಯಕ್ಷ ಶಂಕರಪ್ಪ ಚವಡಾಪುರ ತಿಳಿಸಿದ್ದಾರೆ.

ಕಮಕನೂರಗೆ ಪೂರ್ಣಾವಧಿ ಸ್ಥಾನಕ್ಕೆ ಆಯ್ಕೆ ಮಾಡಿ



ಬಾಗಲಕೋಟೆ: ರಾಜ್ಯ ಅಂಬಿಗ, ಕೋಲಿ, ಕಬ್ಬಲಿಗ ಸಮುದಾಯದ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಪೂರ್ಣಾವಧಿ ಪರಿಷತ್ ಸ್ಥಾನ ನೀಡಬೇಕು ಎಂದು ಸಮುದಾಯದ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರನ್ನು ಒತ್ತಾಯಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಬೆಸ್ತರ, ಕೋಲಿ, ಅಂಬಿಗರ ಜಾತಿ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಯಮನಪ್ಪ ಮಡಿಕೇರ, ನಮ್ಮ ಸಮುದಾಯದ ನಾಯಕರಿಗೆ ಅಲ್ಪಾವಗೆ ವಿಧಾನ ಪರಿಷತ್ ಸ್ಥಾನ ನೀಡಲಾಗಿತ್ತು. ಇದರಿಂದಾಗಿ ಸಮುದಾಯಕೆಕ ಸಿಗಬೇಕಾದ ನಿಜವಾದ ರಾಜಕೀಯ ಸ್ಥಾನಮಾನ ಮತ್ತು ಹಕ್ಕುಗಳು ಸಮರ್ಪಕವಾಗಿ ದೊರೆತಿಲ್ಲ. ಪೂರ್ಣ ಪ್ರಮಾಣದ 6 ವರ್ಷಗಳ ಅವಗೆ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು. ಸಮಾಜದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಇದನ್ನು ಸರಿದೂಗಿಸಲು ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸ್ಥಾನ ನೀಡಿ ಸಮುದಾಯಕ್ಕೆ ಬಲ ನೀಡಬೇಕು ಎಂದು ಆಗ್ರಹಿಸಿದರು. ಮುದಕಣ್ಣ ಅಂಬಿಗೇರ, ದೇವರಾಯಪ್ಪ ಮೂಲಿಮನಿ, ಸಂಗಮೇಶ ಕರಬಂದ, ಅಜಿತ ಗಣೇಕಲ್, ರಮೇಶ ಪಡಸಲಗಿ, ಮುತ್ತಣ್ಣ ಬಾರಕೇರ ಇತರರಿದ್ದರು.



ಕಮತಗಿ: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ 2026-2027 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ವಿದ್ಯಾರ್ಥಿಗಳಿಗೆ ಪುಷ್ಪ ನೀಡುವುದರ ಮುಖಾಂತರ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು. ಡಿಪಿಇಪಿ ಶಾಲೆಯ ಮುಖ್ಯಗುರು ಎಸ್.ಪಿ.ಮಾದಿನಾಳ, ಎಸ್‌ಡಿಎಂಸಿ ಅಧ್ಯಕ್ಷ ಪಿ.ಎಸ್.ಸಿನ್ನೂರ, ಗದಿಗೆಪ್ಪ ನಿಡುಗುಂದಿ, ಮುರ್ತುಜ್ ಡಂಗಿ, ಪರಶುರಾಮ ಕಟ್ಟಿಮನಿ, ನಾಗೇಶ ಮುರಾಳ ಹಾಜರಿದ್ದರು.

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಲಿ

ಬೀಳಗಿ: ಶಾಲಾ ಪ್ರಾರಂಭೋತ್ಸವ ಗ್ರಾಮದ ಶೈಕ್ಷಣಿಕ ಪ್ರಗತಿಗೆ ಮುನ್ನುಡಿಗೆ ನಾಂದಿಯಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಆದಾಪೂರ ಹೇಳಿದರು. ತಾಲೂಕಿನ ಗಿರಿಸಾಗರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ ಮತ್ತು ಶಿಕ್ಷಕರ ಮಹಾಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಸರಕಾರ 1ರಿಂದ 5ನೇ ತರಗತಿ ವರೆಗೆ ದ್ವಿಭಾಷಾ ಮಾಧ್ಯಮದಲ್ಲಿ ಬೋಧನಾ ಪ್ರಕ್ರಿಯೆ ನಡೆಯಲಿದೆ ಎಂದರು. ತಾಲೂಕಿನ ವಿವಿಧ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳೂ ಸಹ ದ್ವಿಭಾಷಾ ಮಾಧ್ಯಮದಲ್ಲಿ ಪ್ರಾರಂಭವಾಗಿವೆ. ಸಾರ್ವಜನಿಕರು ಹೆಚ್ಚು ಲಾಭ ಪಡೆಯಬೇಕು. ಉತ್ತಮ ಕಲಿಕೆ: ಉಜ್ವಲ ಭವಿಷ್ಯ ಎಂಬ ಧ್ಯೇಯ ವಾಕ್ಯವು ಮಕ್ಕಳ ಭವಿಷ್ಯ ಉತ್ತಮವಾಗಲಿದೆ ಎಂದು ತಿಳಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬ್ಳೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಿವಾಜಿ ನಾಯಕ, ಪ್ರೌಢ ಶಿಕ್ಷಣ ಸಂಯೋಜಕ ಜಗದೀಶ ಖೋತ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಎಂ.ಬಿ.ಕಣಬೂರ, ಎಸ್.ಎಸ್.ತಳೇವಾಡ, ಬಸವರಾಜ ರಾಠೋಡ, ಎನ್.ಎಸ್.ಪಾಟೀಲ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಶೈಲ ಕಾಜಗಾರ, ಎಸ್‌ಡಿಎಂಸಿ ಅಧ್ಯಕ್ಷ ಬಿ.ಡಿ.ಪಾಟೀಲ, ಆಕಾಶರಾಜ ದೇಸಾಯಿ, ಮುಖ್ಯೋಪಾಧ್ಯಾಯ ಎಸ್.ಎ.ಕನಸೆ, ಎಲ್.ಎನ್.ಇಳಗೇರ, ಗಣ್ಯರಾದ ಶ್ರೀಕಾಂತ ಸಂದಿಮನಿ, ಪ್ರಕಾಶ ಹೆಗ್ಗೂರ, ಸುಜಾತಾ ಘಾಟೆ, ಸಂಗಪ್ಪ ಅಗಸರ, ಶಿಕ್ಷಕ ಐ.ಎಲ್.ಗುಡಿಸಾಗರ, ಕೆ.ಜಿ.ದಿವಾಣದ ಮತ್ತಿತರಿದ್ದರು.



ಬೀಳಗಿ: ತಾಲೂಕಿನ ಗಿರಿಸಾಗರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ ಮತ್ತು ಶಿಕ್ಷಕರ ಮಹಾಸಭೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಆದಾಪೂರ, ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಿವಾಜಿ ನಾಯಕ ಇದ್ದರು.

ಶಾಲಾ ಪ್ರಾರಂಭೋತ್ಸವಕ್ಕೆ ಶಾಸಕ ಉಮೇಶ ಮೇಟಿ ಚಾಲನೆ

ಶಿಕ್ಷಣ ಪ್ರತಿಯೊಬ್ಬರ ಭದ್ರ ಅಡಿಪಾಯ

ಬಾಗಲಕೋಟೆ: ಜಿಲ್ಲೆಯಾದ್ಯಂತ ಪ್ರಾರಂಭವಾದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭದ ಹಿನ್ನಲೆಯಲ್ಲಿ ಸೋಮವಾರ ತಿಮ್ಮಾಪುರ ಹಾಗೂ ಬೇವಿನಮಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಬಾಗಲಕೋಟೆ ಶಾಸಕ ಉಮೇಶ ಮೇಟಿ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ, ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಶಿಕ್ಷಣವು ಪ್ರತಿಯೊಬ್ಬರ ಜೀವನದ ಭದ್ರ ಅಡಿಪಾಯವಾಗಿದ್ದು, ಶಿಕ್ಷಣವೇ ವ್ಯಕ್ತಿಯ ಭವಿಷ್ಯವನ್ನುರೂಪಿಸುವಪ್ರಮುಖಸಾಧನವಾಗಿದೆ. ವಿದ್ಯಾರ್ಥಿಗಳು ಪಠ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು, ಸಮಯಪಾಲನೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಪಾಲಕರು ತಮ್ಮ ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸಿ ಅವರ ಶಿಕ್ಷಣದ ಬಗ್ಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು. ಬೇವಿನಮಟ್ಟಿ ಶಾಲೆಗೆ ಶಾಸಕರ ಅನುದಾನದಲಲಿ ಹೆಚ್ಚುವರಿಯಾಗಿ 2 ಕೊಠಡಿ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು. ಇದರಿಂದ ಕೊಠಡಿ ವಿದ್ಯಾರ್ಥಿಗಳಿಗೆ ಅನುಕೂಲಕರ



ಕಲಿಕಾ ವಾತಾವರಣ ದೊರೆಯಲಿದೆ ಎಂದರು. ಈ ಸಂದರ್ಭದಲ್ಲಿ ಸ್ಮಾರ್ಟ ಕ್ಲಾಸ್‌ಗೆ ಚಾಲನೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಶಾಲೆಗಳು ಕೇವಲ ಪಾಠ ಪುಸ್ತಕಗಳ ಜ್ಞಾನವಲ್ಲ, ಜೀವನದ ಮೌಲ್ಯಗಳನ್ನು ಕಲಿಸುತ್ತವೆ. ಶಾಲೆಯ ಪರಿಸರ ಸರಳತೆ, ಸಹನೆ ಶಿಸ್ತನ್ನು ಬೆಳೆಸುತ್ತದೆ. ಸರ್ಕಾರಿ ಶಾಲೆಗಳು ದೇಶದ ಸಾಮಾನ್ಯ ಜನರ ಕನಸುಗಳಿಗೆ ಬುನಾದಿ ಹಾಕುತ್ತದೆ. ಸರಳ ಬದುಕು, ಉನ್ನತ ಚಿಂತನೆ ಇದರ ಮೊದಲ ಪಾಠ ಸರ್ಕಾರಿ ಶಾಲೆಯಲ್ಲಿ ಸಿಗುತ್ತದೆ ಎಂದು ಹೇಳಿದರು. ಬೇವಿನಮಟ್ಟಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ವ್ಯಕ್ತಿಕವಾಗಿ 10 ಸಾವಿರ ರೂ.ಗಳನ್ನು ಎಸ್‌ಡಿಎಂಸಿ ಖಾತೆಗೆ ಜಮೆ ಮಾಡುವುದಾಗಿ ತಿಳಿಸಿದರು.

ತಿಮ್ಮಾಪುರ ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಪಿಕೆಪಿಎಸ್ ಅಧ್ಯಕ್ಷ ಮುತ್ತಪ್ಪ ಹುಗ್ಗಿ, ಗ್ರಾಪಂ ಸದಸ್ಯರಾದ ಸಂಗನಗೌಡ ಪಾಟೀಲ, ಗ್ರಾಮದ ಪ್ರಮುಖರಾದ ಮಲ್ಲಪ್ಪ ಹಂಚಿನಾಳ, ಗ್ಯಾನಪ್ಪ ತುಂಬರಮಟ್ಟಿ, ಎಸ್‌ಡಿಎಂಸಿ ಸದಸ್ಯ ಮಹಾದೇವಪ್ಪ ಕುಂಬಾರ ಇದ್ದರು.

ಬೇವಿನಮಟ್ಟಿ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಪ್ರಮೋದಿನಿ ಬಲೂಲವಾಡಿ, ತಾಪಂ ಇಒ ಸುಭಾಷ ಸಂಪಗಾವಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಲಕ್ಷ್ಮೀದೇವಿ ಮುಂಡವಾಡಿ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಎಂ.ಪಿ.ಕುದರಿ, ಬಿಆರ್‌ಸಿಸಿವೈ ಸಂಗಮ, ದೈಹಿಕ ಶಿಕ್ಷಣ ಅಧಿಕಾರಿ ಆರ್.ಆರ್.ಪಾಟೀಲ ಸೇರಿದಂತೆ ಮುಖಂಡರಾದ ದ್ಯಾಮಣ್ಣ ಗಾಳಿ, ನಾಗರಾಜ ಹದ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮ ಪೂರ್ವದಲ್ಲಿ ತಿಮ್ಮಾಪುರ ಗ್ರಾಮದಲ್ಲಿ ಶಾಸಕ ಉಮೇಶ ಮೇಟಿ ಅವರು ಶೈಕ್ಷಣಿಕ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ಸಿಹಿ ವಿತರಿಸುವ ಮೂಲಕ ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರು. ಬೇವಿನಮಟ್ಟಿ ಗ್ರಾಮದಲ್ಲಿ ತೆರೆದ ಬಂಡಿಯಲ್ಲಿ ಶಾಸಕರು ಹಾಗೂ ಇತರೆ ಗಣ್ಯರನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತಂದು ಬರಮಾಡಿಕೊಳ್ಳಲಾಯಿತು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಕೆರೂರ: ಪಟ್ಟಣದ ರೈತ ಸಂಘದವರು ವಿವಿಧ ಹಕ್ಕುಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಬಾದಾಮಿ ಕ್ರಾಸ್‌ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಿ ತರಕಾರಿ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ವೇದಿಕೆ ತಲುಪಿತು.

ಪಟ್ಟಣ ಪಂಚಾಯಿತಿ ವತಿಯಿಂದ ಆಶ್ರಯ ಯೋಜನೆಯಡಿ ಬಡವರಿಗೆ ಮಂಜೂರಾದ ಮನೆಗಳ ಹಕ್ಕು ಪತ್ರ, ಕೆರೆಯಿಂದ ಕೂಡ ಮೂಲ ಚರಂಡಿ ನೀರಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವುದು, ರೈತರ ಸಾಲ ಮನ್ನಾ ಮಾಡಬೇಕೆಂದು ಜೈ ಜವಾನ ಜೈ ಕಿಸಾನ್ ಘೋಷಣೆ ಕೂಗಿ ಪ್ರತಿಭಟಿಸಿದರು.

ರೈತ ಮುಖಂಡ ಗೋವಿಂದಪ್ಪ ಬೆಳಗಂಟಿ ಮಾತನಾಡಿ, ಕೆರೂರ ಕೆವಿಜಿ ಬ್ಯಾಂಕ್ ಈ ಹಿಂದೆ ಆದ ಕೋಟ್ಯಾಂತರ ರೂ. ಅವ್ಯವಹಾರ ಸರಿಪಡಿಸಬೇಕು. ಗೊಬ್ಬರ ಖರೀದಿಸಲು ಸರ್ಕಾರ ಆದೇಶ ಹೊರಡಿಸಿರುವ ಕಡ್ಡಾಯ ಆದಾರ ಲಿಂಕ್ ಹಿಂಪಡೆದು ಈ ಮೊದಲು ಇದ್ದ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ರೈತ ಮುಖಂಡ ದೀಲಿಪಕುಮಾರ ದೇಸಾಯಿ ಮಾತನಾಡಿ, ರೈತರು ಒಗ್ಗಾಟಿ ಹೋರಾಡಿದರೆ ಜಯ ಖಂಡಿತ ಸಿಗುತ್ತದೆ. ಪ್ರತಿಯೊಬ್ಬ ಯುವ ರೈತರ ಪ್ರತಿಭಟನೆಲ್ಲಿ ಭಾಗವಹಿಸಿ ಅನ್ಯಾಯದ ವಿರುದ್ಧ ಹೋರಾಡಬೇಕು ಎಂದರು.

ಹೆರಕಲ್ ದಕ್ಷಿಣ ಏತ ನೀರಾವರಿ ಅರ್ಧಕ್ಕೆ ನಿಂತಿರುವ ಕಾಮಗಾರಿ ಶೀಘ್ರ ಪ್ರಾರಂಭಿಸಬೇಕು. ಎಪಿಎಂಸಿ ಮಾರುಕಟ್ಟೆಯನ್ನು ಶೀಘ್ರ ಪ್ರಾರಂಭಿಸಬೇಕು. ಕೆರೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕ್ರಮವಹಿಸಿ ಕೊರೆತ ಇರುವ ಸಿಬ್ಬಂದಿ ನೇಮಕ ಮಾಡಬೇಕು. ಸ್ಥಳೀಯ ನಾಡಕಚೇರಿ ಕಾರ್ಯಾಲಯವನ್ನು ಈ ಮೊದಲು ಇದ್ದ ಸ್ಥಳದಲ್ಲಿ ಮುಂದವರೆಸಬೇಕೆಂದು ಪ್ರತಿಭಟನೆ ನಡೆಸಿದರು.

ರೈತ ಸಂಘದವರು ಉಪತಹಶೀಲ್ದಾರ್ ವಿರೇಶ ಬಡಿಗೇರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರೈತ ಮುಖಂಡರಾದ ಚನ್ನಪ್ಪಮಲ್ಲಪ್ಪ ಘಟ್ಟದ, ಯಲ್ಲಪ್ಪ ಹೆಗಡೆ, ಸುರೇಶ ಪೂಜಾರ, ಭರಮಪ್ಪ ಉದಗಟ್ಟಿ, ಗೋವಿಂದಪ್ಪ ಬೆಳಗಂಟಿ, ಹುಸೇನಸಾಬ ಮಾಲದಾರ, ಹುಸೇನಸಾಬ ರಾಘಾಪೂರ, ನಿಂಗಪ್ಪ ಬೆಳಗಂಟಿ, ಮುಕ್ತುಮ ಜಾತಗೇರ, ಸ್ಟೈಪನ್ ಬೇಪಾರಿ ಇತರರು ಇದ್ದರು.



ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪಗೆ ಸ್ಥಾನ ನೀಡಲು ಡಿಎಸ್‌ಎಸ್ ಆಗ್ರಹ

ಜಮಖಂಡಿ: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರಬಣ)ದ ಪದಾಧಿಕಾರಿಗಳು ಸೋಮವಾರ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿಗಳ ಬದಲಾವಣೆ ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಅತ್ಯಂತ ಸರಳವಾಗಿ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ರಾಜ್ಯದ ರಾಜ ಕಾರಣಿಗಳಿಗೆ ಮಾದರಿಯಾಗಿದೆ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲಿರುವ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಅಪ್ಪಟ ಅಂಬೇಡ್ಕರ್ ವಾದಿ, ಡಾ.ಮಹದೇವಪ್ಪ ಅವರಿಗೆ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.

ನಾಲ್ಕು ದಶಕಗಳಿಂದ ಸಂವಿಧಾನದ ಆಶಯಗಳ ಸಾಕಾರಕ್ಕೆ ಜ್ಯಾತ್ಯಾತೀತ ಸಮಾಜಕ್ಕೆ ದೀನ ದಲಿತರ, ಹಿಂದುಳಿದ ಅಲ್ಪ ಸಂಖ್ಯಾತರ, ಮಹಿಳೆಯರ, ಬಡವರ ಧ್ವನಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೋಮುವಾದದ ವಿರುದ್ಧ ಯಾವಾಗಲು ಮೃದುಧೋರಣೆ ತಾಳದೇ ಸಮಸಮಾಜದ ಕನಸು ಹೊತ್ತು ಬದ್ಧತೆಯಿಂದ ಸೈದ್ಧಾಂತಿಕ ನೆಲಗಟ್ಟಿನಲ್ಲಿ ರಾಜಕೀಯ ಮಾಡುತ್ತಾ ಬಂದಿದ್ದಾರೆ.

ಇಂತಹ ಸಂದರ್ಭದಲ್ಲಿ ಅವರನ್ನು ಕಡೆಗಣಿಸ ಬಾರದು ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಲಕ್ಷಾಂತರ ಅವರ ಅಭಿಮಾನಿಗಳ ಬೇಡಿಕೆಗೆ ಸ್ಪಂಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ, ತಾಲೂಕು ಸಂಚಾಲಕ ದೀಪಕ ಕಂಕಣವಾಡಿ, ಬಸವರಾಜ ದೊಡಮನಿ, ಅಮಿತ ಸೂರಗೊಂಡ, ಸಹಜಾನಂದ ದೊಡಮನಿ, ಅಡಿವೆಪ್ಪ ಮರೇಗುದ್ದಿ, ಶಂಕರ ಹೊಸಮನಿ ರಾಜು ಪೋಳ,ಹನಮಂತ ಮೇಲ್ಗಡೆ, ದೀಲಿಪ ಕಾಂಬಳೆ, ಚಿದಾನಂದ ಕಂಬಾಗಿ, ಸೋಮು ಶಿಂಗೆ, ವಿಠ್ಠಲ ಕಾಂಬಳೆ ಶಿವನಿಂಗ ಕಾಂಬಳೆ ಹನಮಂತ ಕಾಂಬಳೆ, ಕೃಷ್ಣಾ ಶೇಗುಣಶಿ, ಈಶ್ವರ ಚನ್ನಪ್ಪಗೋಳ ಭಾಗವಹಿಸಿದ್ದರು.



ಜಾಲಿಹಾಳ ಪಿಕೆಪಿಎಸ್‌ಗೆ 32.34 ಲಕ್ಷ ರೂ.ನಿವ್ವಳ ಲಾಭ

ಬಾದಾಮಿ: ಸಹಕಾರಿಗಳ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರತಿ ವರ್ಷವು ಪ್ರಗತಿ ಪಥದತ್ತ ಸಾಗುತ್ತಿದೆ. ರೈತಾಪಿ ಬಾಂಧವರ ಆರ್ಥಿಕ ಪ್ರಗತಿಯೇ ನಮ್ಮ ಸಂಘದ ಮೂಲ ಉದ್ದೇಶವಾಗಿದೆ. ಹೀಗಾಗಿ ಸಾಲವನ್ನು ಪಡೆದ ಸಹಕಾರಿಗಳು ಸಕಾಲಕ್ಕೆ ಮರು ಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕೆಂದು ಸಂಘದ ಅಧ್ಯಕ್ಷ ಸಿದ್ದನಗೌಡ ಬ.ಪಾಟೀಲ ಹೇಳಿದರು.

ತಾಲೂಕಿನ ಜಾಲಿಹಾಳ ಗ್ರಾಮದ ಪಿಕೆಪಿಎಸ್ ಸಂಘದ ವಾರ್ಷಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ನಮ್ಮ ಸಂಘವು ಉತ್ತಮ ಹಣಕಾಸಿನ ವಹಿವಾಟು ನಡೆಸುವ ಮೂಲಕ 32.34 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಾಹಕ ಮಾನಪ್ಪ ಬಡಿಗೇರ ಆರ್ಥಿಕ ತಖ್ತೆಗಳ ಮಂಡನೆ, ಶಿವಾಜಿ ಘಾಟನೆ ಹಿಂದಿನ ಸಭೆಯ ಠರಾವುಗಳ ಮಂಡನೆ, ಗಂಗಾಧರ ಮೂಲಿಮನಿ ಲಾಭ ವಿಂಗಡನೆ ಮಂಡನೆ, ನಿರ್ದೇಶಕ ಟಿಪ್ಪುಸಾಬ ಕೆರೂರ ಲೆಕ್ಕ ಪರಿಶೋಧಕ ಮಂಡನೆ ಮಾಡಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ತಲಾ ಮೂರು ಜನ ಪ್ರತಿಭಾವಂತ



ವಿದ್ಯಾರ್ಥಿಗಳಿಗೆ ಮತ್ತು ನಿವೃತ್ತ ನೌಕರರನ್ನು ಪುರಸ್ಕರಿಸಲಾಯಿತು. ಉಪಾಧ್ಯಕ್ಷ ಬಸವರಾಜ ಗೋಗೇರಿ, ನಿರ್ದೇಶಕರಾದ ಬಸಪ್ಪ ದಳವಾಯಿ, ಅಂದಾನಯ್ಯ ವೀಫಳಾರಿ, ಶೇಖರಪ್ಪ ಕೋಟೆನ್ನವರ, ವೀರಭದ್ರಗೌಡರಾ ಪಾಟಿಲ, ಬಸವರಾಜ ಗೆದಗೇರಿ, ನಾಗಪ್ಪ ಹಿರೇಮನಿ, ಯಲ್ಲಪ್ಪ ತಳವಾರ, ಲಕ್ಷ್ಮೀ ಜಾಲಗಾರ, ಚನ್ನಪ್ಪ ಹಿರೇಮನಿ, ರೂಪಾ ಕಂಠಿಮಠ ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಬಿಆರ್‌ಸಿ ಯಲಿಗಾರ

ಗುಳೇದಗುಡ್ಡ: ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಹೆಚ್ಚಿನ ಸೌಲಭ್ಯ ಹೊಂದಿವೆ. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ದೊರೆಯುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳಿಗೇ ಮಕ್ಕಳನ್ನು ದಾಖಲಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಬಿಆರ್‌ಸಿ ಸಂಗಮೇಶ ಯಲಿಗಾರ ಹೇಳಿದರು.

ಸೋಮವಾರ ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಹೊಸದಾಗಿ ಎಲ್‌ಕೆಜಿ ದ್ವಿಭಾಷಾ ಮಾಧ್ಯಮ ತರಗತಿಗೆ ಉಚಿತ ಪ್ರವೇಶ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ರಾಜ್ಯಸರ್ಕಾರ ಉಚಿತವಾಗಿ ಸಮವಸ್ತ್ರ, ಪಠ್ಯಪುಸ್ತಕ, ಶೂ, ಬಿಸಿಯೂಟ ಮುಂತಾದ ಸೌಲಭ್ಯ ಮಕ್ಕಳಿಗೆ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಿದ್ದಾರೆ. ಪೋಷಕರು ಕಾನ್ವೆಂಟ್‌ಗಳ ಮೇಲಿನ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಬೇಕು ಎಂದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕೊರತೆಯಿಲ್ಲ. ಇಲ್ಲಿ



ಶಿಸ್ತು ಬದ್ಧವಾಗಿ ಶಿಕ್ಷಣದೊರೆಯುತ್ತದೆ. ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರ್‍ಯಾಂಕ್ ಬಂದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಪಾಲಕರು ಅಸಡ್ಡೆ ತೋರಬಾರದು ಎಂದರು.ಮಕ್ಕಳಿಂದ ಶಾಲಾ ಆಂದೋಲನ ಜಾಥಾ ನಡೆಸಲಾಯಿತು. ಮಕ್ಕಳಿಗೆ ಹೂವು, ಸಿಹಿ ತಿನಿಸಿ ಶಾಲೆಗೆ ಸಂಭ್ರಮದಿಂದ ಬರಮಾಡಿಕೊಂಡರು. ಸಿಆರ್‌ಪಿ ಭಾಗೀರತಿ ಆಲೂರು, ಎಸ್‌ಡಿಎಂಸಿ ಉಪಾಧ್ಯಕ್ಷ ಮೂಕಪ್ಪ ಹಾದಿಮನಿ, ಸದಸ್ಯರಾದ ದುರ್ಗವ್ವ ಮಾದರ, ಗಿರೀಶ ಚೋಳಾ, ಎಂ.ಬಿ.ಗೌಡರ. ಮಲ್ಲು ಚೋಳಾ, ಗೋಪಾಲ ಧೂಪದ, ಮುಖ್ಯಗುರುಗಳಾದ ಎಂ.ಎಂ.ಚಿತ್ತರಗಿ. ಶಿಕ್ಷಕರಾದ ಬಿ.ಜಿನಾಗರಾಳ, ಜೆ.ಎಲ್ ಸಿಂಗದ, ಎಂ.ಕೆ.ಪತ್ತಾರ, ಎ.ಜಿ.ರಾಠೋಡ, ಅನ್ನಪೂರ್ಣ ಬಿ ಇದ್ದರು.

ಆರ್‌ಸಿಬಿ ಗೆಲುವು: ಅದ್ದೂರಿ ವಿಜಯೋತ್ಸವ



ಕಲಾದಗಿ: ಸತತ ಎರಡನೇ ಬಾರಿ ಐಪಿಎಲ್ ಕಪ್ ಗೆದ್ದ ರಾಯಲ್ ಚಾಲೆಂಜರ್ಸ ಬೆಂಗಳೂರು(ಆರ್‌ಸಿಬಿ) ತಂಡ ಭಾನುವಾರ ತಡರಾತ್ರಿ ಗುಜರಾತ ಟೈಟಾನ್ಸ ತಂಡದ ವಿರುದ್ಧ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದರು.

ವಿವಿಧ ಪ್ರಮುಖ ಸ್ಥಾನಗಳಾದ ಬಯಲು ರಂಗ ಮಂದಿರ, ಡಾ.ಅಂಬೇಡ್ಕರ ಸರ್ಕಲ್, ಕೊಬ್ರಿ ಕ್ರಾಸ್, ಹೊಸೂರ ಚೌಕ, ಹರಣಶಿಕಾರಿ ಕಾಲೋನಿ, ಪಂಚಾಯತ ರಸ್ತೆ, ಸೇರಿದಂತೆ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಸಾವಿರಾರು ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಗ್ರಾಮದ ಪ್ರಮೂಖ ಸ್ಥಾನವಾದ ಬಸ್ ನಿಲ್ದಾಣದ ಹತ್ತಿರದ ಬಯಲು ರಂಗಮಂದಿರದ ಹತ್ತಿರ ನೂರಾರು ಯುವಕರು ಸಿಹಿ ಹಂಚಿ ಸೌಂಡ ಬಾಕ್ಸಗಳಲ್ಲಿ ಹಾಡು ಹಚ್ಚಿ ಆಗಸದೆತ್ತರಕ್ಕೆ ರಂಗುರಂಗಿನ ಬಣ್ಣಗಳ ಪಟಾಕಿ ಸಿಡಿಸುತ್ತಾ ಕುಣಿದು ಕುಪ್ಪಳಿಸಿದರು. ಇನ್ನು ಕೆಲವರು ಹಲಗೆ ಬಾರಿಸುತ್ತಾ ವಿರಾಟ ಕೊಹ್ಲಿ ಹಾಗೂ ಆರ್‌ಸಿಬಿ ತಂಡದ ಚಿಹ್ನೆಯ ಧ್ವಜ ಹಿಡಿದು ಪೋಟೋಗೆ ಹಾಲಿನ ಅಭಿಷೇಕ, ವಿದ್ಯುತ ದೀಪಾಲಂಕಾರ ಮಾಡಿ ಮೆರವಣಿಗೆ ಮಾಡುವ ಮುಖಾಂತರ ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದರು.

ತಿಮ್ಮಾಪುರಗೆ ಡಿಸಿಎಂ ಸ್ಥಾನ ನೀಡಿ

ಲೋಕಾಪುರ: ಆರ್.ಬಿ.ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಪ್ರಬಲ ಸಚಿವ ಸ್ಥಾನ ನೀಡಬೇಕೆಂದು ಲೋಕಾಪುರ ಪಟ್ಟಣದ ಅಹಿಂದ ವರ್ಗದ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾಜಿ ಗ್ರಾಪಂ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರವಿ ರೊಡ್ಡಪ್ಪನವರ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಅಹಿಂದ ಮತ್ತು ದಲಿತ ನಾಯಕರಾದ ಆರ್.ಬಿ.ತಿಮ್ಮಾಪುರ ಅವರಿಗೆ ಮುಂಬರುವ ಡಿಕೆ ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಬಲಿಷ್ಠ ಸಚಿವ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಮೇಶ ದೇಸಾಯಿ ಮಾತನಾಡಿ, ಆರ್.ಬಿ.ತಿಮ್ಮಾಪುರ ಅವರು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಆರ್.ಬಿ.ತಿಮ್ಮಾಪುರ ಅವರಿಗೆ ಪ್ರಬಲವಾದ ಖಾತೆ ಜೊತೆಗೆ ಡಿಸಿಎಂ ಸ್ಥಾನ ನೀಡಿದರೆ ಈ ಭಾಗದ ಜನರಿಗೆ ಶಕ್ತಿ ತುಂಬಿದ ಹಾಗೆ ಆಗುತ್ತದೆ ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖಂಡರಾದ ರಮೇಶ ದೇಸಾಯಿ, ರವಿ ದೊಡ್ಡಪ್ಪನವರ, ಮುತ್ತಪ್ಪ ಗಡ್ಡದವರ, ಸುರೇಶ ಪೂಜಾರಿ, ಯಶವಂತ ಹರಿಜನ, ಫಯಾಜ್ ಮನಿಯಾರ, ಸುರೇಶ ಸಿದ್ದಾಪುರ, ವಿಠ್ಠಲ್ ವರ್ಚುಗಲ್ ಲಂಕೇಶ ಮಾದರ, ಮಂಜು ಕಿಲಾರಿ ಇದ್ದರು.



ನಾಲ್ಕು ವಿಧಗಳಲ್ಲಿ ಘನ ತ್ಯಾಜ್ಯ ವಿಂಗಡಿಸಿ



ಕಮತಗಿ: ಪಟ್ಟಣದ ಸ್ವಚ್ಛ ಹಾಗೂ ಆರೋಗ್ಯಕರವಾಗಿಡಲು ಮನೆ ಮಠಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲೇ ನಾಲ್ಕು ವಿಧಗಳಲ್ಲಿ ವಿಂಗಡಿಸುವುದು ಅಗತ್ಯವೆಂದು ಪಟ್ಟಣ ಪಂಚಾಯತಿ ಅಧಿಕಾರಿಗಳು ಸಾರ್ವಜನಿಕರಿಗೆ ಕರೆ ನೀಡಿದರು.

ಪಟ್ಟಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂ-5ರಲ್ಲಿ ತ್ಯಾಜ್ಯ ನಿರ್ವಹಣೆ ನಿಯಮಗಳು-2026 ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿ, ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಮತ್ತು ವಿಶೇಷ ಕಾಳಜಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಪಟ್ಟಣ ಪಂಚಾಯತ ವಾಹನಗಳಿಗೆ ನೀಡುವಂತೆ ತಿಳಿಸಿದರು. ಸರಿಯಾದ ತ್ಯಾಜ್ಯ ವಿಂಗಡಣೆ ಮೂಲಕ ಪರಿಸರ ಸಂರಕ್ಷಣೆ, ಆರೋಗ್ಯ ಭದ್ರತೆ ಹಾಗೂ ನಗರ ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಮನವಿ ಮಾಡಿದರು.

ಪಟ್ಟಣ ಪಂಚಾಯತಿ ಸಿಬ್ಬಂದಿ ಶೃತಿ ರೂಗಿ, ರಾಜೇಶ್ವರಿ ಜೂಚನಿ, ಮಹೇಶ ಪೂಜಾರಿ, ಕೆಂಪಣ್ಣ ಮಾದರ, ಮಂಗಳಪ್ಪ ಕೊಡತಗೇರಿ ಸೇರಿದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಮತ್ತಿತರರು ಭಾಗವಹಿಸಿದ್ದರು.

ಶಾಸಕ ಚಿಮ್ಮನಕಟ್ಟಿಗೆ ಸಚಿವ ಸ್ಥಾನ ನೀಡಿ

ಕೆರೂರ: ಬಾದಾಮಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಂಜುಮನ್ ಕಮೀಟಿ ಅಧ್ಯಕ್ಷ ಮೋದಿನಸಾಬ ದೊಡಕಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಸೋಮವಾರ ಅಂಜುಮನ್ ಕಮೀಟಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ತಂದೆಯವರು ಶಾಸಕರಾಗಿ, ಸಚಿವರಾಗಿ ಜಿಲ್ಲೆಯಲ್ಲಿ ಪಕ್ಷದ ಗೆಲುವಿಗೆ ಮತ್ತು ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಕ್ಷೇತ್ರದಲ್ಲಿ ಜಾತಿ, ಬೇದ ಭಾವ ಇಲ್ಲದೆ ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರದಲ್ಲಿ ಯುವಕರ ಬಲಪಡಿಸಲು ಸಹಾಯವಾಗುತ್ತದೆ. ತಾಲೂಕಿನ ಎಲ್ಲ ಪ್ರವಾಸಿತಾಣಗಳು ಅಭಿವೃದ್ಧಿ ಹೊಂದುತ್ತವೆ ಎಂದು ಹೇಳಿದರು.

ಅಂಜುಮನ್ ಕಮೀಟಿ ಉಪಾಧ್ಯಕ್ಷ ಇಸ್ಮಾಯಿಲ್ ಮುಲ್ಲಾ, ಕಾರ್ಯದರ್ಶಿ ಉಮರ್ ಪೆಂಡಾರಿ, ಕಮೀಟಿ ಸದಸ್ಯರಾದ ಶೌಕತಲಿ ಫಣಿಬಂದ, ಆಮದಸಾಬ ತಹಶಿಲ್ದಾರ, ಬಂದೇನವಾಜ ಸೂಳಿಕೇರಿ, ಮಹ್ಮದರಫೀಕ್ ಫೀರಖಾನ, ಸಾದಿಕ ನಾಯಕ, ಇಬ್ರಾಹಿಂ ಖಾಜಿ, ದಾದಾಪೀರ್ ಅತ್ತಾರ, ಸಾಹೇಬಲಾಲ ಜಾತಗೇರ, ಉಸ್ಮಾನಸಾಬ ಅತ್ತಾರ, ದಸ್ತಗೀರಾಬ ಬಾಗವಾನ, ಜಾಕೀರಸಾಬ ಮನಿಯಾರ, ಕರೀಮಸಾಬ ದೊಡಮನಿ, ಮಹಿಬೂಬಸಾಬ ವರ್ಚಗಲ್ ಇದ್ದರು.



ಕಿರುಸುದ್ದಿ

ಪದಾಧಿಕಾರಿಗಳ ಆಯ್ಕೆ

ವಿಜಯಪುರ: ವಿಜಯಪುರ ಗ್ರಾಮೀಣ ವಲಯದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಶೋಕ ಚನಬಸಗೋಳ, ಪ್ರಧಾನ ಕಾರ್ಯದರ್ಶಿಗಳಾಗಿ ಹಣಮಂತ ಇಂಡಿ, ಉಪಾಧ್ಯಕ್ಷರಾಗಿ ಆಬೀದಹುಸೇನ್ ಹುಣಚಗಿ, ರತ್ನವ್ವ ಮಸಳಿ, ಕೋಶಾಧ್ಯಕ್ಷೆಯಾಗಿ ಸೋಮಶೇಖರ ಮೇತ್ರಿ, ಸಹಕಾರ್ಯದರ್ಶಿಗಳಾಗಿ ಶ್ರೀಶೈಲ ಮಸಳಿ, ಗೀತಾ ಹತ್ತಿ, ಸಂಘಟನಾ ಕಾರ್ಯದರ್ಶಿಗಳಾಗಿ ಚಂದ್ರಜ್ಯೋತಿ ಹಿರೇಕುರುಬರ, ಶಮಶಾದಬೇಗಂ ನದಾಫ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮಚಂದ್ರ ದೀಕ್ಷಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.5ಕ್ಕೆ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ

ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜೂ.5ರಂದು ಕಲಬುರಗಿಯ ಪ್ರೊ.



ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ, ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಆಶ್ರಯದಲ್ಲಿ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ವಿಶೇಷೋಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಬಹುಶ್ರುತ ವಿದ್ವಾಂಸ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ, ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ, ಹಿರಿಯ ಸಾಹಿತಿ ಡಾ.ಕೃಷ್ಣಕೊಲ್ಹಾರ ಕುಲಕರ್ಣಿ, ಡಾ.ಮಹಾಂತೇಶ ಬಿರಾದಾರ, ಸ್ವಾನ್ ಕೃಷ್ಣಮೂರ್ತಿ ಎಂ., ಧಾರವಾಡದ ಡಾ.ನಿಂಗಪ್ಪ ಮುದೇನೂರು ಪಾಲ್ಗೊಳ್ಳಲಿದ್ದಾರೆ. 2025 ನೇ ಸಾಲಿನ ರಾಜ್ಯಮಟ್ಟದ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ತಾಳಿಕೋಟೆಯ ಎಸ್‌ಕೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸುಜಾತಾ ಚಲವಾದಿ ಅವರು ಭಾಜನರಾಗಿದ್ದಾರೆ. ಅಂದು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಡಾ.ಸುಜಾತಾ ಚಲವಾದಿ ಅವರಿಗೆ 10,000 ರೂ. ನಗದು, ಫಲಪುಷ್ಪ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ನಾಗರಾಜ ತಿಳಿಸಿದ್ದಾರೆ.

ಶಿವಾನಂದ ಪಾಟೀಲಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ಕೊಲ್ಹಾರ: ಸಚಿವ ಶಿವಾನಂದ ಪಾಟೀಲಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಚಿವ ಸಂಪುಟದಲ್ಲಿ ಉಪಮುಖ್ಯಂತ್ರಿ ಸ್ಥಾನ ನೀಡಬೇಕು. ಶಿವಾನಂದ ಪಾಟೀಲರು ಆರು ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸುವ ಮೂಲಕ ಜನಮಾನಸದಲ್ಲಿದ್ದಾರೆ. ಅವರಿಗೆ ವಹಿಸಿದ ಎಲ್ಲ ಖಾತೆಗಳನ್ನು ಚೆನ್ನಾಗಿ ನಿಭಾಯಿಸುವ ಮೂಲಕ ಹೊಸ ಯೋಜನೆ ನೀಡುವ ಮೂಲಕ ರಾಜ್ಯದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅಭಿವೃದ್ಧಿ ಪರ ಚಿಂತಕರಾಗಿದ್ದಾರೆ. ಅವರಿಗೆ ನೂತನ ಸರ್ಕಾರದ ಆಡಳಿತದಲ್ಲಿ ಇವರ ಆಡಳಿತ ಸಾಮರ್ಥ್ಯ, ಜನಪರ ಕಾಳಜಿ ಪರಿಗಣಿಸಿ ಉಪಮುಖ್ಯಮಂತ್ರಿ ಸ್ಥಾನಮಾನ ವರಿಷ್ಠರು ನೀಡಬೇಕೆಂದು ತಾಲೂಕು ಗ್ಯಾರಂಟಿ ಯೋಜನೆಯ ತಾಲೂಕಾಧ್ಯಕ್ಷ ಸಂತೋಷ ಗಣಾಚಾರಿ ತಿಳಿಸಿದ್ದಾರೆ.

ಯಶವಂತರಾಯಗೌಡಗೆ ಸಚಿವ ಸ್ಥಾನ ನೀಡಲು ಆಗ್ರಹ

ಝಳಕಿ: ಶಾಸಕ ಯಶವಂತರಾಯಗೌಡ ಪಾಟೀಲಗೆ ಸಚಿವ ಸ್ಥಾನ ನೀಡಬೇಕೆಂದು ಪಿಕೆಪಿಎಸ್ ಅಧ್ಯಕ್ಷ ನೀಲಕಂಠ ರೂಗಿ ಆಗ್ರಹಿಸಿದರು. ಸ್ಥಳೀಯ ಪ್ರವಾಸ ಮಂದಿರ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ವಿಧಾನಸಭಾ ಮತ ಕ್ಷೇತ್ರ ಮೂರು ಬಾರಿ ಶಾಸಕರಾಗಿ ಜನಪರ ಕಾರ್ಯನಿರ್ವಹಿಸಿ ಅಪಾರ ಅನುಭವ ಹೊಂದಿದ್ದಾರೆ. ನೂತನ ಸಚಿವ ಸಂಪುಟ ರಚನೆಯಲ್ಲಿ ಯಶವಂತರಾಯಗೌಡ ಪಾಟೀಲರಿಗೆ ಮಂತ್ರಿ ಸ್ಥಾನ ನೀಡಿಬೇಕು ಗಡಿ ಭಾಗದ ಇಂಡಿ ತಾಲೂಕು ಮತ್ತಷ್ಟು ಅಭಿವೃದ್ಧಿ ಹೊಂದಿಬೇಕು ಎಂದು ಆಗ್ರಹಿಸಿದರು.

ಜೂ.3ರ ಒಳಗಾಗಿ ದಾಖಲಾತಿ ಪಡೆದುಕೊಳ್ಳಿ

ಬಸವನಬಾಗೇವಾಡಿ: ಹುಣಶ್ಯಾಳ ಪಿ.ಬಿ ಗ್ರಾಮದ ಸಮೀಪದ ಸರಕಾರಿ ಆದರ್ಶ ವಿದ್ಯಾಲಯ ಆಂಗ್ಲಮಾಧ್ಯಮ ಶಾಲೆಗೆ 2026-27ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರಿಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಮೇ.31ರಂದು ಸರಕಾರಿ ಆದರ್ಶ ವಿದ್ಯಾಲಯ ಹುಣಶ್ಯಾಳ ಪಿ.ಬಿಯಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಲ್ಲಿ ಹೆಸರಿರುವ ವಿದ್ಯಾರ್ಥಿಗಳು ಜೂ.3ರ ಒಳಗಾಗಿ ದಾಖಲಾತಿ ಪಡೆದುಕೊಳ್ಳಲು ತಿಳಿಸಿದೆ. ಮಾಹಿತಿಗಾಗಿ ಮುಖ್ಯೋಪಾಧ್ಯಾಯ ಸುಭಾಸ ಹರಿಜನ 9880789382 ಹಾಗೂ ಕಚೇರಿ ಸಹಾಯಕ ಎಸ್.ವಿ.ಗಂಗಾನವರ 7760305642 ಅವರನ್ನು ಸಂಪರ್ಕಿಸಬೇಕು.



ಮುದ್ದೇಬಿಹಾಳ: ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಹಾಸಭಾ ಸಂಘದ ನೂತನ ಅಧ್ಯಕ್ಷರಾಗಿ ಇಂಗಳಗೇರಿಯ ವಿನಾಯಕರಾವ ಚಿ.ಕುಲಕರ್ಣಿ ಆಯ್ಕೆಯಾದ ಹಿನ್ನೆಲೆ ಸದಸ್ಯರು ಸನ್ಮಾನಿಸಿದರು. ಉಪಾಧ್ಯಕ್ಷ ಎಲ್.ಎಸ್.ದೇಶಪಾಂಡೆ, ಕಾರ್ಯದರ್ಶಿ ರಾಘವೇಂದ್ರ ಆಲೂರ, ಖಜಾಂಚಿ ಬಸವಂತರಾವ್ ದೇಶಪಾಂಡೆ, ಗುಂಡಭಟ್ಟ ಜೋಶಿ ಕಾಳಗಿ, ಪಿ.ಎನ್.ಕುಲಕರ್ಣಿ ನಿಕಟಪೂರ್ವ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಶ್ರೀಧರ ದೇಶಪಾಂಡೆ, ಬಿ.ಎಸ್. ಕುಲಕರ್ಣಿ, ಅನೀಲ ಕುಲಕರ್ಣಿ, ಮದನ್ ಕುಲಕರ್ಣಿ, ಪುಟ್ಟು ಕುಲಕರ್ಣಿ, ಪುಟ್ಟು ಕುಲಕರ್ಣಿ ಇದ್ದರು.

ಕಷ್ಟ ಎದುರಿಸಿ ವಿದ್ಯಾರ್ಥಿಗಳು ಸಾಧನೆ ಮಾಡಲಿ

ವಿಜಯಪುರ: ವಿದ್ಯಾರ್ಥಿಗಳು ಎಲ್ಲ ಕಷ್ಟ, ಕಾರ್ಪಣ್ಯಗಳನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡಬೇಕು ಎಂದು ಜಮಖಂಡಿಯ ಮತಕ್ಷೇತ್ರದ ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ಬೆಂಡಿಗೇರಿ ಗಲ್ಲಿಯಲ್ಲಿ ಅಖಿಲ ಕರ್ನಾಟಕ ಜಂಗಮ ಕ್ಷೇಮಾಭಿವೃದ್ಧಿ ಮಹಾಸಭೆ ಜಿಲ್ಲಾ ಘಟಕ ವತಿಯಿಂದ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ನಾಗಠಾಣ ಉದಯೇಶ್ವರ ಮಠದ ಷಟಸ್ಥಳ ಬ್ರಹ್ಮ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು, ತಡವಲಗಾದ ರಾಚೋಟೇಶ್ವರ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿ, ಜಿಲ್ಲೆಯ ಜಂಗಮರಲ್ಲಿ ಒಗ್ಗಟ್ಟಿಲ್ಲ. ಇದು ಪ್ರತಿಯೊಬ್ಬ ಜಂಗಮನಲ್ಲಿ ಸ್ವ ಪ್ರತಿಷ್ಠೆ ಮನೆ ಮಾಡಿದೆ. ಅದನ್ನು ಬಿಟ್ಟು ಜಂಗಮ ನಾಯಕರೆಲ್ಲ ಒಂದಾಗಿ ಬಡ ಜಂಗಮರ ಸಲುವಾಗಿ ದುಡಿಯಬೇಕು ಎಂದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಸಾವಳಗಿಮಠ ಮಾತನಾಡಿದರು. ಸಂಘದ ಅಧ್ಯಕ್ಷ ಸಂಜೀವ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರಥಮ ಸ್ಥಾನ ಪಡೆದ ಭಾಗ್ಯಲಕ್ಷ್ಮಿ ಹಿರೇಮಠ, ದ್ವಿತೀಯ ಸ್ಥಾನ ಪಡೆದ ಐಶ್ವರ್ಯ ಮಠಪತಿ, ತೃತೀಯ ಸ್ಥಾನ ಪಡೆದ ಅರವಿಂದ ಸ್ವಾಮಿ ಶಿವಯೋಗಿ ಮಠ, ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಭಿಷೇಕ ಹಿರೇಮಠ, ದ್ವಿತೀಯ ಸ್ಥಾನ ಸ್ಥಾಪನ ಪಡೆದ ನಂದಿತಾ ಪ್ರಭು ಕಂದಗಲ್, ತೃತೀಯ ಸ್ಥಾನ ಪಡೆದ ಗೌರಿ ಸಂಗಮ ಅವರಿಗೆ ಗೌರವಿಸಲಾಯಿತು.



ನಗರದ ಬೆಂಡಿಗೇರಿ ಗಲ್ಲಿಯಲ್ಲಿ ಅಖಿಲ ಕರ್ನಾಟಕ ಜಂಗಮ ಕ್ಷೇಮಾಭಿವೃದ್ಧಿ ಮಹಾಸಭೆ ಜಿಲ್ಲಾ ಘಟಕ ವತಿಯಿಂದ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ನಡೆಯಿತು. ಎಸ್.ಎ.ಹಿರೇಮಠ, ಗೌರವಾಧ್ಯಕ್ಷ ಎಸ್.ಎಲ್.ನಿಂಬರಗಿಮಠ, ಕಾರ್ಯಾಧ್ಯಕ್ಷ ಎನ್.ಆರ್.ಮಠ, ಎಸ್.ಎಸ್.ಹಿರೇಮಠ, ಬಸಯ್ಯ ಚಿನ್ನಾಕಳಿಮಠ, ಡಾ.ಪ್ರಸಾದ ವಸ್ತ್ರದ, ಬಸವರಾಜ್ ನಂದಿಕೋಲಮಠ, ಗುರಯ್ಯ ಯಾದವಾಡಮಠ ಇದ್ದರು.

ಶೈಕ್ಷಣಿಕ ವರ್ಷ ಪ್ರಾರಂಭ | ಶಾಲಾವರಣದಲ್ಲಿ ಮತ್ತೆ ಮಕ್ಕಳ ಕಲರವ

ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ವಿಜಯಪುರ: ಕಳೆಯಿತು ಬೇಸಿಗೆ ರಜೆ, ಮತ್ತೆ ಹೋಗೋಣ ಶಾಲೆಗೆ ಎನ್ನುತ್ತ ನಗರ ಸೇರಿದಂತೆ ಜಿಲ್ಲೆಯಲ್ಲಿ ಮಕ್ಕಳು ಸೋಮವಾರ ಶಾಲೆಗಳತ್ತ ಸಡಗರದಿಂದ ಹೆಜ್ಜೆ ಹಾಕಿದರು.

ಹೊಸ ಶೈಕ್ಷಣಿಕ ವರ್ಷದ ಆರಂಭದ ನಿಮಿತ್ತ ವಿವಿಧ ಶಾಲೆಗಳಲ್ಲಿ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಶಿಕ್ಷಣದ ಹೊಸ ಪಯಣಕ್ಕೆ ಚಾಲನೆ ನೀಡಲಾಯಿತು.



ಶಾಲಾ ಆವರಣದಲ್ಲಿ ಬಣ್ಣ ಬಣ್ಣದ ತಳಿರು ತೋರಣ, ಹೂವಿನಿಂದ ಅಲಂಕರಿಸಿ, ಸ್ವಾಗತ ಫಲಕಗಳನ್ನು ಅಳವಡಿಸಲಾಗಿತ್ತು. ಮೊದಲ ದಿನ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಸಿಹಿ ತಿಂಡಿ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿ ಆತ್ಮೀಯ ಸ್ವಾಗತ ಕೋರಲಾಯಿತು. ವಿಶೇಷವಾಗಿ ಮೊದಲ ಬಾರಿಗೆ ಶಾಲೆಗೆ ಸೇರ್ಪಡೆಯಾದ ಮಕ್ಕಳಿಗೆ ಶಿಕ್ಷಕರು ಮತ್ತು ಹಿರಿಯ ವಿದ್ಯಾರ್ಥಿಗಳು ಹರ್ಷದಿಂದ ಬರಮಾಡಿಕೊಂಡರು.

ಶಿಕ್ಷಣವು ವ್ಯಕ್ತಿಯ ಜೀವನವನ್ನು ರೂಪಿಸುವ ಅತ್ಯಂತ ಮಹತ್ವದ ಸಾಧನವಾಗಿದ್ದು, ಪ್ರತಿವರ್ಷ ಹೊಸ ಶೈಕ್ಷಣಿಕ ವರ್ಷದ ಆರಂಭವು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಹೊಸ ಆಶಾಭಾವನೆ ಮತ್ತು ಉತ್ಸಾಹವನ್ನು ಮೂಡಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಆಚರಿಸಲಾಗುವ ಶಾಲಾ ಆರಂಭೋತ್ಸವ ಕೇವಲ ಒಂದು ಕಾರ್ಯಕ್ರಮವಲ್ಲ; ಅದು ಮಕ್ಕಳನ್ನು ಶಿಕ್ಷಣದತ್ತ ಆಕರ್ಷಿಸುವ ಹಾಗೂ ಶಾಲೆಯೊಂದಿಗೆ ಭಾವನಾತ್ಮಕ ಬಾಂಧವ್ಯ ಬೆಳೆಸುವ ಒಂದು ಮಹತ್ವದ ಆಚರಣೆಯಾಗಿದೆ.

ಬೇಸಿಗೆ ರಜೆಯ ನಂತರ ಶಾಲೆಗಳು ಪುನರಾರಂಭವಾಗುವ ದಿನ ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಕಂಡುಬಂತು. ಹೊಸ ತರಗತಿ, ಹೊಸ ಪಠ್ಯಪುಸ್ತಕಗಳು, ಹೊಸ ಸ್ನೇಹಿತರು ಹಾಗೂ ಹೊಸ ಕನಸುಗಳೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಇಟ್ಟಿರುವುದು ವಿಶೇಷ.

ಶಾಲಾ ಆರಂಭೋತ್ಸವದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವುದಾಗಿದ್ದು, ವಿಶೇಷವಾಗಿ ಮೊದಲ ಬಾರಿಗೆ ಶಾಲೆಗೆ ಸೇರುವ ಪುಟ್ಟ ಮಕ್ಕಳಿಗೆ ಶಾಲಾ ವಾತಾವರಣದ ಬಗ್ಗೆ ಭಯ ಅಥವಾ ಸಂಕೋಚ ಉಂಟಾಗದಂತೆ ಅವರನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಗುತ್ತದೆ. ಹೂವು, ಸಿಹಿ, ಪುಸ್ತಕಗಳು ಮತ್ತು ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ನೀಡಿ ಮಕ್ಕಳಲ್ಲಿ ಸಂತೋಷ ಮೂಡಿಸಿ, ಮಕ್ಕಳಲ್ಲಿ ಶಾಲೆಯ ಮೇಲೆ ಇನ್ನಷ್ಟು ಆಸಕ್ತಿ ಹೆಚ್ಚಿಸುವಂತೆ ಮಾಡಿರುವುದು ವಿಶಿಷ್ಟ.

ಇನ್ನು ಕೆಲವೆಡೆ ಸರಸ್ವತಿ ಪೂಜೆ ಮಾಡಿ, ಮಕ್ಕಳಿಗೆ ಆರತಿ ಮಾಡಿ, ಸ್ವಾಗತ ಗೀತೆ ಹಾಡಿ, ನೃತ್ಯ, ದೇಶಭಕ್ತಿ ಗೀತೆ ಹೀಗೆ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.

ಅಂತೂ ಇಂತು ಬೇಸಿಗೆ ರಜೆ ಮುಗಿದ್ದು, ಪಠ್ಯ, ಪುಸ್ತಕಗಳಿಂದ ದೂರಿದ್ದ ಅಜ್ಜ, ಅಜ್ಜಿ, ಸಂಬಂಧಿಕರ ಊರಿಗೆ ತೆರಳಿ ಬೇಸಿಗೆ ರಜೆಯನ್ನು ಸಂಭ್ರಮಿಸಿದ್ದ ಮಕ್ಕಳು, ಮತ್ತೆ ಶಾಲೆಗಳಿಗೆ ಬಂದಿರುವುದು, ಶಾಲಾ ಆವರಣದಲ್ಲಿ ಮತ್ತೆ ಮಕ್ಕಳ ಕಲರವ ಕೇಳಿ ಬರುವಂತಾಯಿತು.

ರೈತರು ನೀರಿನಿಂದ ವಂಚಿತರು: ಕುಲಕರ್ಣಿ

ವಿಜಯಪುರ: ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಯ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಅವಳಿ ಜಿಲ್ಲೆಯ ರೈತರನ್ನು ನೀರಿನಿಂದ ವಂಚಿತರನ್ನಾಗಿ ಮಾಡಿದ್ದಾರೆಂದು ಜನಪ್ರತಿನಿಧಿಗಳ ವಿರುದ್ಧ ರೈತ ಮುಖಂಡ ಅರವಿಂದ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಆದಿಶಕ್ತಿ ದೇವಸ್ಥಾನದಲ್ಲಿ ಹಮ್ಮಿಕೊಂಡ ವಿಚಾರ ಸಂಕೀರಣ ಪೂರ್ವ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾ. ಮೂರ್ತಿ ಬ್ರಿಜೇಶಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣ ತೀರ್ಪು ನೀಡಿ 13 ವರ್ಷಕ್ಕೆ ಪಾದಾರ್ಪಣೆ ಮಾಡಿದರೂ ಇಲ್ಲಿಯವರೆಗೂ ಜಲಾಶಯದ ನೀರಿನ ಮಟ್ಟ ಹೆಚ್ಚಿಸಲು ಹಾಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಮಿನಮೇಷ ಮಾಡುತ್ತಿದೆ. ಈ ಕುರಿತು ಅವಳಿ ಜಿಲ್ಲೆಯ ಜನ ಪ್ರತಿನಿದಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರದೇ ಇರುವುದು ಇವರ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಹರಿಹಾಯ್ದರು. ನೀರು ಹಂಚಿಕೆಯಲ್ಲಿ ಜಿಲ್ಲೆಯ ರೈತರಿಗೆ ಆದ ವಂಚನೆ ಕುರಿತು ಹಾಗೂ ನ್ಯಾಯಾಧೀಕರಣದ ತೀರ್ಪಿನನ್ವಯ ಜಲಾಶಯದ ನೀರಿನ ಮಟ್ಟವನ್ನು ಹೆಚ್ಚಿಸಲು ವಿಚಾರ ಸಂಕೀರಣ ಕಾರ್ಯಕ್ರಮವನ್ನು ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ಜೂ. 8, 2026 ರಂದು ಬೆಳಗ್ಗೆ 10.30 ಕ್ಕೆ ಚಿಂತನ ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಇಂಗಳೇಶ್ವರದ ಸಿದ್ಧಲಿಂಗ ಸ್ವಾಮಿಗಳು, ಹುಣಶ್ಯಾಳದ ಸಂಗನಬಸವ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಡಾ. ಕೃಷ್ಣಾ ಕೊಲ್ಹಾರ ಕುಲಕರ್ಣಿ, ಡಾ. ರಾಜೇಂದ್ರ ಪೋದ್ದಾರ, ನೀರಾವರಿ ಹೋರಾಟಗಾರ ಪಂಚಪ್ಪ ಕಲಬುರ್ಗಿ ನೀರಾವರಿ ಕುರಿತು ವಿಚಾರ ಸಂಕೀರಣ ನಡೆಸಿಕೊಡಲಿದ್ದಾರೆ ಎಂದರು.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧಿಶ ಬಿ.ಸಿ. ಬಿರಾದಾರ, ಚಾಣಕ್ಯ ಕರಿಯರ ಆಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ನಿಂಗನಗೌಡ ಬಿರಾದಾರ ಎಂದರು.

ಸಿದ್ದಪ್ಪ ಕೋಟ್ಯಾಳ, ಗುರು ಕೋಟ್ಯಾಳ, ಮಲ್ಲಿಕಾರ್ಜುನ ಕೊಕಟನೂರ, ಗುರನಗೌಡ ಬಿರಾದಾರ, ಬಸವರಾಜ ಜಂಗಮಶೆಟ್ಟಿ, ಪರಮಾನಂದ ಬಸ್ತವಾಡ, ಅಶೋಕ ತೊದಲಬಾಗಿ, ಚಾಂದಸಾಬ ಗೋಠೆದ, ಅರ್ಜುನಪ್ಪ ಹಾವಗೊಂಡ ಇದ್ದರು.



ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ

ಇಂಡಿ: ಶಾಲೆಗಳು ಮಕ್ಕಳಲ್ಲಿ ಮೌಲ್ಯ ಬೆಳೆಸುತ್ತವೆ. ಮಕ್ಕಳ ಉತ್ತಮ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರು ಕೈಜೋಡಿಸಿದಾಗ ಮಾತ್ರ ಮಗು ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಶಿವಚಂದ್ರ ಕತ್ನಳ್ಳಿ ಹೇಳಿದರು.

ಸೋಮವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪಾಲಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳುಹಿಸಿ, ಶಾಲೆಯ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕು ಉಜ್ವಲವಾಗಿ ಬೆಳಗಲು ಎಲ್ಲರ ಸಹಕಾರ ಅಗತ್ಯ ಎಂದರು.

ಪ್ರಭಾರ ಬಿಇಒ ಎಸ್.ಆರ್.ನಡುಗಡ್ಡಿ, ಮಾತನಾಡಿ, ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಸಿಗುವ ಸವಲತ್ತುಗಳನ್ನು ಸದ್ವಿನಿಯೋಗ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು. ತಾಲೂಕು ಅಕ್ಷರ ದಾಸೋಹ ಅಧಿಕಾರಿ ಸುಜಾತಾ ಪೂಜಾರಿ ಮಕ್ಕಳಿಗೆ ಗುಲಾಬಿ ಹೂವು ನೀಡಿ ಬರಮಾಡಿಕೊಂಡರು. ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು. ಹೊಸ ಪಠ್ಯಪುಸ್ತಕ,

ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸುವ ಮೂಲಕ ವಿಶಿಷ್ಟವಾಗಿ ಶಾಲಾ ಪ್ರಾರಂಭೋತ್ಸವ ಆಚರಿಸಿದರು.

ಬಿಆರ್‌ಪಿ ಅಧಿಕಾರಿ ಅಶೋಕ ರಾಠೋಡ, ಹಿರೇರೂಗಿ ಕನ್ನಡ ಕ್ಲಸ್ಟರ್ ಸಿಆರ್‌ಪಿ ಮಂಜುನಾಥ ತೇಲಿ, ಉರ್ದು ಕ್ಲಸ್ಟರ್ ಸಿಆರ್‌ಪಿ ಬಾದಶಾ ಚಪ್ಪರಬಂದ, ಎಸ್‌ಡಿಎಂಸಿ ಅಧ್ಯಕ್ಷ ಮಾಳಪ್ಪ ಪೂಜಾರಿ, ಸುದರ್ಶನ ಬೇನೂರ, ಅಲ್ಲಾಭಕ್ಷ ಮಕಾನದಾರ, ಶಿಕ್ಷಣ ಪ್ರೇಮಿ ಜಟ್ಟಪ್ಪ ಮರಡಿ ಹಾಗೂ ಪದಾಧಿಕಾರಿಗಳು, ಪಾಲಕರು, ಅಜೀಮ್ ಪ್ರೇಮಜಿ ಫೌಂಡೇಶನ್ ಸಂಚಾಲಕ ಕೆಂಪರಾಜು, ಮುಖ್ಯ ಶಿಕ್ಷಕರಾದ ಎಸ್.ಎಸ್. ಬಡಿಗೇರ, ಎಸ್.ಬಿ.ಕೋಳಿ, ಕೆ.ಐ.ಮಕಾನದಾರ, ಶಿಕ್ಷಕರಾದ ಅನಿಲ ಪತಂಗಿ, ವಿ.ವೈ.ಪತ್ತಾರ, ಎಸ್.ಎಸ್.ಅರಬ, ಎಸ್.ಎಂ.ಪಂಚಮುಖಿ, ಶಾಂತೇಶ ಹಳಗುಣಕಿ, ಜೆ.ಎಂ.ಪತಂಗಿ, ಎಸ್.ಎನ್.ಡಂಗಿ, ಎಸ್.ಬಿ.ಕುಲಕರ್ಣಿ, ಎಸ್.ಡಿ.ಬಿರಾದಾರ, ಎಫ್.ಎ.ಹೊರ್ತಿ, ಎಸ್.ವಿ.ಬೇನೂರ, ಎನ್.ಬಿ.ಚೌಧರಿ, ಎಸ್.ಪಿ.ಪೂಜಾರಿ ಸೇರಿದಂತೆ ಪಾಲಕರು ಭಾಗವಹಿಸಿದ್ದರು.



ಮೊರಾರ್ಜಿ ಶಾಲೆಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪೋತದಾರ ಭೇಟಿ

ನಾಲತವಾಡ: ಕಳೆದ ಒಂದು ವರ್ಷದಿಂದೇ ಆರಂಭಗೊಂಡಿರುವ ಪಿಯು ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಗಳನ್ನು ಪಡೆದುಕೊಳ್ಳಲು ಪಾಲಕರಿಗೆ ಮತ್ತು ಮಕ್ಕಳಿಗೆ ಪ್ರೇರಣೆಯಾಗುವ ಬಗೆಯಲ್ಲಿ ಪ್ರಚಾರ ಕೈಗೊಂಡು ಕಾಲೇಜಿನ ಯಶಸ್ವಿಗೆ ಪರಿಶ್ರಮವಿರಲಿ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋತದಾರ ಹೇಳಿದರು.

ಸ್ಥಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮತ್ತು ಇತರೇ ಮಾಹಿತಿಗಳನ್ನು ಪಡೆದುಕೊಂಡ ಅವರು ಸ್ಥಳದಲ್ಲಿದ್ದ ಪ್ರಚಾರ್ಯರಾದ ಜಿ.ಎಂ.ಗುಳಗಿಯವರ ಅಚ್ಚುಕಟ್ಟಿನ ಕಚೇರಿಯ ಕೆಲಸ ಕಾರ್ಯಗಳನ್ನು ಪ್ರಶಂಸಿ ನಂತರ ಮಾತನಾಡಿದರು.

ಕಾಲೇಜು ಮಕ್ಕಳಿಗೆ ಯಾವದೇ ತೊಂದರೆಯಾಗದಂತೆ ಹೆಚ್ಚುವರಿ ಕೊಠಡಿಗಳನ್ನು ಸಿದ್ದಪಡಿಸುವ ತುರ್ತು ಕಾರ್ಯ ಕೈಗೊಳ್ಳುತ್ತೇವೆ ಕಳೆದ ಒಂದು ವರ್ಷದಿಂದೇ ಆರಂಭಗೊಂಡ ಕಾಲೇಜಿನಲ್ಲಿ ಯಾವದೇ ಅವ್ಯವಸ್ಥೆಯ ಆರೋಪಗಳು ಕೇಳಿ ಬಂದಿಲ್ಲ, ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳಿಗೂ ಸಹ ಊಟ, ಉಪಹಾರ ವಸತಿಗೆ ಸಂಭಂದಿಸಿದಂತೆ ವ್ಯವಸ್ಥೆ ಚನ್ನಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಬಹುದಿನಗಳ ಬೇಡಿಕೆ ಕಾಲೇಜನ್ನು ಪಟ್ಟಣಕ್ಕೆ ಮಂಜೂರು ಮಾಡಿದ್ದು ಇದರ ಉಳಿಕೆಗೆ ಸ್ಥಳಿಯರು ಹಾಗೂ ಪಕ್ಕದ ಗ್ರಾಮದ ಸಾರ್ವಜನೀಕರು ಹೆಚ್ಚಿನ ಪ್ರಮಾಣದಲ್ಲಿ ಸಹಕರಿಸುವ ಮೂಲಕ ಶಿಕ್ಷಕರಿಗೆ ಸಿಬ್ಬಂದಿಗಳ ಬೆನ್ನು ತಟ್ಟುವ ಕೆಲಸವಾಗಲಿ ಎಂದು ಮನವಿ ಮಾಡಿದರು. ಶಾಲೆಯ ಹಿಂಬದಿಯ ಜಮೀನಲ್ಲಿ ನಿತ್ಯ ಬಳಕೆಯ ನೀರು ಮತ್ತು ಮೂತ್ರಿ ಸರಾಗವಾಗಿ ಹರಿಯುವಲ್ಲಿ ಸಮಸ್ಯೆ ಉಂಟಾದ ಪರಿಣಾಮ ಆ ನೀರನ್ನು ಹಿಂಬದಿ ಜಮೀನಲ್ಲಿ ಹರಿಯದಂತೆ ಕ್ರಮ ವಹಿಸುತ್ತೇವೆ ಎಂದರು.



ಜಿಲ್ಲಾ ದೌರ್ಜನ್ಯ ಸಮೀತಿಯ ಸದಸ್ಯರಾದ ಮಲ್ಲು ತಳವಾರ, ಡಿಎಸ್‌ಎಸ್ ಮುಖಂಡರಾದ ಗುಂಡಪ್ಪ ಚಲವಾದಿ, ಹಿರಿಯ ಸಿಬ್ಬಂದಿ ಪಿ.ಎಸ್.ಬಿರಾದಾರ, ಸಂಗೀತ ಶಿಕ್ಷಕರಾದ ಎ.ಕೆ.ಹಿರೇಮಠ, ಮಹಾಂತೇಶ ಮೆನದಾಳಮಠ ಇದ್ದರು.

ಉತ್ತಮ ಕಲಿಕೆಯಿಂದ ಮಕ್ಕಳಿಗೆ ಉಜ್ವಲ ಭವಿಷ್ಯ: ಸಿಆರ್‌ಪಿ ಬಾಲಗಾಂವ

ಝಳಕಿ: ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅನೇಕ ಸೌಲಭ್ಯಗಳು ದೊರೆಯುತ್ತವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಉತ್ತಮ ಕಲಿಕೆ ಉಜ್ವಲ ಭವಿಷ್ಯವಿದೆ ಎಂದು ಸಿಆರ್‌ಪಿ ಆರ್.ಪಿ.ಬಾಲಗಾಂವ ಹೇಳಿದರು.

ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆವರಣದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಮಕ್ಕಳಿಗೆ ಹೂ ಗುಚ್ಛ ನೀಡಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡು ಮಾತನಾಡಿದ ಅವರು, ಒಂದನೇ ತರಗತಿಯಿಂದ 5ನೇ ತರಗತಿ ಮಕ್ಕಳಿಗೆ ಮಾತೃಭಾಷೆಯೊಂದಿಗೆ ಇಂಗ್ಲಿಷ್ ಭಾಷೆ ಕಲಿಕೆ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲಾ ಸೌಲಭ್ಯಗಳನ್ನು ಪಡೆಯಬಹುದು. ಸರ್ಕಾರದಿಂದ ಮುಂಚಿತವಾಗಿ ಪಠ್ಯ ಪುಸ್ತಕಗಳನ್ನು ಬಂದಿವೆ ಎಲ್ಲಾ ಮಕ್ಕಳಿಗೆ ನೀಡಲಾಗುತ್ತದೆ ಎಂದರು.

ಅಜೀಮ ಪ್ರೇಮಜಿ ಸಂಸ್ಥೆ ಸಂತೋಷ ಹಿರೇಮಠ ಮಾತನಾಡಿ, ಮಕ್ಕಳ ಕೈಯಲ್ಲಿ ಮೊಬೈಲ್ ನೀಡುವ ಮೊದಲು ಪುಸ್ತಕಗಳನ್ನು ಕೈಯಲ್ಲಿ ಕೊಡಿ. ಪುಸ್ತಕಗಳನ್ನು ಓದಿಸಿ ಬರಸಿ ಮಕ್ಕಳನ್ನು ಒಳ್ಳೆಯ ಸಂಸ್ಕಾರವುಳ್ಳ ಮಕ್ಕಳನ್ನಾಗಿ ಮಾಡಿ ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು.



ಶಾಲಾ ಮುಖ್ಯಗುರು ಪಿ.ಡಿ.ಕಾಸರ, ಎಸ್‌ಡಿಎಂಸಿ ಅಧ್ಯಕ್ಷ ನಿಂಬಣ್ಣ ವಾಲಿಕಾರ, ಮಲಕಾರಿ ಕಾಗರ, ಸಿದ್ಧಾರಾಮ ಕಾಪಸೆ, ಸತೀಶ ಜಹಾಗೀರದಾರ, ಭೀಮರಾಯ ಹೂಗಾರ, ಅಶೋಕ ಕಾಸರ, ಅಶೋಕ ಬಲ್ಲಾರ, ಮಲ್ಲಿಕಾರ್ಜುನ ಝಳಕಿ, ಭೀಮರಾಯ ಚಟ್ಟರಕಿ, ಮಾಳಪ್ಪ ಉಮಾರಾಣಿ, ಗಜಾನಂದ ಹೂಗಾರ, ಎಂ.ಎ.ಕಂಬಾರ, ಎ.ಎಸ್. ಹೊನ್ನುಂಗರೆ, ಎಂ.ಎ.ಇಂಡಿಕಾರ, ಎಸ್.ಎಂ.ಕುಲಕರ್ಣಿ, ಎಸ್.ಎಂ.ಪಾಟೀಲ, ಎಸ್.ಎಚ್.ಭಜಂತ್ರಿ, ಬಿ.ಎಸ್.ಮದಬಾವಿ, ಜಿ.ಎಸ್. ಬಗಲಿ, ಎಸ್.ಎಸ್.ಆಕಳವಾಡಿ, ಪಾಲಕರು ಉಪಸ್ಥಿತರಿದ್ದರು.

ಶಾಲಾ ಪ್ರಾರಂಭೋತ್ಸವಕ್ಕೆ ಅದ್ದೂರಿ ಚಾಲನೆ



ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ಪಬ್ಲಿಕ್ (ಸಿಬಿಎಸ್‌ಇ) ಶಾಲೆಯಲ್ಲಿ ಸೋಮವಾರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಿತು. ಮಕ್ಕಳು ಶಾಲಾ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ಅವರನ್ನು ಬೋಧಕರು ಮತ್ತು ಬೋಧಕರ ಹೊರತಾದ ಸಿಬ್ಬಂದಿ ವೈಭವದಿಂದ ಸ್ವಾಗತಿಸಿ, ಪ್ರತಿ ಮಗುವಿಗೂ ಶುಭಾಶಯ ಪತ್ರವನ್ನು ನೀಡಿ ಕರತಾಡನದ ಮೂಲಕ ಎಲ್ಲರನ್ನು ಬರಮಾಡಿಕೊಂಡರು. ಈ ವೇಳೆ ಎಲ್ಲ ತರಗತಿಗಳನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿತ್ತು.

ಪ್ರಾರ್ಥನಾ ಸಭೆಯ ವೇದಿಕೆಯಲ್ಲಿ ಸರಸ್ವತಿ ಪೂಜೆ ನೆರವೇರಿಸಿದ ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ ಮತ್ತು ನೂತನ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ್ ಅವರು ಮಕ್ಕಳಿಂದ ದೀಪ ಹಚ್ಚಿಸುವ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿಯ ಚಾಲನೆ ನೀಡಿದರು.

ಸಂಗೀತ ಶೀಕ್ಷಕಿ ಸಂತೋಷಿ ಕುಸೂರ ಸರಸ್ವತಿ ಭಜನೆಯನ್ನು ಹಾಡಿದರು. ಸಾಂಸ್ಕೃತಿಕ ಕಾರ್ಯ ಸಂಯೋಜಕಿ ಫರಾ ಜಾಗಿರದಾರ ಸ್ವಾಗತಿಸಿದರು. ಶಾಲೆಗೆ ಹೊಸದಾಗಿ ಆಗಮಿಸಿದ ಪ್ರತಿ ಶಿಕ್ಷಕರನ್ನು ಪರಿಚಯಿಸಲಾಯಿತು.

ನೂತನ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ, ಮುಂದಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು, ಶಾಲೆಯಲ್ಲಿ ಶಿಸ್ತು ಕುರಿತು ಮಾತನಾಡಿದರು. ಆಂಗ್ಲ ಭಾಷಾ ಮುಖ್ಯಸ್ಥ ವಿಠ್ಠಲ ಬಜೇರಿಯವರ ವಂದಿಸಿದರು.

ಕನಕ ನಗರದಲ್ಲಿ ಶಾಲಾ ಪ್ರಾರಂಭೋತ್ಸವ

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಕನಕನಗರದ ಕೆಬಿಎಚ್‌ಪಿಎಸ್ ಶಾಲೆಯಲ್ಲಿ ಸೋಮವಾರ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ಶಾಲೆಗೆ ಆಗಮಿಸಿದ ಮಕ್ಕಳಿಗೆ ಆತ್ಮೀಯ ಸ್ವಾಗತಿಸಿ ನಂತರ ಕನಕನಗರದ ಪ್ರಮುಖ ಬೀದಿಗಳಲ್ಲಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ, ಶಿಕ್ಷಣವೇ ಶಕ್ತಿ, ಶಿಕ್ಷಣದಿಂದಲೇ ಉಜ್ವಲ ಭವಿಷ್ಯ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಇತ್ಯಾದಿ ಘೋಷಣೆಗಳನ್ನು ಹಾಕಿ ಶಾಲಾ ವಾದ್ಯಗಳೊಂದಿಗೆ ಪಥ ಸಂಚಲನ ನಡೆಸಿದರು. ನಂತರ ಶಾಲಾ ಆವರಣದಲ್ಲಿ ವಿದ್ಯಾ ದೇವತೆ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. 2026-27ನೇ ಶೈಕ್ಷಣಿಕ ವರ್ಷದ ಘೋಷವಾಕ್ಯ ''ಉತ್ತಮ ಕಲಿಕೆ ಉಜ್ವಲ ಭವಿಷ್ಯಯ'' ವಾಕ್ಯವನ್ನು ಎಲ್ಲರೂ ಹೇಳಿದರು.

ಶಾಲೆಯ ಮುಖ್ಯಗುರು ಎಸ್.ಎನ್.ಬಿರಾದಾರ ಮಾತನಾಡಿ, ಶೈಕ್ಷಣಿಕ ವರ್ಷದಲ್ಲಿ ದ್ವಿ-ಭಾಷಾ ಬೋಧನೆಗೆ ಅನುಗುಣವಾಗಿ ಯಶಸ್ವಿಯಿಂದ ಬೋಧಿಸೋಣ ಎಂದು ಕರೆ ನೀಡಿದರು.

ಎಸ್‌ಡಿಎಂಸಿಯವರು ಪಾಲಕರು ಮತ್ತು ಶಿಕ್ಷಕ ಶಿಕ್ಷಕಿಯರು ಹಾಜರಿದ್ದರು. ನಂತರ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ, ಬಿಸಿಯೂಟ ವಿತರಿಸಲಾಯಿತು.



ಜಿಲ್ಲಾ ಶಿಕ್ಷಣಾಧಿಕಾರಿ ನಾಯಕಗೆ ಸನ್ಮಾನ



ದೇವರ ಹಿಪ್ಪರಗಿ: ಸೇವಾ ನಿವೃತ್ತಿ ಹೊಂದಿದ ಜಿಲ್ಲಾ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಧಿಕಾರಿ ಎಸ್.ಜೆ.ನಾಯಕ ಅವರಿಗೆ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ವತಿಯಿಂದ ಆತ್ಮೀಯ ಸನ್ಮಾನ ಮಾಡಿ ಸತ್ಕರಿಸಲಾಯಿತು.

ದೇವರ ಹಿಪ್ಪರಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಪಡಗಾನೂರ ಎಂಪಿಎಸ್ ಶಾಲೆ ಸಹ ಶಿಕ್ಷಕ ಡಿ.ಎಚ್. ರಾಠೋಡ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿಗೊಂಡ ಅಧಿಕಾರಿಗೆ ಸತ್ಕರಿಸಿ ಅಭಿನಂದಿಸಲಾಯಿತು.

ಸಿಂದಗಿ ತಾಲೂಕು ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ, ಎಸ್.ಕೆ.ಮಂಗಾನವರ, ಶಾಂತಾ ನಾಯಕ ಸೇರಿದಂತೆ ಅನೇಕ ಅಧಿಕಾರಿಗಳು ಶಿಕ್ಷಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಜಗದೀಶ ಕಟ್ಟಿಮನಿಗೆ ಬೀಳ್ಕೊಡುಗೆ

ತಾಳಿಕೋಟೆ: ತಮ್ಮ ನಿಸ್ವಾರ್ಥ ಸೇವೆ, ವಿಶ್ವಾಸ ಹಾಗೂ ಸ್ನೇಹಮಯಿ ಸ್ವಭಾವದಿಂದ ಜಗದೀಶ ಕಟ್ಟಿಮನಿ ಅವರು ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮನಗೆದ್ದಿದ್ದಾರೆ ಎಂದು ಪದವಿ ಪೂರ್ವ ಕಾಲೇಜು ಚೇರಮನ್ ಎಂ.ಆರ್.ಕತ್ತಿ ಹೇಳಿದರು.

ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಎಸ್.ಕೆ.ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಜಗದೀಶ ಸಿದ್ರಾಮಪ್ಪ ಕಟ್ಟಿಮನಿ ಅವರ ಸೇವಾ ನಿವೃತ್ತಿ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಮಾತನಾಡಿ, ಕಟ್ಟಿಮನಿ ಅವರು 22 ವರ್ಷ ಸಹ ಶಿಕ್ಷಕರಾಗಿ, 2 ವರ್ಷ ಉಪಪ್ರಾಚಾರ್ಯರಾಗಿ ಸಲ್ಲಿಸಿದ ಸುದೀರ್ಘ ಸೇವೆ ಸ್ಮರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕಿಶೋರಕುಮಾರ ತಮ್ಮ ಒಡನಾಟ ಹಂಚಿಕೊಂಡರು. ಖಾಸ್ಗತ ಮಠದ ಆಡಳಿತಾಧಿಕಾರಿ ಮುರಗೇಶ ವಿರಕ್ತಮಠ ದಿವ್ಯ ಸಾನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಪ್ರೌಢಶಾಲಾ ಚೇರಮನ್ ಎಂ.ಸಿ.ಕತ್ತಿ, ನಿವೃತ್ತ ಉಪಪ್ರಾಚಾರ್ಯ ಎಂ.ಎಸ್.ಬಿರಾದಾರ, ಎಸ್.ಎಂ.ಪಾಟೀಲ, ಆರ್.ಜಿ.ರಾಠೋಡ ಉಪಸ್ಥಿತರಿದ್ದರು.



ಕಿರುಸುದ್ದಿ

ಪದಾಧಿಕಾರಿಗಳ ನೇಮಕ

ಸಿಂಧನೂರು: ನಗರದ ಕರ್ನಾಟಕ ರಾಜ್ಯ ನೌಕರರ ಭವನದಲ್ಲಿ ಸಿಂಧನೂರು ತಾಲೂಕಿನ ದಲಿತ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.ಗೌರವ ಸಲಹೆಗಾರರಾಗಿ ಡಿ.ಎಚ್.ಕಂಬಳಿ,ಚಂದ್ರಶೇಖರ ಗೊರೇಬಾಳ, ಹುಸೇನಸಾಬ್, ಎಚ್.ಎನ್.ಬಡಿಗೇರ್, ನಾರಾಯಣಪ್ಪ ಮಾಡಸಿರವಾರ, ಮಂಜುನಾಥ ಗಾಂಧಿನಗರ ಅವರನ್ನು ಹಾಗೂ ಅದೇ ರೀತಿ ಕಾರ್ಯಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಕಮತಗಿ, ಉಪಾಧ್ಯಕ್ಷರಾಗಿ, ಆಂಜನೇಯ ರಾಮತ್ನಾಳ, ಡಾ.ಮದಗಪ್ಪ, ಪ್ರಧಾನ ಕಾರ್ಯದರ್ಶಿಗಳಾಗಿ ರಾಮಣ್ಣ ಹಿರೇಬೆರ್ಗಿ, ಸಹ ಕಾರ್ಯದರ್ಶಿಗಳಾಗಿ ದುರುಗಪ್ಪ ಗುಡದೂರು, ಎಚ್.ಕೆ.ದಿದ್ದಿ, ಸಂಘಟನಾ ಕಾರ್ಯದರ್ಶಿಗಳಾಗಿ ಡಾ.ಶಂಕರ ಗುರಿಕಾರ,ನೂರಮಹ್ಮದ್, ಜ್ಯೋತಿ,ಖಜಾಂಚಿಗಳಾಗಿ ಶರಣಪ್ಪ, ಸಾಹಿತ್ಯಿಕ ಸಲಹೆಗಾರರಾಗಿಡಾ.ಜಾಜಿ ದೇವೆಂದ್ರಪ್ಪ, ಡಾ.ಕೆ.ಖಾದರ ಬಾಷ,ತುಳಸಿದಾಸಮತ್ತು ಪತ್ರಿಕಾ ಸಲಹೆಗಾರರಾಗಿ ದುರ್ಗೇಶ,ಲಕ್ಷ್ಮಣ ಕುರುಕುಂದಿ,ಕಾನೂನು ಸಲಹೆಗಾರರಾಗಿ ಮಿಥುನ್ ಕುಮಾರ,ವಕೀಲರು,ರಾಮಪ್ಪ ಬೊಮ್ಮನಾಳ ವಕೀಲರು,ಸಾಂಸ್ಕೃತಿಕ ಸಲಹೆಗಾರರಾಗಿ ಎಂ.ಗಂಗಾಧರ ಬುದ್ದಿನ್ನಿ,ಬಿ.ಎನ್.ಯರದಿಹಾಳ,ಎಚ್.ಆರ್.ಹೊಸಮನಿ,ಬಸವರಾಜ ಬಾದರ್ಲಿ,ನಿರ್ದೇಶಕರುಗಳಾಗಿ ತಿರುಪತಿ ಶಿಕ್ಷಕರು,ರಾಮಣ್ಣ ರೈತನಗರ ಕ್ಯಾಂಪ್ ,ಕಾಳಿಂಗಪ್ಪ,ಮೌಲಾಲಿ ಗೊನ್ವಾರ,ಮೌನೇಶ ಜಾಲವಾಡಗಿ,ರಾಮಕೃಷ್ಣ ಭಂಡಾರಿ,ಕೃಷ್ಣ ಮೂರ್ತಿ ದುಮತಿ,ಬಸವರಾಜ ದೇವಿಪುರ,ರವಿ ಮಲ್ಲಾಪುರ ಇವರನ್ನು ದ.ಸಾ.ಪ.ಜಿಲ್ಲಾ ಅಧ್ಯಕ್ಷರಾದ ಡಾ.ಹುಸೇನಪ್ಪ ಅಮರಾಪುರ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು.

ಈ ವೇಳೆ ದಸಾಪ ತಾಲೂಕು ಅಧ್ಯಕ್ಷ ಡಾ.ಅರುಣಕುಮಾರ ಬೇರ್ಗಿ ಅವರು ಮತ್ತು ನೂತನ ಪದಾಧಿಕಾರಿಗಳು ಸೇರಿ ಸಾಹಿತ್ಯ ಪರಿಷತ್ತಿನ ಬೆಳವಣಿಗೆ ಕುರಿತು ಚರ್ಚೆ ಮಾಡಿ,ವಾರ್ಷಿಕ ಚಟುವಟಿಕೆಗಳು,ಪದಾಧಿಕಾರಿಗಳ ಪದಗ್ರಹಣ,ಅಭಿನಂದನೆ ಸಮಾರಂಭದ ಕುರಿತು ಚರ್ಚಿಸಿ ಅನುಮೋದಿಸಲಾಯಿತು.ಈ ವೇಳೆ,ದ.ಸ.ಪ. ಯುವ ಘಟಕದ ಅಧ್ಯಕ್ಷ ತಿಮ್ಮಣ್ಣ,ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ತೋರಗಲ್,ಬಸವರಾಜ ಹಳ್ಳಿ,ಡಾ.ಶರೀಫ ಹಸಮಕಲ್,ಸುಭಾಸ ಹರ್ವಾಪೂರು,ಸೇರಿದಂತೆ ಪ್ರಗತಿಪರ ಹೋರಾಟಗಾರರು ಇದ್ದರು.

ಮಳೆಗಾಲಕ್ಕೆ ಜೆಸ್ಕಾಂ ಜೀರೋ ಟಾಲರೆನ್ಸ್ ನೀತಿ

ಕಲಬುರಗಿ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸಂಬಂಧಿತ ಅವಘಡಗಳ ಸಂಭವ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜೆಸ್ಕಾಂ ವ್ಯಾಪ್ತಿಯ ಎಲ್ಲಾ ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜೆಸ್ಕಾಂ ಅಧ್ಯಕ್ಷರಾದ ಪ್ರವೀಣ್ ಪಾಟೀಲ್ ಹರವಾಳ ಸೂಚಿಸಿದ್ದಾರೆ.



ಮಳೆ ಮತ್ತು ಗಾಳಿಯಿಂದ ವಿದ್ಯುತ್ ತಂತಿಗಳು ಹರಿದು ಬೀಳುವುದು, ವಿದ್ಯುತ್ ಕಂಬಗಳು ಹಾನಿಗೊಳ ಗಾಗುವುದು ಹಾಗೂ ವಿದ್ಯುತ್ ವ್ಯತ್ಯಯ ಉಂಟಾಗುವ ಸಂಭವ ಹೆಚ್ಚಿದ್ದು, ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ವಿದ್ಯುತ್ ಲೈನ್‌ಗಳ ನಿರಂತರ ಪರಿಶೀಲನೆ, ದುರ್ಬಲ ತಂತಿಗಳು ಹಾಗೂ ಕಂಬಗಳ ತಕ್ಷಣದ ದುರಸ್ತಿ ಮತ್ತು ತುರ್ತು ಪರಿಸ್ಥಿತಿಗಳಿಗೆ ಅಗತ್ಯ ಸಿದ್ಧತೆಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿದ್ಯುತ್ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಮತ್ತು ವಿದ್ಯುತ್ ತಂತಿಗಳ ಸಮರ್ಪಕ ಸ್ಟಾಕ್ ಅನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟು ಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ನಿರಂತರ ವಿದ್ಯುತ್ ಸರಬರಾಜನ್ನು ಖಚಿತಪಡಿಸಿಕೊಳ್ಳುವುದು ಇಲಾಖೆಯ ಪ್ರಮುಖ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಅವಧಿಯಲ್ಲಿ ಯಾವುದೇ ವಿಧದ ವಿದ್ಯುತ್ ಅವಘಡಗಳನ್ನು ತಪ್ಪಿಸಲು 'ಶೂನ್ಯ ಸಹಿಷ್ಣುತೆ' ನೀತಿಯನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.ಸಾರ್ವಜನಿಕರು ಹರಿದು ಬಿದ್ದಿರುವ ವಿದ್ಯುತ್ ತಂತಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ಅವುಗಳನ್ನು ಯಾವುದೇ ಕಾರಣಕ್ಕೂ ಸ್ಪರ್ಶಿಸಬಾರದು. ವಿದ್ಯುತ್ ಸಂಬಂಧಿತ ಅವಘಡಗಳು ಅಥವಾ ಅಪಾಯಕರ ಪರಿಸ್ಥಿತಿಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಜೆಸ್ಕಾಂ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 1912 ಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ.



ಸಿಂಧನೂರು: ನಗರದ ಕರ್ನಾಟಕ ರಾಜ್ಯ ನೌಕರರ ಭವನದಲ್ಲಿ ಸಿಂಧನೂರು ತಾಲೂಕಿನ ದಲಿತ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಚಿವ ಸ್ಥಾನಕ್ಕಾಗಿ ಕೇದಾರದಲ್ಲಿ ವಿಶೇಷ ಪೂಜೆ

ಕಲಬುರಗಿ: ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಅವರ ಜನಪರ ಪರಂಪರೆ ಮುಂದುವರಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಡಾ.ಅಜಯ್ ಧರ್ಮಸಿಂಗ್ ಅವರಿಗೆಸಚಿವಸ್ಥಾನಸಿಗಲೆಂದುಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿಶೇಷ ಪೂಜೆ, ಪ್ರಾರ್ಥನೆ ನಡೆಸುತ್ತಿದ್ದಾರೆ.

ಕೂಡಿ ಗ್ರಾಪಂ ವ್ಯಾಪ್ತಿಯ ಕೂಡಿ, ಕೋಬಾಳ್, ಕೋನ ಹಿಪ್ಪರಗ, ಮಂದರವಾಡ, ಬಣಮಗಿ, ಹಂದನೂರು ಹಾಗೂ ರಾಸಣಗಿ ಗ್ರಾಮಗಳ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರಸಿದ್ಧ ಕೂಡಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಪವಿತ್ರ ಕೇದಾರನಾಥ ಜ್ಯೋತಿರ್ಲಿಂಗ ದೇವಾಲಯದಲ್ಲೂ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ನೆರವೇರಿಸಿ, ಅಜಯ್ ಧರ್ಮಸಿಂಗ್ ಅವರಿಗೆ ಸಚಿವ ಸ್ಥಾನ ದೊರೆಯಲೆಂದು ಪ್ರಾರ್ಥಿಸಿದರು. ಕಲಬುರಗಿ ಹಾಗೂ ಜೇವರ್ಗಿ ಭಾಗದ ವಿವಿಧ ಸಾಮಾಜಿಕ, ಪ್ರಗತಿಪರ ಸಂಘಟನೆಗಳು ಮತ್ತು ಸಾರ್ವಜನಿಕರು ಕೂಡ ಅಜಯ್ ಧರ್ಮಸಿಂಗ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಅವರು ಸಚಿವರಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದು, ಶೀಘ್ರದಲ್ಲೇ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.



ಕಲಬುರಗಿ: ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಅವರ ಜನಪರ ಪರಂಪರೆ ಮುಂದುವರಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಡಾ.ಅಜಯ್ ಧರ್ಮಸಿಂಗ್ ಅವರಿಗೆ ಸಚಿವ ಸ್ಥಾನ ಸಿಗಲೆಂದು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿಶೇಷ ಪೂಜೆ, ಪ್ರಾರ್ಥನೆ ನಡೆಸುತ್ತಿದ್ದಾರೆ.

ಈಜು ಸ್ಪರ್ಧೆಗೆ ಕೊಪ್ಪಳ ಸಿಪಿಐ ಸುರೇಶ ಚಾಲನೆ

ಕ್ರೀಡೆಯಲ್ಲಿ ಭಾಗವಹಿಸಲು ಮಕ್ಕಳಿಗೆ ಪ್ರೋತ್ಸಾಹಿಸಿ

ಕೊಪ್ಪಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಸ್ವಿಮಿಂಗ್ ಕ್ಲಬ್ ಇವರ ಸಹಯೋಗದೊಂದಿಗೆ ರವಿವಾರ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಈಜು ಸ್ಪರ್ಧೆಯು ಎಲ್ಲರ ಗಮನ ಸೆಳೆಯಿತು.

ಕೊಪ್ಪಳ ಸಿಪಿಐ ಸುರೇಶ ಅವರು ಈಜು ಸ್ಪರ್ಧೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಇಂತಹ ಕಾರ್ಯಕ್ರಮಗಳು ಬಹಳ ಮುಖ್ಯ. ಪ್ರತಿಯೊಬ್ಬ ಕ್ರೀಡಾಪಟು ಈಜು ಸ್ಪರ್ಧೆಯಲ್ಲಿ ಭಾಗವಹಿಸಿದಾಗ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಲು ಸಾಧ್ಯ. ಹಾಗಾಗಿ ಕ್ರೀಡಾಪಟುಗಳು ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಕ್ರೀಡಾ ಪಟುಗಳಿಗೆ ಉತ್ತಮ ರೀತಿಯಲ್ಲಿ ಕ್ರೀಡಾ ಸೌಲಭ್ಯಗಳು ಸಿಗುತ್ತಿದ್ದು, ಪಾಲಕರು ಪೋಷಕರು ತಮ್ಮ ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕೆಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠಲ ಜಾಬಗೌಡರ್ ಅವರು ಮಾತನಾಡಿ, ಕ್ರೀಡೆ ಜೀವನದ ಒಂದು ಭಾಗವಾಗಿದೆ. ಪ್ರತಿಯೊಬ್ಬರು ಒಂದೊಂದು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ತಮ್ಮ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು. ಈಜು ಸ್ಪರ್ಧೆ ಬಹಳ ಮುಖ್ಯವಾಗಿದ್ದು, ಕೊಪ್ಪಳ ಜಿಲ್ಲೆಯ ಕ್ರೀಡಾ ಪಟುಗಳಿಗೆ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈಜು ಸ್ಪರ್ಧೆಯಲ್ಲಿ ಅಂತರ ರಾಷ್ಟ್ರೀಯ ಕ್ರೀಡಾ ಪಟುಗಳಾದ ಅಸ್ಮಿತಾ ಚಂದ್ರು ಹಾಗೂ ವೃತ್ತಿ ಅಗರವಾಲ್ ಅವರು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಅಸ್ಮಿತಾ ಚಂದು ಅವರು ಸಿಂಗಾಪೂರದಲ್ಲಿ ಅಂತರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಸಾಧನೆ ಮಾಡಿರುತ್ತಾರೆ. ಅವರಂತೆ ಎಲ್ಲಾ ಕ್ರೀಡಾಪಟುಗಳು, ಈ ಈಜು ಸ್ಪರ್ಧೆಯಲ್ಲಿ ಆಸಕ್ತಿವಹಿಸಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಬೆಳೆಯಬೇಕು ಎಂದು ಶುಭ ಹಾರೈಸಿದರು.



50 ಕ್ರೀಡಾಪಟುಗಳು ಭಾಗಿ

ಈಜು ಸ್ಪರ್ಧೆಯಲ್ಲಿ 8 ರಿಂದ 10 ವರ್ಷ ವಯೋಮಿತಿ, 10 ರಿಂದ 12 ವರ್ಷ ವಯೋಮಿತಿ ಹಾಗೂ 12 ರಿಂದ 14 ವರ್ಷ ವಯೋಮಿತಿ ಒಳಗಿನ ಬಾಲಕ ಮತ್ತು ಬಾಲಕೀಯರಿಗೆ ಅವಕಾಶ ಕಲ್ಪಿಸಲಾಗಿದ್ದು, ಈಜು ಸ್ಪರ್ಧೆಯಲ್ಲಿ ಒಟ್ಟು 50 ಜನ ಬಾಲಕ ಬಾಲಕೀಯರು ಭಾಗವಹಿಸಿದ್ದರು.

ಅಂತರ ರಾಷ್ಟ್ರೀಯ ಕ್ರೀಡಾಪಟು ಅಸ್ಮಿತಾಚಂದ್ರು ಅವರು ಮಾತನಾಡಿ, ನಾನು ಹೈದಾರಾಬಾದಿನವಳು ನಾನು ಈಜು ಸ್ಪರ್ಧೆಯಲ್ಲಿ ಹೆಚ್ಚಿನ ಆಸ್ತಿಕ ಇದ್ದು, ನನಗೆ ನನ್ನ ತಂದೆ ತಾಯಿಗಳ ಪ್ರೋತ್ಸಾಹ ಹಾಗೂ ನನ್ನ ನೆಚ್ಚಿನ ಗುರುಗಳ ಮಾರ್ಗದರ್ಶನದಿಂದ ಬೆಸಿಗೆ ತರಬೇತಿಯಲ್ಲಿ ಭಾಗಹಿಸುತ್ತಿದ್ದೆ. ದಿನಂಪ್ರತಿ ಬೆಳಿಗ್ಗೆ ಈಜುತ್ತಿದ್ದೆ, ಇದರಿಂದ ನನಗೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಇದರಂತೆ ತಾವುಗಳು ಹೆಚ್ಚಿನ ರೀತಿಯಲ್ಲಿ ಈಜು ತರಬೇತಿ ಪಡೆದು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಿ ಎಂದು ತಿಳಿಸಿದರು.

ಅಂತರ ರಾಷ್ಟ್ರೀಯ ಕ್ರೀಡಾಪಟು ವೃತಿ ಅಗರವಾಲ್ ಅವರು ಮಾತನಾಡಿ, ಈಜು ಸ್ಪರ್ಧೆಯಲ್ಲಿನಾನು ಸಹ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುತ್ತೇನೆ. ತಾವುಗಳು ಸಹಿತ ಹಿರಿಯರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ರಾಷ್ಟ್ರ ಮಟ್ಟದಲ್ಲಿ ಬೆಳೆಯಲು ಹಾರೈಸಿದರು.

ವಿಜೇತರು: 8 ರಿಂದ 10 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ವಿರಾಟ್ ಪಾಟೀಲ್ ಪ್ರಥಮ ಸ್ಥಾನ, ಆದರ್ಶ ದ್ವಿತೀಯ, ಸುಫಿಯಾನ್ ಪಟೇಲ್ ತೃತೀಯ ಸ್ಥಾನ ಪಡೆದುಕೊಂಡರು. 10 ರಿಂದ 12 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಶೌರ್ಯ ಪಾಟೀಲ್ ಪ್ರಥಮ, ಅನುಷ್ ದ್ವಿತೀಯ, ಶ್ರೀಧರ್ ಭಟ್ ತೃತೀಯ ಸ್ಥಾನ ಪಡೆದುಕೊಂಡರೆ, 12 ರಿಂದ 14 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಗವಿಶ್ ಪ್ರಥಮ, ಶ್ರೇಯಸ್ ದ್ವಿತೀಯ ಮತ್ತು ತನಯ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತರಬೇತುದಾರರಾದ ಜಾನ್ವಿ ಮತ್ತು ಎ.ಎನ್. ಯತಿರಾಜ್, ಕೊಪ್ಪಳ ತಾಲ್ಲೂಕ ಕ್ರೀಡಾಧಿಕಾರಿಗಳಾದ ಶರಣಬಸವ ಬಂಡಿಹಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಸವಾಜು ಹನಮಸಾಗರ ಅವರು ಕಾರ್ಯಕ್ರಮ ನಿರೂಪಿಸಿದರು.

ಕಲಿಕೆಯಲ್ಲಿ ನಿರಂತರ ಪ್ರಯತ್ನವಿರಲಿ: ಡಿಸಿ

ರಾಯಚೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ಸಾಧನೆ ಮಾಡುವುದಕ್ಕೆ ಹಾಗೂ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಪೂವಿತಾ.ಎಸ್ ಹೇಳಿದರು.

ಸೋಮವಾರ ನಗರದ ರೈಲ್ವೆ ಸ್ಟೇಷನ್ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಉನ್ನತ ಹುದ್ದೆಗಳಾದ ಜಿಲ್ಲಾಧಿಕಾರಿ, ಜಿ. ಪಂ ಸಿಇಒ ಸೇರಿದಂತೆ ಇತರೆ ವಿವಿಧ ಉನ್ನತ ಹುದ್ದೆಗಳ ಕನಸು ಕಾಣಬೇಕು. ವಿದ್ಯಾರ್ಥಿಗಳು ಯಾರು ಶಾಲೆಯನ್ನು ಬಿಡದಂತೆ ನೋಡಿಕೊಳ್ಳಬೇಕು. ಶಾಲೆ ಬಿಟ್ಟಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಶಿಕ್ಷಕರಿಂದ ಆಗಬೇಕೆಂದರು ಎಂದರು.

ಜಿ.ಪಂ ಮುಖ್ಯ ಸಿಇಓ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ನೋಡಿ ನನಗೆ ಸಂತೋಷವಾಗಿದೆ. ಮಕ್ಕಳನ್ನು ನೋಡಿ, ನಮ್ಮ ಬಾಲ್ಯದ ನೆನಪಾಗುತ್ತಿದೆ. ಮಕ್ಕಳು ಒಂದು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿಯನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು. ಕಳೆದ ವರ್ಷದಂತೆ ಈ ವರ್ಷವು ವಿದ್ಯಾರ್ಥಿಗಳು ಹೆಚ್ಚಿನ ಮಟ್ಟದಲ್ಲಿ ಸಾಧ್ಯನೆ ಮಾಡಬೇಕು. ಅಲ್ಲದೆ ಶಾಲೆಯಲ್ಲಿ ಕಿಶೋರಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಅಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿ, ಮಾಹಿತಿ ಪಡೆಯಬೇಕು. ಅಲ್ಲದೆ ನಿಮ್ಮ ಗೆಳೆಯರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದರು.

ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ಪುಸ್ತಕಗಳನ್ನು ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ವಿವಿಧ ಗಣ್ಯರಿಂದ ವಿತರಣೆ ಮಾಡಲಾಯಿತು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಸೇರಿದಂತೆ ಇತರರಿದ್ದರು.



ದೇವರಿಗೆ ಅರಿವಿನ ಭಕ್ತಿ ಅವಶ್ಯಕ

ಯಲಬುರ್ಗಾ: ಮಾನವನು ಕೆಟ್ಟ ಗುಣಗಳನ್ನು ಮರೆತು ಭಕ್ತಿಯಲ್ಲಿ ಶುದ್ಧತೆ ಮತ್ತು ಸನ್ಮಾರ್ಗವನ್ನು ಪಡೆದುಕೊಳ್ಳಬೇಕು ಎಂದು ಬಸವಣ್ಣನವರು ತಮ್ಮ ವಚನದ ಚಿಂತನೆಯಾಗಿದೆ ಎಂದು ವಚನ ಸಾಹಿತಿ ಶರಣ ತಿಮ್ಮನಗೌಡ ಚಿಲ್ಕರಾಗಿ ಹೇಳಿದರು.

ತಾಲೂಕಿನ ಕಲ್ಲಭಾವಿ ಗ್ರಾಮದ ವೀರಬಸವಾರ್ಯ ಮಠದ ಸಭಾಂಗಣದಲ್ಲಿ ಲಿಂಗೈಕ್ಯ ಶ್ರೀಮಲ್ಲಿನಾಥ ಶರಣರಸ್ಮರಣಾರ್ಥ 208ನೇ ಮಾಸಿಕ ಸಂಚಾರಿ ಶಿವಾನುಭವ ಗೋಷ್ಠಿ ಹಾಗೂ ಮಾತೋಶ್ರೀಲಿಂಗೈಕ್ಯ ಶರಣಮ್ಮ ಗೌಡಪ್ಪ ದೇವಲ್ ಇವರ 3ನೇ ವರ್ಷದ ಪುಣ್ಯಸ್ಮರಣೆ ಮತ್ತು ಲಿಂಗೈಕ್ಯ. ಶರಣ ವೀರಭದ್ರಪ್ಪಣ್ಣ ಕುರಕುಂದಿ ಇವರ ನೆನಹು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೈಜ ಭಕ್ತಿಯ ಮಾರ್ಗವನ್ನು ಮರೆತು ಮತಿಗೆಡುತ್ತಿದ್ದೇನೆ.ಈ ಲೌಕಿಕ ಆಸೆಗಳೇ ಭಕ್ತಿಯೆಂದು ಭ್ರಮಿಸಿ, ಇವುಗಳನ್ನೇ ಆಶ್ರಯಿಸಿ ನನ್ನ ಭಕ್ತಿಹಾಳಾಗುತ್ತಿದೆಎಂದುಬಸವಣ್ಣನವರು ಕೂಡಲಸಂಗಮದೇವನಲ್ಲಿ ತಮ್ಮ ಅಂತರಾಳದ ನೋವನ್ನು ತೋಡಿಕೊಂಡಿದ್ದಾರೆ.ಕೇವಲ ಬಾಹ್ಯ ಆಚರಣೆ, ಪೂಜೆ ಅಥವಾ ಪ್ರಾರ್ಥನೆಗೆ ಸೀಮಿತವಾಗದೆ, ಮನಸ್ಸಿನ ಶುದ್ಧತೆ ಮತ್ತು ನಿಸ್ವಾರ್ಥ ಪ್ರೀತಿಯನ್ನು ಒಳಗೊಂಡಿರುವ ಆಂತರಿಕ ಸಮರ್ಪಣೆಯಾಗಿದೆ. ಇದು ಭಗವಂತನೊಂದಿಗೆ ಅಥವಾ ಸತ್ಯದೊಂದಿಗೆ ಏಕತೆಯ ಭಾವನೆಯನ್ನು ಬೆಳೆಸಿ ಕೊಳ್ಳುವುದಾಗಿದೆ ಎಂದರು.

ಕೊಪ್ಪಳದ ಬಸವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಶ ಸಸಿಮಠ ಮಾತನಾಡಿ ಬಸವಣ್ಣನವರು ಜನರ ಜತೆ ಮಾತನಾಡಿದರೆ ಅವರ ಪ್ರೀತಿಯ ಮಾತುಗಳನ್ನಾಡಿದರೆ ಅದೇಷ್ಟೋ ಜನರು ಅಜ್ಞಾನದಿಂದ ಬದಲಾಗಿ ಸುಜ್ಞಾನದಡೆಗೆ ಸಾಗಿದ್ದಾರೆ ಮಡಿವಾಳ ಮಾಚಯ್ಯ ಕಲಿಯುಗದ ಕಲಿದೇವ ಎನ್ನಲೆ ಬಸವಣ್ಣ ಎಂದು ಕರೆಯಬೇಕೆ ಎಂದು ಬಸವಣ್ಣನವರಿಗೆ ವರ್ಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಶಿವಾನುಭವ ಗೋಷ್ಠಿ ಉದ್ದೇಶಿಸಿ ಅಮರೇಶಪ್ಪ ಗಡಿಹಳ್ಳಿ, ಬಸವರಾಜ ಇಂಗಳದಾಳ, ರುದ್ರಪ್ಪ ಹಳ್ಳಿ, ಶರಣಬಸಪ್ಪ ಬ್ಯಾಲಿಹಾಳ,ಶರಣಪ್ಪಅಸಬಿಮಾತನಾಡಿದರು, ವೀರೂಪಾಕ್ಷಯ್ಯ ಹಿರೇಮಠ, ಗಂಗಮ್ಮ ಕುರಕುಂದಿ, ಶಂಕ್ರಪ್ಪ ಬೇವೂರು, ಹಂಪಣ್ಣ ತಾವರಗೇರಾ, ನಾಗನಗೌಡ ಜಾಲಿಹಾಳ, ರೇವಣಪ್ಪ ಮಂತ್ರಿ, ಅಮರೇಶ ದೇವಲ್, ಪಾಲಾಕ್ಷಪ್ಪ ಹುಣಶಿಹಾಳ, ಬಸಣ್ಣ ದೇವಲ್, ಸಂಗಪ್ಪ ಹುಣಶಿಹಾಳ, ಹನಮಗೌಡ ಬಳ್ಳಾರಿ, ಶ್ರೀಕಾಂತಗೌಡ ಮಾಲಿ ಪಾಟೀಲ್ ಇದ್ದರು.



ಜೂ. 3ಕ್ಕೆ ಜನರ ಸೇವೆಗಾಗಿ ಶರಣು ಕಾರ್ಯಾಲಯ ಪ್ರಾರಂಭ: ಕಳಕಪ್ಪ

ಕುಕನೂರು: ಜನರ ಸೇವೆಗಾಗಿ ಶರಣು ಕಾರ್ಯಾಲಯ ಪ್ರಾರಂಭಿಸಲಾಗುತ್ತಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷರು ಕಳಕಪ್ಪ ಕಂಬಳಿ ಹೇಳಿದರು.



ಪಟ್ಟಣದ ಪ್ರವಾಸಿ ಮಂದಿರದಲ್ಲಿಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಅವರು ಪಟ್ಟಣದ ಕಲ್ಲೇಶ್ವರ ನಗರದಲ್ಲಿ ನೂತನ ಶರಣು ಕಚೇರಿಯನ್ನು ಆರಂಭಿಸಲಾಗುತ್ತಿದೆ

ಇದೇ ಜೂ.3ರ ಬುಧವಾರ ಬೆ.10ಕ್ಕೆ ನೂತನ ಕಚೇರಿ ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿವೆ, ವಿವಿಧ ಮಠಾಧೀಶರು, ಸ್ವಾಮೀಜಿಗಳು, ಗಣ್ಯರು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಜನತೆಗೆಆಹ್ವಾನನೀಡಲಾಗಿದೆಜನಸೇವೆಯನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದಲೇ ಕಚೇರಿಯನ್ನು ಆರಂಭಿಸಲಾಗುತ್ತಿದೆ. ಕಾರ್ಯಾಲಯದಲ್ಲಿಸಿಬ್ಬಂದಿ ನಿರಂತರವಾಗಿಲಭ್ಯವಿರಲಿದ್ದು, ಜನರು ಯಾವುದೇ ಸಮಯದಲ್ಲಿ ತಮ್ಮ ಸಮಸ್ಯೆ, ಅಹವಾಲು, ತೊಂದರೆ ತಿಳಿಸಬಹುದಾಗಿದೆ. ಜನರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ನೂತನ ಶರಣು ಉದ್ಘಾಟನಾ ಸಾರ್ವಜನಿಕರು, ಮುಖಂಡರು, ಕಾರ್ಯಾಲಯದ ಸಮಾರಂಭಕ್ಕೆ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದರು.

ಕಳಕಪ್ಪ ಕಂಬಳಿಯವರು ಮುಂದಿನ ದಿನಮಾನಗಳಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷದಿಂದ ಜಿಲ್ಲಾ ಪಂಚಾಯತ್ ಟಿಕೆಟ್ ಸಿಕ್ಕರು ತಿರಸ್ಕರಿಸಿ ಅವರ ಪರವಾಗಿ ದುಡಿಯಲು ನಿಶ್ಚಯಿಸಿದ್ದೇನೆ ಎಂದು ಜಿ.ಪಂ ಮಾಜಿ ಸದಸ್ಯ ಈರಪ್ಪ ಕುಡಗುಂಟಿ ಹೇಳಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಈರಪ್ಪ ಕುಡಗುಂಟಿ, , ಫಕೀರಪ್ಪ ತಳವಾರ, ಸುರೇಶ ಬೆಣಕಲ್, ಇಮಾಮ್ ಹುಸೇನ ಮಂಡಲಗಿರಿ, ನೀಲನಗೌಡ ಇದ್ದರು.

ನೂತನ ಪದಾಧಿಕಾರಿಗಳ ಆಯ್ಕೆ

ಕುರುಗೋಡು: ಸಮೀಪದ ಶಿರಿಗೇರಿ ಗ್ರಾಮದಲ್ಲಿ ಭಾನುವಾರ ತನು-ಮನ ಸಾಂಸ್ಕೃತಿಕ ಸೇವಾ ಸಂಘ ನೂತನವಾಗಿ ಪದಾಧಿಕಾರಿಗಳು ಆಯ್ಕೆ ನಡೆಯಿತು. ಈ ವೇಳೆ ಗೌರವ ಅಧ್ಯಕ್ಷರ ಗುಡಟ್ಟಿ ಹನುಮಂತಪ್ಪ, ಹಳ್ಳಿ ಮಾರೇಶ, ಅಧ್ಯಕ್ಷ ಹರಿವಾಣ ಈರಣ್ಣ, ಉಪಾಧ್ಯಕ ತಂಬೂರಿ ಅಂಬರೀಶ ಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಚಲವಾದಿ ಶೇಖಣ್ಣ, ಸಂಘಟನಾ ಕಾರ್ಯದರ್ಶಿ ಬಸವರಾಜ ಬಿಚ್ಚುಗತ್ತಿ, ಸಹ ಕಾರ್ಯದರ್ಶಿ ನಾಡಗೌಡರ ದೇವರಾಜ, ಸಹ ಸಂಘಟನಾ ಕಾರ್ಯದರ್ಶಿ ಕೆ. ನಾಗಪ್ಪ, ಖಜಾಂಜಿ ನೆನೆಕ್ಕಿ ವಿರುಪಾಕ್ಷಿ, ಪದಾಧಿಕಾರಿಗಳಾಗಿ ಸಿ. ಶಿವಕುಮಾರ, ಭಂಡಾರಿ ಪರಶುರಾಮು, ಹೆಚ್,ಹೊನ್ನೂರ, ಕೊಳ್ಳಿ ಶ್ರೀಕಾಂತ್, ಎಳುಬೆಂಚಿ ಈರಣ್ಣ, ಪರಮೇಶ್ವರ, ಕಲ್ಗುಡಿ ಪಂಪ, ವಿ. ನರಸಿಂಹ, ಸೋಮೇಶ ಕೆ, ಶಿವರಾಜ, ವಿ. ವೆಂಕಟೇಶ ಆಯ್ಕೆಯಾದರು.



ಎಸ್‌ಬಿಆರ್ ಕಾಲೇಜಿನ 29 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹ

ಕಲಬುರಗಿ: ಜೆಇಇ ಅಡ್ವಾನ್ಸ್ಡ್-2026 ಪರೀಕ್ಷೆಯಲ್ಲಿ ಕಲಬುರಗಿಯ ಎಸ್‌ಬಿಆರ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟು 29 ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಸಂಸ್ಥೆಗಳಾದ (IITs) ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.



ಕಾಲೇಜಿನ ವಿದ್ಯಾರ್ಥಿಗಳಾದ ಪೃಥ್ವಿ ಪಿ. ತಳವಾರ ಅವರು ರಾಷ್ಟ್ರ ಮಟ್ಟದಲ್ಲಿ AIR-107 (CAT)ರ್‍ಯಾಂಕ್ ಗಳಿಸಿದ್ದು, ಕಾಲೇಜಿನ ಅಗ್ರ ಸಾಧಕರಾಗಿ ಹೊರಹೊಮ್ಮಿದ್ದಾರೆ. ಸಿದ್ಧಾರ್ಥ ಶಂಕ್ರಪ್ಪ AIR-1769 (CAT) ಹಾಗೂ ವಿಷ್ಣು ಗಜೇಂದ್ರ, AIR-2142 (CAT) ರ್‍ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಜೆಇಇ ಅಡ್ವಾನ್ಸ್ಡ್ ದೇಶದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಅವಕಾಶ ಹೊಂದುತ್ತಾರೆ. ಈ ಬಾರಿ ಎಸ್ಬಿಆರ್ ಕಾಲೇಜಿನಿಂದ 255 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದು, ಅವರಲ್ಲಿ 29 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್‌ನಲ್ಲಿ ಯಶಸ್ಸು ಸಾಧಿಸಿ ಐಐಟಿ ಪ್ರವೇಶಕ್ಕೆ ಅರ್ಹರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎನ್.ಎಸ್. ದೇವರಕಲ್ ತಿಳಿಸಿದ್ದಾರೆ.

ಪ್ರಮುಖ ಸಾಧಕರು

ಪೃಥ್ವಿ ಪಿ. ತಳವಾರ - AIR 107 (CAT)
ಸಿದ್ಧಾರ್ಥ ಶಂಕ್ರಪ್ಪ - AIR 1769 (CAT)
ವಿಷ್ಣು ಗಜೇಂದ್ರ - AIR 2142 (CAT)
ಶ್ರೀಶಾಂತ್ ಅಮರೇಶ್ - AIR 2295 (CAT)
ಕಾರ್ತಿಕ್ ಪ್ರಭು - AIR 2710 (CAT)
ಓಂಕಾರ್ ತಿರುಪತಿ ಆಲ್ಲಾಪುರ - AIR 3441 (CAT)
ಪ್ರತ್ಯೂಷ್ ಕುಮಾರ್ ಪರಮಾತ್ಮ - AIR 3715 (CAT)
ಸುಮಿತ್ ರಾಠೋಡ್ - AIR 4302 (CAT)
ಮಲ್ಲಿಕಾರ್ಜುನ ಗೋಬೂರ - AIR 4344 (CAT)
ಪ್ರೀತಂ ಹಸರಗರ್ - AIR 4515 (CAT)

ಇತರ ವಿದ್ಯಾರ್ಥಿಗಳೂ ಉತ್ತಮ ರ್‍ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಾಲೇಜು ಆರಂಭದಿಂದಲೂ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ನೀಟ್, ಜೆಇಇ, ಕೆಸಿಇಟಿ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ನಿರಂತರವಾಗಿ ಉತ್ತಮ ಫಲಿತಾಂಶ ದಾಖಲಿಸುತ್ತಿದೆ. ವಿದ್ಯಾರ್ಥಿಗಳ ಕನಸು ನನಸಾಗಿಸಲು ಅಗತ್ಯವಾದ ಎಲ್ಲ ಸೌಲಭ್ಯ ಹಾಗೂ ಪ್ರೋತ್ಸಾಹಕಾರಿ ವಾತಾವರಣ ಸಂಸ್ಥೆ ಕಲ್ಪಿಸಿದೆ. ಎಸ್ಬಿಆರ್ ಕಾಲೇಜಿನ ಈ ಸಾಧನೆ ಕಲಬುರಗಿ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲಾಗಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ಹರ್ಷ ಮೂಡಿಸಿದೆ.

■ ಬಸವರಾಜ ದೇಶಮುಖ, ಕಾರ್ಯದರ್ಶಿ

ಜೆಇಇ ಅಡ್ವಾನ್ಸ್ಡ್ ನಂತಹ ಕಠಿಣ ಪರೀಕ್ಷೆಯಲ್ಲಿ ಎಸ್ಬಿಆರ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಪ್ರಾಂಶುಪಾಲರ ಮಾರ್ಗದರ್ಶನ, ಗುಣಮಟ್ಟದ ಬೋಧನೆ ಹಾಗೂ ವ್ಯವಸ್ಥಿತ ತರಬೇತಿ ಪ್ರಮುಖ ಕಾರಣವಾಗಿದೆ. ಅಭಿನಂದನೆಗಳು.

■ ಡಾ.ದಾಕ್ಷಾಯಿಣಿ ಅವಾಜಿ. ಅಧ್ಯಕ್ಷರು, ಶರಣಬಸವೇಶ್ವರರ ವಿದ್ಯಾವರ್ಧಕ ಸಂಘ

ಲಕ್ಷ್ಮಣ ಸವದಿಗೆ ಡಿಸಿಎಂ, ಸಚಿವ ಸ್ಥಾನ ನೀಡಲು ಒತ್ತಾಯ

ಕುಷ್ಟಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಶಾಸಕರಾದ ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನ ನೀಡಬೇಕು ಎಂದು ಗಾಣಿಗ ಸಮಾಜದ ಪ್ರಧಾನ ಕಾರ್ಯದರ್ಶಿ ಬಸವರಾಜ ಗಾಣಿಗೇರ ಅವರು ಹೇಳಿದರು.

ಪಟ್ಟಣದ ಹಳೆಯ ಪ್ರವಾಸಿ ಮಂದಿರದಲ್ಲಿ ಕುಷ್ಟಗಿ ತಾಲೂಕು ಗಾಣಿಗ ಸಮಾಜದಿಂದ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ದೀರ್ಘ ಅನುಭವ ಹೊಂದಿರುವ ಲಕ್ಷ್ಮಣ ಸವದಿ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಅಷ್ಟೆ ಅಲ್ಲದೆ ಬಿಜೆಪಿ ಅಧಿಕಾರವಧಿಯಲ್ಲಿ ಉಪಮುಖ್ಯಮಂತ್ರಿಯಾಗಿಉತ್ತಮ ಆಡಳಿತವನ್ನು ಮಾಡಿರುವ ಅವರು ಸದ್ಯ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು ಶಾಸಕರಾಗುವುದರ ಜೊತೆಗೆ ಸರ್ಕಾರ ರಚನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದು ಹೀಗಾಗಿ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದರು.



ಸಮಾಜದ ಅಧ್ಯಕ್ಷ ಗುರುನಗೌಡ ಶಿರೂರು ಮಾತನಾಡಿ, ಲಕ್ಷ್ಮಣ ಸವದಿ ಅವರು ಎಲ್ಲಾ ವರ್ಗದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಆಡಳಿತಾತ್ಮಕ ಅನುಭವವೂ ಹೊಂದಿದ್ದಾರೆ. ರಾಜ್ಯ ಸರ್ಕಾರವು ಅವರ ಸೇವೆ ಹಾಗೂ ಅನುಭವವನ್ನು ಪರಿಗಣಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ ಅವರು ಈ ಕುರಿತು ರಾಜ್ಯ ಸರ್ಕಾರ ಹಾಗೂ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಂಡು ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಜವಾಬ್ದಾರಿ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಪ್ರಮುಖರಾದ ಕಿರಣಜ್ಯೋತಿ, ನಿತ್ಯಾನಂದಗೌಡ, ಶರಣಬಸಪ್ಪ, ರಮೇಶ ತುರಮರಿ, ಚಂದ್ರು ನಾಡಗೌಡ್ರ, ಪ್ರಕಾಶ ಮನ್ನೆರಾಳ, ಚಂದ್ರು ಕಮತರ ಸೇರಿದಂತೆ ಅನೇಕರು ಇದ್ದರು.

ಕಿರುಸುದ್ದಿ

ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅಭಿನಂದನೆ

ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ಹೂಗುಚ್ಛ ನೀಡಿ ಶುಭಾಶಯಗಳನ್ನು ಕೋರಿದರು. ಟ್ರಬಲ್ ಶೂಟರ್, ಯುವ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಹಾಗೂ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದ್ದು, ಅತ್ಯಂತ ಸಂತಸ ಮೂಡಿಸಿದೆ. ಬರುವ ದಿನಗಳಲ್ಲಿ ಇನ್ನೂ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದು ಶುಭ ಹಾರೈಸಿದರು.

ವಾಲ್ಮೀಕಿ ಸಮುದಾಯಕ್ಕೆ ಸೂಕ್ತ ಸ್ಥಾನ ನೀಡಿ

ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ವಾಲ್ಮೀಕಿ ಸಮಾಜದ ಶಾಸಕರಿಗೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ಸಚಿವ ಸಂಪುಟದಲ್ಲಿ ಸೂಕ್ತಸ್ಥಾನ ನೀಡಬೇಕು ಎಂದು ಪುರಸಭೆ ಸದಸ್ಯ ಹಗರಿಬೊಮ್ಮನಹಳ್ಳಿ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಪವಾಡಿ ಹನುಮಂತಪ್ಪ ಆಗ್ರಹಿಸಿದರು.



ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಾಲ್ಮೀಕಿ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಹಲವಾರು ವರ್ಷಗಳಿಂದ ವಾಲ್ಮೀಕಿ ಸಮುದಾಯ ಬೆಂಬಲಿಸುತ್ತಾ ಬಂದಿದ್ದು ಸಮುದಾಯದವರ ಬೆಂಬಲದಿಂದ ಕಾಂಗ್ರೆಸ್‌ಗೆ ಅಧಿಕಾರ ಬಂದಿದ್ದು ಸಮುದಾಯದ ಜನಪ್ರಿಯ ನಾಯಕರಾದ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರಿಗೆ ಮಂಡಲದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು. ವಾಲ್ಮೀಕಿ ಸಮುದಾಯದ ಹಿರಿಯ ಶಾಸಕರಾದ ಕೆ.ಎನ್. ರಾಜಣ್ಣ, ಕಂಪ್ಲಿ ಕ್ಷೇತ್ರದ ಗಣೇಶ್, ಬಳ್ಳಾರಿ ಕ್ಷೇತ್ರದ ನಾಗೇಂದ್ರ, ಮಹಿಳಾ ಕೋಟಾದಡಿ ಸಂಡೂರು ಕ್ಷೇತ್ರದ ಶಾಸಕರಾದ ಅನ್ನಪೂರ್ಣಮ್ಮ ತುಕಾರಾಂ ಸಚಿವ ಸ್ಥಾನಗಳನ್ನು ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಮುಖಂಡ ವಿ ಎಸ್ ಎಸ್ ಎನ್ ಅಧ್ಯಕ್ಷ ದಾದಮ್ಮನವರ ಬಸವರಾಜ, ವಾಲ್ಮೀಕಿ ಸಮಾಜದ ಮುಖಂಡರಾದ ಡಿಶ್ ಮಂಜುನಾಥ, ಚಿಂತ್ರಪಳ್ಳಿ ದೇವೇಂದ್ರಪ್ಪ, ಸರೆಗಾರ ಹುಚ್ಚಪ್ಪ,ಸೇರಿದಂತೆ ವಾಲ್ಮೀಕಿ ಸಮಾಜದ ಇತರರು ಇದ್ದರು.

ಫಲಾಪೇಕ್ಷೆ ಇಲ್ಲದೇ ದಾನ-ಧರ್ಮ ಮಾಡಿ



ಕೆಂಭಾವಿ: ಪೂಜೆ, ಪುನಸ್ಕಾರ, ದಾನ-ಧರ್ಮ, ಪರೋಪಕಾರ, ಪರಹಿತವನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಭಕ್ತಿ, ಭಾವದಿಂದ, ಮನಸಾರೆ ಮಾಡಬೇಕು, ಅದು ತೋರಿಕೆಗೆ ಮಾಡಬಾರದೆಂದು ರಮೇಶ ಶಾಸ್ತ್ರಿ ಯಾಳಗಿ ಹೇಳಿದರುಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಧಿಕಾರ, ಅಂತಸ್ತು, ಅಷ್ಟೈಶ್ವರ್ಯ ಇದ್ದರೆ ಸಾಲದು ಅರಿಷಡ್ವರ್ಗಗಳನ್ನು ಮೆಟ್ಟಿ ನಿಲ್ಲಲು ಅರಿವಿನ ಅಮೃತ ಉಣಬಡಿಸುವ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯಲ್ಲಿ ಪಾಲ್ಗೊಂಡಾಗ ಮಾನವ ಜನ್ಮ ಸಾರ್ಥಕ ಎಂದವರು, ಬಚ್ಚಿಟ್ಟು ತಿನ್ನುವುದಕ್ಕಿಂತ ಕಾಗೆ, ಕೋಳಿ, ಇರುವೆಯಂತೆ ಹಂಚಿಕೊಂಡು ತಿನ್ನಬೇಕು, ಹಂಚಿದ ಕೈತುತ್ತು ಬರುವ ಆಪತ್ತುಗಳನ್ನು ದೂರಮಾಡಿ ದೇವ ದರ್ಶನ ಭಾಗ್ಯಕ್ಕೆ ರಹದಾರಿಯಾಗುತ್ತದೆ ಎಂದರು.

ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಷ ಬ್ರ ಚನ್ನಬಸವ ಶಿವಾಚಾರ್ಯರು ಮಾಸಿಕ ಸತ್ಸಂಗ ಆತ್ಮಾನಂದ, ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಿಜ ಆನಂದ ಕರುಣಿಸಿ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಿವಾನುಭವ ಗೋಷ್ಠಿಯ ಸದುಪಯೋಗ ಪಡೆದುಕೊಳ್ಳುವಂತೆ ಆಶಿಸಿದರು.ಶರಣಕುಮಾರ ಯಾಳಗಿ ಹಾಗೂ ಯಮನೇಶ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಮೂಡಿ ಬಂತು. ಸದ್ಭಕ್ತರಾದ ನಿಜಗುಣಿ ವಿಶ್ವಕರ್ಮ, ಅಭಿಷೇಕ್ ಪಾಟೀಲ, ಅವ್ವಣ್ಣ ಮಡಿವಾಳಕರ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಮಹಿಳೆಯರು ಮಕ್ಕಳು ಉಪಸ್ಥಿತರಿದ್ದರು. ಡಾ ಯಂಕನಗೌಡ ಎಸ್ ಪಾಟೀಲ ನಿರೂಪಿಸಿ ವಂದಿಸಿದರು.



ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ಹೂಗುಚ್ಛ ನೀಡಿ ಶುಭಾಶಯಗಳನ್ನು ಕೋರಿದರು.

ಶ್ರೀ ಸತ್ಯನಾರಾಯಣ ಸ್ವಾಮಿ ವಿಶೇಷ ಪೂಜೆ

ಸಿರುಗುಪ್ಪ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೆಂಚನಗುಡ್ಡ ಗ್ರಾಮದ ಶ್ರೀ ವಸುದೇಂದ್ರ ತೀರ್ಥರ ಸನ್ನಿಧಿಯಲ್ಲಿ, ಪರಿಮಳಚಾರ್ಯ ಶ್ರೀ ಗುರುರಾಘವೇಂದ್ರ ಸ್ವಾಮಿ ಮಂತ್ರಾಲಯ ಪಾದಯಾತ್ರೆ ಸಮಿತಿ ವತಿಯಿಂದ ಭಾನುವಾರ, ಅಧಿಕ ಮಾಸ ಹುಣ್ಣಿಮೆ ನಿಮಿತ್ತ 33 ದಂಪತಿಗಳಿಂದ ರಮಾ ಸತ್ಯನಾರಾಯಣ ಸ್ವಾಮಿ ರಥ ವಿಶೇಷ ಪೂಜೆ ನಡೆಯಿತು.

ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿ ಮೂರ್ತಿಗೆ ಗೋಮೂತ್ರ ಮತ್ತು ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ನಡೆದವು. ವಿವಿಧ ಹೂಗಳಿಂದ ಅಲಂಕರಿಸಿರಿದ್ದ 33 ಕಳಸ ಪ್ರತಿಷ್ಠಾಪಿಸಿ ದಂಪತಿಗಳು ಶ್ರದ್ಧಾ ಭಕ್ತಿಯಿಂದ ಪೂಜಿಸಿದರು. ನಂತರ ಮಹಾ ಮಂಗಳಾರತಿ ನಡೆಯಿತು. ನಂತರ ಸಾಮೂಹಿಕ ಭಜನೆ ಹಾಗೂ ಪೂಜೆಯು, ರಥೋತ್ಸವ ವೈಭವವು ಕಣ್ಣಿಗೆ ಹಬ್ಬ ರೀತಿಯಲ್ಲಿ ಕಾಣಿಸಿತು. ಇಡೀ ವಾತಾವರಣ ಭಕ್ತಿಮಯವಾಗಿ ಕಂಗೊಳಿಸಿತು. ಸಿರುಗುಪ್ಪ ನಗರದ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಬೆಳಗ್ಗೆ 400ಕ್ಕೂ ಹೆಚ್ಚು ಭಕ್ತರು ಸಾಮೂಹಿಕ ಪಾದಯಾತ್ರೆ ನಡೆಸಿದರು. ಪರಿಮಳಚಾರ್ಯ ಗುರುರಾಘವೇಂದ್ರ ಸ್ವಾಮಿ ಮಂತ್ರಾಲಯ ಪಾದಯಾತ್ರೆ ಸಮಿತಿಯ ಅಧ್ಯಕ್ಷ ಯಾಡ್ಕಿ ಮಂಜುನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬಿ.ಜೆ.ಮಧುಸೂದನ್ ಶೆಟ್ಟಿ, ಉಪಾಧ್ಯಕ್ಷರಾದ ಜವಳಗೇರಿ ನಾರಾಯಣಶೆಟ್ಟಿ, ದೇವನೂರು ಮರಿಸ್ವಾಮಿ,ರಾಘವೇಂದ್ರ ಅಮಿತ್, ಕಾರ್ಯದರ್ಶಿಗಳಾದ ಚಾಗಿ ರಾಘವೇಂದ್ರ ಶೆಟ್ಟಿ, ಹೊಸಳ್ಳಿ ಮಂಜುನಾಥ್ ಶೆಟ್ಟಿ, ಡಿ.ಶ್ರೀನಿವಾಸ, ಖಜಾಂಜಿ ಎಂ.ಆರ್.ಕೆ.ಸತೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.



ಸಿರುಗುಪ್ಪ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಕೆಂಚನಗುಡ್ಡ ಗ್ರಾಮದ ಶ್ರೀ ವಸುದೇಂದ್ರ ತೀರ್ಥರ ಸನ್ನಿಧಿಯಲ್ಲಿ, ಪರಿಮಳಚಾರ್ಯ ಶ್ರೀ ಗುರುರಾಘವೇಂದ್ರ ಸ್ವಾಮಿ ಮಂತ್ರಾಲಯ ಪಾದಯಾತ್ರೆ ಸಮಿತಿ ವತಿಯಿಂದ ಭಾನುವಾರ, ಅಧಿಕ ಮಾಸ ಹುಣ್ಣಿಮೆ ನಿಮಿತ್ತ 33 ದಂಪತಿಗಳಿಂದ ರಮಾ ಸತ್ಯನಾರಾಯಣ ಸ್ವಾಮಿ ರಥ ವಿಶೇಷ ಪೂಜೆ ನಡೆಯಿತು.

ಚಳವಳಿಗೆ ಸಾಂಸ್ಕೃತಿಕ ಬುನಾದಿ ಹಾಕಿದ ದಾರ್ಶನಿಕ ಹಿರೇಮಠ

ವಿಜಯನಗರ: ರಾಜ್ಯದ ತಳಸಮುದಾಯಗಳ, ಶೋಷಿತ ವರ್ಗಗಳ ಹಾಗೂ ಜನಸಾಮಾನ್ಯರ ಆಚರಣೆಗಳನ್ನು ಮುಂಚೂಣಿಗೆ ತಂದು, ನಮ್ಮ ಸಾಂಸ್ಕೃತಿಕ ಬೇರುಗಳ ಹುಡುಕಿಕೊಡುವ ಮೂಲಕ ಚಳವಳಿಗಳಿಗೆ ಸಾಂಸ್ಕೃತಿಕ ಬುನಾದಿ ಹಾಕಿಕೊಟ್ಟ ದಾರ್ಶನಿಕ ಸಂಶೋಧಕ ಹಿರೇಮಠರು ಎಂದು ನಾಡಿನ ಹಿರಿಯ ಸಾಹಿತಿ ರಹಮತ್ ತರೀಕೆರೆ ಬಣ್ಣಿಸಿದರು.



ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹಾಗೂ ವಿಜಯನಗರ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ವಿಜಯನಗರ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಸ್.ಎಸ್.ಹಿರೇಮಠ ಅವರ ಸಮಗ್ರ ಸಾಹಿತ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಇಂದಿನ ಕಾಲೇಜು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಿನಿಮಾ ನಟರು ಅಥವಾ ಜನಪ್ರಿಯ ಭಾಷಣಕಾರರನ್ನು ಕರೆಸಿ ಸಂಭ್ರಮಿಸಲಾಗುತ್ತದೆ. ಆದರೆ, ಹಿರೇಮಠರು ಮೂರು-ನಾಲ್ಕು ದಶಕಗಳ ಕಾಲ ದುಡಿದ ಕರ್ಮಭೂಮಿಯಲ್ಲೇ ಅವರ ಬೌದ್ಧಿಕ ಹಾಗೂ ವಿದ್ವತ್ತಿಗೆ ಸಂಬಂಧಿಸಿದ ಸುಮಾರು 3,000 ಪುಟಗಳ ಅಪಾರ ಸಂಶೋಧನಾ ಕೃತಿಗಳನ್ನು ಓದುಗ ಲೋಕಕ್ಕೆ ಅರ್ಪಿಸುತ್ತಿರುವುದು ಅತ್ಯಂತ ಸಾರ್ಥಕ ಮತ್ತು ಕಿರೀಟಪ್ರಾಯವಾದ ಸಂಗತಿಯಾಗಿದೆ. ಉತ್ತರ ಭಾರತದ ವೈದಿಕ ಆರ್ಯ ವಲಸಿಗರ ಸಂಸ್ಕೃತಿಯ ದಾಳಿಯಿಂದಾಗಿ ನಮ್ಮದೇ ಆದ ದಕ್ಷಿಣದ ಸಂಸ್ಕೃತಿಗೆ ಒಂದು ರೀತಿಯ ವಿಸ್ಮೃತಿ ಕವಿದಿದೆ. ಆದರೆ ಆಲೂರು ವೆಂಕಟರಾಯರು, ಶಂಭಾ ಜೋಶಿ, ಕೆ. ವಿ. ನಾರಾಯಣ ಅವರ ಸಾಲಿನಲ್ಲಿ ನಿಲ್ಲುವ ಹಿರೇಮಠರು ತಮ್ಮ ಇಡೀ ಸಂಶೋಧನೆಯ ಮೂಲಕ 'ಕರ್ನಾಟಕತ್ವದ ವಿಕಾಸ' ಮತ್ತು ಅದರ ವಿಶಿಷ್ಟ ದ್ರಾವಿಡ್ ಅನನ್ಯತೆಯನ್ನು ಹುಡುಕುವ ದಾರ್ಶನಿಕ ಪ್ರಯತ್ನ ನಡೆಸಿದ್ದರು ಎಂದು ಅವರು ವಿವರಿಸಿದರು. ದಲಿತ ಮತ್ತು ಕೆಳಜಾತಿಗಳಲ್ಲಿ ಇರುವ ನಂಬಿಕೆ-ಆಚರಣೆಗಳು ನಗರೀಕರಣದಿಂದ ನಾಶವಾಗುತ್ತಿರುವ ಈ ಸಂದರ್ಭದಲ್ಲಿ, ಹಿರೇಮಠರು ಹಟ್ಟಿ ಹಬ್ಬ ಹಾಗೂ ಜಾತ್ರೆಗಳೊಳಗಿರುವ ಜೀವಪರ ದರ್ಶನವನ್ನು ಬರಹ ರೂಪದಲ್ಲಿ ನೀಡಿದ್ದಾರೆ ಎಂದು ತರೀಕೆರೆ ಅವರು ಅಭಿಪ್ರಾಯಪಟ್ಟರು.

ಹಿರೇಮಠರು ಒಬ್ಬ ದೃಢ ಮಾರ್ಕ್ಸ್‌ವಾದಿಯಾಗಿದ್ದರು. ಕಾರ್ಲ್ ಮಾರ್ಕ್ಸ್, ಲೆನಿನ್ ಹಾಗೂ ಮುಖ್ಯವಾಗಿ ಬಂಗಾಳದ ವಿದ್ವಾಂಸರಾದ ದೇವಿಪ್ರಸಾದ್ ಚಟ್ಟೋಪಾಧ್ಯಾಯ, ಕೋಸಾಂಬಿ ಮತ್ತು ರೊಮಿಲಾ ಥಾಪರ್ ಅವರ ಆಲೋಚನಾ ಕ್ರಮ ಇವರ ಮೇಲಿತ್ತು. ಅದರ ಜೊತೆಗೆ ಶಂಭಾ ಜೋಶಿಯವರ ಆರಂಭದ ಹಂತದ ಸಂಶೋಧನಾ ಪ್ರಶ್ನೆಗಳನ್ನು ಇಟ್ಟುಕೊಂಡು, ಅದಕ್ಕೆ ದೃಢವಾದ ಉತ್ತರಾಧಿಕಾರಿಯಾಗಿ ಮಾರ್ಕ್ಸ್‌ವಾದಿ ಪರಿಭಾಷೆಯಲ್ಲಿ ಮುಂದುವರಿಸಿದವರು. ಅವರು ಜಾಗತಿಕ ಫಿಲಾಸಫಿಗಳನ್ನು ಸ್ಥಳೀಯ ಬದುಕಿನೊಂದಿಗೆ ಜೋಡಿಸುವ ಅಪೂರ್ವ ಶಕ್ತಿ ಹೊಂದಿದ್ದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹಿರೇಮಠರಿಗೆ ಅತ್ಯಂತ ನಿಕಟವರ್ತಿಯಾಗಿದ್ದ ಹಿರಿಯ ಚಿಂತಕ ರಹಮತ್ ತರೀಕೆರೆ ಅವರು ಎಸ್.ಎಸ್.ಹಿರೇಮಠ ಅವರು ಸಮಗ್ರ ಸಾಹಿತ್ಯ ಸಂಪುಟ ಪುಸ್ತಕ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಮಣಿಪಾಲ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಫಣಿರಾಜ್, ವಿಜಯನಗರ ಮಹಾವಿದ್ಯಾಲಯ ಅಧ್ಯಕ್ಷ ಮಲ್ಲಿಕಾರ್ಜುನ ಎನ್. ಮೆಟ್ರಿ, ಬರಹಗಾರ ಹಾಗೂ ಸಾಮಾಜಿಕ ಹೋರಾಟಗಾರ ಬಿ.ಪೀರ್‌ಭಾಷಾ, ಎಸ್.ಎಸ್.ಹಿರೇಮಠರ ಧರ್ಮಪತ್ನಿ ಯೋಗಿತಾ ಎಸ್.ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಹಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ಸೇರಿದಂತೆ ಸಾಹಿತಿಗಳು, ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಪ್ರಗತಿಪರ ಚಿಂತಕರು ಉಪಸ್ಥಿತರಿದ್ದರು.

ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

ಬಳ್ಳಾರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ.ಖಂಡ್ರೆ ಅವರಿಗೆ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಬೇಕು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಬಿಚ್ಚಗಲ್ ಪಂಚಾಕ್ಷರಪ್ಪ ಅವರು ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ನ ಹಿರಿಯ ನಾಯಕ ಈಶ್ವರ ಬಿ.ಖಂಡ್ರೆ ಅವರು, ಭಾಲ್ಕಿ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಚಿವರಾಗಿ ನೀಡಿದ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ರಾಜ್ಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲ ಸಮುದಾಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸುವ ಮೂಲಕ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದಾರೆ. ಹಿರಿಯ ನಾಯಕ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದರೆ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ. ಹೈಕಮಾಂಡ್ ವರಿಷ್ಠರು ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಕಾರ್ಯಕಾರಣಿ ಸದಸ್ಯ ಅಂಗಡಿ ಶಂಕ್ರಣ್ಣ ಅವರು ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯವು ರಾಜ್ಯದ ಪ್ರಭಲ ಸಮುದಾಯಗಳಲ್ಲಿ ಒಂದಾಗಿದೆ. ನೂತನ ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಹಿಂದಿನ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ 8 ಜನರಿಗೆ ಸಚಿವ ಸ್ಥಾನವನ್ನು ನೀಡಲಾಗಿತ್ತು. ಈ ಬಾರಿ ಕನಿಷ್ಠ 10 ರಿಂದ 11 ಜನರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ನಮ್ಮ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವೀರಶೈವ ತರುಣ ಸಂಘದ ಅಧ್ಯಕ್ಷ ನಂದೀಶ್ ಮಠಂ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಕೋರಿ ವಿರೂಪಾಕ್ಷಪ್ಪ, ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾವತಿ ವೀರೇಶ್, ರಾಜ್ಯ ಕಾರ್ಯಕಾರಣಿ ಸದಸ್ಯ ಕರೆ ಗೌಡ್ರು, ಮುಖಂಡರಾದ ಹಲಕುಂದಿ ವೀರನಗೌಡ, ಮಂಜುನಾಥ್ ಜ.ವಿ., ಶಿವಕುಮಾರ್, ಲಿಂಗರೆಡ್ಡಿ, ಕೋರಿ ಚೆನ್ನಬಸಪ್ಪ, ಗೋನಾಳ ನಾಗಭೂಷಣ್ ಗೌಡ, ಹೊನ್ನನ ಗೌಡ ಇತರರಿದ್ದರು.



ಶಾಲಾ ಪ್ರಾರಂಭೋತ್ಸವ: ಪಾಲಕರ ಸಭೆ

ಗಾದಿಗನೂರು: ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕರ ಸಭೆ ನಡೆಯಿತು.

ಕಾರ್ಯಕ್ರಮದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಂಬಡ್ತಿ ಮುಖ್ಯ ಗುರುಗಳಾದ ಬಿ ವಿರೂಪಜ್ಜ ನವರು, ಶಾಲಾ ಪ್ರಾರಂಭೋತ್ಸವ ಮತ್ತು ಪಾಲಕರ ಸಭೆ ನಡೆಸುವ ಉದ್ದೇಶ ಏನೆಂದರೆ ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದೆ ಎಲ್ಲಾ ಮಕ್ಕಳು ಶಿಕ್ಷಣವನ್ನು ತೆಗೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಈ ಸಭೆಯನ್ನು ಮಾಡಲಾಗುತ್ತದೆ ಎಂದರು.

ಶಾಲಾ ಪ್ರಾರಂಭದ ಮುನ್ನ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪುಸ್ತಕದ ಕೊರತೆ ಸಮವಸ್ತ್ರದ ಕೊರತೆ ಆಗಬಾರದೆಂದು ಸರ್ಕಾರ ಎಲ್ಲಾ ಸವಲತ್ತುಗಳನ್ನು ಕೊಡುವುದರ ಮುಖಾಂತರ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯಬೇಕು ಎನ್ನುವ ಉದ್ದೇಶದಿಂದ ಶಾಲಾ ಪ್ರಾರಂಭದಲ್ಲಿ ಸಮವಸ್ತ್ರ ಪಠ್ಯಪುಸ್ತಕ ಕೊಡುವುದರ ಮುಖಾಂತರ ಹಾಗೂ ಮಧ್ಯಾಹ್ನ ಬಿಸಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. ನಮ್ಮ ಶಾಲೆಯು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲ ಸರ್ಕಾರ ಎಲ್ಲಾ ಸವಲತ್ತುಗಳನ್ನು ಮಾಡುತ್ತಿದೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ತಿಳಿಸಿದರು.

ಶಾಲಾ ಪ್ರಾರಂಭದ ಮುನ್ನ ಊರಿನಲ್ಲಿ ಅಕಾಲಿಕ ಮಳೆಯಿಂದ ಶಾಲಾ ಕೊಠಡಿಗಳಿಗೆ ನೀರು ನುಗ್ಗಿದ್ದು ಶಾಲೆಯ ದಾಖಲಾತಿಗಳು ಹಾಳಾಗಿರುವುದು ಕಂಡು ಬಂದಿದೆ ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಆಗಬಾರದು ಎಂದು ತಿಳಿಸಿದರು. ಶಾಲೆಯಲ್ಲಿ ನೀರು, ವಿದ್ಯುತ್, ಕುಂದು ಕೊರತೆಗಳಿದ್ದು ಅದನ್ನು ಮುಂದಿನ ಒಂದು ವಾರದ ಒಳಗೆ ಸರಿಪಡಿಸಿಕೊಡಬೇಕೆಂದು ಎಸ್‌ಡಿಎಂಸಿ ಅಧ್ಯಕ್ಷರಿಗೆ ತಿಳಿಸಿದರು.

ಎಸ್‌ಡಿಎಂಸಿ ಅಧ್ಯಕ್ಷರಾದ ಕೆ. ಮಲಿಯಪ್ಪ ಮಾತನಾಡಿ, ಶಾಲೆಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೆ ಇದ್ದಲ್ಲಿ ಆದಷ್ಟು ಬೇಗ ಸರಿಪಡಿಸಿ ಕೊಡುತ್ತೇವೆ ಎಂದು ತಿಳಿಸಿದರು. ನೂತನ ಶಾಲಾ ಕಟ್ಟಡ ಊರಿನ ಹೊರ ವಲಯದಲ್ಲಿ ನಿರ್ಮಾಣವಾಗಿದ್ದು ಸರ್ವಿಸ್ ರಸ್ತೆ ಇಲ್ಲದೆ ಕಾರಣಕ್ಕೆ ಇಳಂಬವಾಗಿದ್ದು ಇನ್ನೂ ಕೆಲವು ತಿಂಗಳಗಳಲ್ಲಿ ಸ್ಥಳಾಂತರ ಮಾಡುತ್ತೇವೆ ಎಂದು ಪಾಲಕರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಪಾಲಕರು ಹಾಗೂ ಹಳೆ ವಿದ್ಯಾರ್ಥಿಗಳು ಎಸ್‌ಡಿಎಂಸಿ ಸದಸ್ಯರು ಮತ್ತು ಶಾಲೆಯ ಎಲ್ಲಾ ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.



ಜಮೀರ್ ಅಹಮ್ಮದ್‌ಗೆ ಡಿಸಿಎಂ ಹುದ್ದೆ ನೀಡಿ



ವಿಜಯನಗರ: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಜಯನಗರ ಜಿಲ್ಲೆಯ ಮುಸ್ಲಿಂ ಸಮುದಾಯದ ಮುಖಂಡರು ಒಕ್ಕೋರಲಾಗಿ ಒತ್ತಾಯಿಸಿದ್ದಾರೆ.

ಅಂಜುಮನ್ ಕಮಿಟಿ ಮಾಜಿ ಸದಸ್ಯ ಹಾಗೂ ಪದಾಧಿಕಾರಿಗಳಾದ ನ್ಯಾಯವಾದಿ ಕೋತ್ವಾಲ್ ಮೊಹಮ್ಮದ್ ಮೌಸೀನ್, ಮುಶೀರ್ ಅಹಮ್ಮದ್, ಮೊಹಮ್ಮದ್ ಗೌಸ್, ಎಸ್.ಅಬ್ದುಲ್ ಗಫೂರ್, ಪಿ.ಅನ್ಸರ್ ಬಾಷಾ, ಜಿ.ಎ.ರಸೂಲ್ ಮತ್ತಿತರರು ಹೊಸಪೇಟೆ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಜಂಟಿಯಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಅವರು ಕೇವಲ ಮುಸ್ಲಿಂ ಸಮುದಾಯಕ್ಕೆ ಸೀಮಿತರಾಗದೇ, ಎಲ್ಲ ಧರ್ಮ, ಜಾತಿ ಹಾಗೂ ಸಮುದಾಯಗಳ ಪರ ಕಾಳಜಿ ಉಳ್ಳವರಾಗಿದ್ದು, ರಾಜ್ಯದ ಜ್ಯಾತ್ಯಾತೀತ ನಾಯಕರಲ್ಲಿ ಒಬ್ಬರಾಗಿ ಜನಪ್ರಿಯತೆ ಗಳಿಸಿದ್ದಾರೆ.

ರಾಜ್ಯದಲ್ಲಿ 80 ಲಕ್ಷಕ್ಕಿಂತ ಅಧಿಕ ಜನ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ ಸದಾ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ.

ಸಕಾರದ ಉನ್ನತ ಮಟ್ಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಹೊಸಪೇಟೆ ಮುಸ್ಲಿಂ ಸಮುದಾಯದ ಪ್ರಮುಖರಾದ ಮೊಹಮ್ಮದ್ ಅಬೂಬಕರ್, ಫಿರೋಜ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಎಸ್. ಸಣ್ಣಮೈಲಪ್ಪಗೆ ಸನ್ಮಾನ

ಹೂವಿನಹಡಗಲಿ: ಎಸ್. ಸಣ್ಣಮೈಲಪ್ಪ ತಮ್ಮ ಸರ್ಕಾರಿ ಸೇವಾ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ. ಕೊಟ್ರಗೌಡ ಅಭಿಮತ ವ್ಯಕ್ತಪಡಿಸಿದರು.

ಪಟ್ಟಣದ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಈಚೆಗೆ ನಿವೃತ್ತಿ ಹೊಂದಿದ ಶಾಲಾ ಶಿಕ್ಷಣ ಇಲಾಖೆ ಕಚೇರಿ ಸಿಬ್ಬಂದಿ ಎಸ್ ಸಣ್ಣಮೈಲಪ್ಪ ರವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗೌರವ ಸನ್ಮಾನ ನೆರವೇರಿಸಿ ಶುಭ ಹಾರೈಸಿದರು.

ಸರ್ಕಾರಿ ನೌಕರರು ತಮ್ಮ ಇಲಾಖೆಯ ಕೆಲಸಗಳನ್ನು ಸರ್ಕಾರದ ನಿಯಮಾವಳಿಗಳ ಪ್ರಕಾರ ಅಚ್ಚುಕಟ್ಟಾಗಿ ಮಾಡುವರು. ಅದರಲ್ಲೂ ಶಾಲಾ ಶಿಕ್ಷಣ ಇಲಾಖೆಯ ಸಿಬ್ಬಂದಿ ಎಸ್ ಸಣ್ಣಮೈಲಪ್ಪ ತಮ್ಮ ಸರಳತೆ ಸಹೃದಯತೆ ಸ್ನೇಹ ತಾಳ್ಮೆಯಿಂದ ಶಿಕ್ಷಕರಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು.

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ಕೆ, ಕ್ಷೇತ್ರ ಸಮನ್ವಯಾಧಿಕಾರಿ ಎ. ಕೋಟೆಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ವೀರಣ್ಣನಾಯ್ಕ, ಗಾದಿಲಿಂಗಪ್ಪ, ಪರಶುರಾಮ, ಚಂದ್ರಶೇಖರ, ಕೆ. ಮಾದೇಶ್ವರ, ದುಶ್ಯಂತ್, ಸಿ. ಚಂದ್ರಪ್ಪ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಿ. ಜಗದೀಶ್, ಉಪಾಧ್ಯಕ್ಷೆ ಎನ್.ಡಿ. ರೇಖಾ, ಉಪನ್ಯಾಸಕ ಬಸೆಟ್ಟಿ ಪ್ರಕಾಶ್, ತಾಲೂಕು ದೈಹಿಕ ಪರಿವೀಕ್ಷಕ ರಫಿ ಅಹಮದ್ ಖವಾಸ್, ಇಸಿಒ ಮಿಟ್ಯಾನಾಯ್ಕ್, ಪಟ್ಟಣ ಸಿಆರ್‌ಪಿ ವೀರೇಶ್ ಬಗಲಿ, ಕಚೇರಿಯ ಪರಮೇಶ್ವರನಾಯ್ಕ್, ಮಂಜುನಾಥ ಗೌಡ, ಸಿದ್ದೇಶ್ ಇತರರು ಇದ್ದರು.



ಜೂ.5ರಂದು ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ: ಶಾಸಕ ಚವ್ಹಾಣ

ಬೀದರ್: ಔರಾದ(ಬಿ) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗಾಗಿ ಜೂ. 5ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ತಾಲೂಕಿನ 3 ಟಾಪರ್‌ಗಳಿಗೆ ನಗದು ಬಹುಮಾನವಿದ್ದು, ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 21,000, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ 11,000 ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ 7,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುತ್ತದೆ. ಇದರೊಂದಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಔರಾದ ಹಾಗೂ ಕಮಲನಗರ ತಾಲ್ಲೂಕುಗಳ ಎಲ್ಲ ವಿದ್ಯಾರ್ಥಿಗಳನ್ನು ಉಡುಗೊರೆಯೊಂದಿಗೆ ಸನ್ಮಾನಿಸಲಾಗುವುದು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಿದ ಅವರ ತಂದೆ-ತಾಯಿ ಹಾಗೂ ಶಾಲೆಗಳ ಮುಖ್ಯಗುರುಗಳು, ಶೇ.100 ಫಲಿತಾಂಶ ಪಡೆದ ಶಾಲೆಗಳ ಮುಖ್ಯಗುರುಗಳು ಮತ್ತು ಶಿಕ್ಷಕರಿಗೂ ಸಹ ಇದೇ ಸಂದರ್ಭದಲ್ಲಿ ಗೌರವಿಸಲಾಗುವುದೆಂದು ಹೇಳಿದ್ದಾರೆ.



ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಹಾಗೂ ಶಿಕ್ಷಕರ ಕಾರ್ಯಕ್ಷಮತೆಯನ್ನು ಹೆಚ್ಚಿಸಿ ಶೈಕ್ಷಣಿಕ ಫಲಿತಾಂಶ ಸುಧಾರಿಸುವ ಉದ್ದೇಶದಿಂದ 2009ರಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸನ್ಮಾನಿಸುತ್ತಾ ಬರುತ್ತಿದ್ದೇನೆ. ಅದರಂತೆ ಈ ವರ್ಷವೂ ಕೂಡ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ 900 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲೆಗಳ ಮುಖ್ಯಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶಾಸಕರು ಮನವಿ ಮಾಡಿದ್ದಾರೆ.

ಶಾಲಾ ಪ್ರಾರಂಭೋತ್ಸವ: ಔರಾದ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜೂನ್ 1ರಂದು ಸ್ವರಸ್ವತಿಯ ಪ್ರತಿಮೆಗೆ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಪೂಜೆ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಹೂಮಳೆ ಸುರಿಸುವ ಮೂಲಕ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಕ್ಷೇತ್ರ ಶಿಕ್ಷಣಾಧಿಕಾರಿ ವಾಗಂಬರ ಗಾಯಕವಾಡ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧೂಳಪ್ಪ ಮಳೆನೂರ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಶಿಕ್ಷಕರ ಸಂಘದ ಪಂಢರಿ ಆಡೆ, ಸೂರ್ಯಕಾಂತ ಬಿರಾದಾರ, ವಿಶ್ವನಾಥ ಬಿರಾದಾರ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಓಂಪ್ರಕಾಶ ದಡ್ಡೆ, ಆದರ್ಶ ವಿದ್ಯಾಲಯ ಪ್ರಾಂಶುಪಾಲ ಇನಾಯತ ಅಲಿ ಸೌದಾಗರ್, ಎಸ್ಡಿಎಂಸಿ ಅಧ್ಯಕ್ಷರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖ್ಯಗುರುಗಳು ಹಾಗೂ ಇತರರರು ಉಪಸ್ಥಿತರಿದ್ದರು. ಡಾ.ಶಾಲಿವಾನ್ ಉದಗೀರೆ ನಿರೂಪಿಸಿ ವಂದಿಸಿದರು.

ಯರಗೋಳ, ಹೋರುಂಚಾದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಯಾದಗಿರಿ: ರಾಜ್ಯದಲ್ಲಿ ಅಧಿಕಾರ ನಡೆಸಿದ ಮೂರು ಜನ ಮುಖ್ಯಮಂತ್ರಿಗಳು ತಮ್ಮ ಜನಪರ ಆಡಳಿತದಿಂದ ಜನ ಮಾನಸದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಗುರಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ತಿಳಿಸಿದರು.



ಸೋಮವಾರ ಮತಕ್ಷೇತ್ರದ ಹೋರುಂಚಾ ಹಾಗೂ ಯರಗೋಳ ಗ್ರಾಮದಲ್ಲಿ ಕೆಕೆಆರ್ ಡಿಬಿಯ ಮೈಕ್ರೋ ಎಸ್.ಸಿಪಿ ಯೋಜನೆಯಡಿ ಥಾವರು ನಾಯಕ ತಾಂಡಾದಿಂದ ತಾನು ನಾಯಕ ತಾಂಡಾವರೆಗೆ ಮುಖ್ಯ ರಸ್ತೆ 4 ಕೋಟಿ ರೂ.ವೆಚ್ಚದಲ್ಲಿ ಡಾಂಬರೀಕರಣ ಹಾಗೂ ಹೋರುಂಚಾ ಗ್ರಾಮದಲ್ಲಿ ನಡುವಿನ ತಾಂಡಾದಿಂದ ಯಡ್ಡಳ್ಳಿ ಗ್ರಾಮದ ಹರಿಜನವಾಡಾದ ವರೆಗೆ 3 ಕೋಟಿ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರ ಸಾಲಮನ್ನಾ, ಜನತಾ ದರ್ಶನ, ಗ್ರಾಮ ವಾಸ್ತವ್ಯ ಹಾಗೂ ಸುವರ್ಣ ಗ್ರಾಮದಂಥ ಮಹತ್ವದ ಯೋಜನೆ ಜಾರಿಗೊಳಿಸುವ ಮೂಲಕ ಜನ ಮೆಚ್ಚುಗೆ ಗಳಿಸಿದ್ದಾರೆ. ಬಿ.ಎಸ್.ವೈ ಅವರು, ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಯೋಜನೆ ತಂದು ಅನುಕೂಲ ಮಾಡಿಕೊಟ್ಟರು. ಇನ್ನೂ ಸಿದ್ದರಾಮಯ್ಯನವರು ಅನೇಕ ಭಾಗ್ಯಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ ಎಂದು ಬಣ್ಣಿಸಿದರು.

ರಾಜ್ಯ ಸರ್ಕಾರದ ನೂತನ ಆಡಳಿತದ ಚುಕ್ಕಾಣಿ ಹಿಡಿಯಲಿರುವರು ಈ ಮೂರು ನಾಯಕರ ಕಾರ್ಯಕ್ರಗಳನ್ನು ಆದರ್ಶವಾಗಿ ಇಟ್ಟುಕೊಂಡು ಆಡಳಿತ ನಡೆಸಬೇಕು. ಅಲ್ಲದೆ ಇಕ ಮೂರು ಜನ ಮುಖ್ಯಮಂತ್ರಿಗಳು ನಾಡಿನ ಜನರ ಭಾವನೆ ಅರ್ಥಮಾಡಿಕೊಂಡು ಡೆವಲಪಮೆಂಟ್ ಪಾಲಿಟಿಕ್ಸ್ ಮಾಡಿದ್ದಾರೆ ಎಂದರು.

ಉತ್ತರಾಧಿಮಠದಪಂ.ಸತ್ಯಬೋಧಾಚಾರ್ಯ ಘಟಾಲಿ ಮಾತನಾಡಿದರು. ಈ ವೇಳೆ ಲೋಕೋಪಯೋಗಿ ಇಲಾಖೆ ಎಇಇ ಪರಶುರಾಮ, ತಾಪಂ ಎಡಿ ರಾಮಚಂದ್ರ, ಕಂದಾಯ ನಿರೀಕ್ಷಕ ರಾಜಶೇಖರ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಮುಖಂಡರಾದ ಭೋಜನಗೌಡ ಯಡ್ಡಳ್ಳಿ, ರವಿ ಪಾಟೀಲ್ ಬಸ್ಸಣ್ಣ ದೇವರಳ್ಳಿ, ಶಂಕ್ರಪ್ಪ ದಿಬ್ಬಾ, ಶಿವಣ್ಣ ಹಿರಿಕೇರಾ, ಶಿವು ಭೀಮನಳ್ಳಿ, ಮಾರ್ಥಂಡ ಯರಗೋಳ, ಸಿದ್ದಪ್ಪ ಹೋರುಂಚಾ, ಮಜಾಯಿದ್ ಸೇಠ್, ಮಲ್ಲನಗೌಡ ಹೋರುಂಚಾ, ರಾಜುಗೌಡ ಚಾಮನಳ್ಳಿ,ಗುರು ಅಲ್ಲಿಪುರ ತಾಂಡಾ, ಸಾಬಣ್ಣಾ ಹೋರುಂಚಾ, ಹಂಪಯ್ಯಾ ಅಲ್ಲಿಪುರ, ದೇವಪ್ಪ ವಡ್ನಳ್ಳಿ, ಸಿದ್ದಲಿಂಗರಡ್ಡಿ ಅರಿಕೇರಾ, ರಾಘವೇಂದ್ರ ವಡ್ನಳ್ಳಿ, ನಾಗರಾಜ ಮಲಕಪನಳ್ಳಿ, ಮರೆಪ್ಪ ಚಡಬನೂರ, ಗುತ್ತಿಗೆದಾರ ಸಿದ್ದಪ್ಪಗೌಡ ಕಾಳೆಬೆಳಗುಂದಿ ಇದ್ದರು.

ಜನತೆಗೆ ಉತ್ತಮ ಆಡಳಿತ ನೀಡಲಿ

ಮುಂದಿನ ಮುಖ್ಯಮಂತ್ರಿಗಳು ಸೆಟಲ್ ಮೆಂಟ್ ಪಾಲಿಟಿಕ್ಸ್ ಮಾಡದೆ ಡೆವಲಪಮೆಂಟ್ ಪಾಲಿಟಿಕ್ಸ್ ಮಾಡುವ ಮೂಲಕ ಜನತೆಗೆ ಉತ್ತಮ ಆಡಳಿತ ನೀಡಲಿ ಎಂದು ಶಾಸಕ ಶರಣಗೌಡ ಕಂದಕೂರ ನೂತನ ಮುಖ್ಯಮಂತ್ರಿಯಾಗಲಿರುವ ಡಿ.ಕೆ.ಶಿವಕುಮಾರ ಅವರಿಗೆ ಶುಭ ಹಾರೈಸಿದರು.